ಬುಧವಾರ, ಡಿಸೆಂಬರ್ 22, 2021 | ₹ 6.00
www.prajavani.net

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

/prajavani.net @prajavani /prajavani http://bit.ly/Prajavani

ಪ್ರತಿಭಟನಾ ಮೆರವಣಿಗೆ

ಲಖಿಂಪುರ ಖೇರಿ ಹತ್ಯಾಕಾಂಡ ಪ್ರಕರಣದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನವದೆಹಲಿಯ ಸಂಸತ್ತಿನ ಆವರಣದಲ್ಲಿ ಮಂಗಳವಾರ ಪ್ರತಿಪಕ್ಷಗಳ ಸಂಸದರು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಸಂಸದೆಯೊಬ್ಬರು ಭಿತ್ತಿಫಲಕ ಪ್ರದರ್ಶಿಸಿದರು



ಶಿವಮೊಗ್ಗದಲ್ಲಿ ದಕ್ಷಿಣ ಭಾರತದ ಮೊದಲ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ

‘ವಿವಿಗಳಿಲ್ಲದ ಜಿಲ್ಲೆಗಳಲ್ಲಿ ಹೊಸ ವಿವಿ ಸ್ಥಾಪಿಸಿ’

ಪ್ರಜಾವಾಣಿ ವಾರ್ತೆ

ಬೆಳಗಾವಿ (ಸುವರ್ಣ ವಿಧಾನಸೌಧ): ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ನಾಲ್ಕು ಮಸೂದೆಗಳಿಗೆ ವಿಧಾನಸಭೆಯಲ್ಲಿ ಮಂಗಳವಾರ ಒಪ್ಪಿಗೆ ನೀಡಲಾಯಿತು.

ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಮಸೂದೆ- 2021 ಮಂಡಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ‘ದಕ್ಷಿಣ ಭಾರತದಲ್ಲಿ ಆಯುಷ್ ವಿಶ್ವವಿದ್ಯಾಲಯ ಇರಲಿಲ್ಲ. ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತಿದ್ದು, ದಕ್ಷಿಣ ಭಾರತದ ಮೊದಲ ವಿವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ವಿವಿ ಸ್ಥಾಪನೆಗೆ ₹20 ಕೋಟಿ ಮೀಸಲಿಡಲಾಗಿದೆ’ ಎಂದರು.

ಕಾಂಗ್ರೆಸ್‌ನ ಡಾ.ರಂಗನಾಥ್, ’ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿ ದಶಕಗಳೇ ಕಳೆದಿದೆ. ಆ ವಿಶ್ವವಿದ್ಯಾಲಯಕ್ಕೆ ಕ್ಯಾಂಪಸ್ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಮೊದಲು ಆ ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯ ನೀಡಲು ಆದ್ಯತೆ ನೀಡಬೇಕಿತ್ತು‘ ಎಂದರು.

ಕಾಂಗ್ರೆಸ್‌ನ ಪ್ರಿಯಾಂಕ್ ಖರ್ಗೆ, ’ರಾಜ್ಯದಲ್ಲಿ ಮೂರು ವರ್ಷಗಳಿಂದ ಸಾಂಕ್ರಾಮಿಕ ಕಾಯಿಲೆ ಇದೆ. ಇಂತಹ ಸಂದರ್ಭದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯ ಇರಲಿಲ್ಲ‘ ಎಂದರು.

ಜೆಡಿಎಸ್‌ನ ಬಂಡೆಪ್ಪ ಕಾಶೆಂಪೂರ, ’ನಮ್ಮ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಇಲ್ಲ. ಆಯುಷ್ ವಿವಿಯನ್ನು ಬೀದರ್ ಜಿಲ್ಲೆಯಲ್ಲಿ ಸ್ಥಾಪಿಸಬೇಕು‘ ಎಂದರು. ಉಪಸಭಾಧ್ಯಕ್ಷ ಆನಂದ ಮಾಮನಿ, ‘ಬೆಳಗಾವಿಯಲ್ಲಿ ಈ ವಿಶ್ವವಿದ್ಯಾಲಯ ಸ್ಥಾಪಿಸಬೇಕು’ ಎಂದು ಕೋರಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯ ಇಲ್ಲ. ವಿಶ್ವವಿದ್ಯಾಲಯ ಸ್ಥಾಪಿಸುವಾಗ ನಮ್ಮ ಜಿಲ್ಲೆಗೆ ಆದ್ಯತೆ ನೀಡಬೇಕಿತ್ತು’ ಎಂದು ಕಿವಿಮಾತು ಹೇಳಿದರು.

‘ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಾಗುವ ವಿಶ್ವವಿದ್ಯಾಲಯಗಳೇ ಇಲ್ಲದ ಜಿಲ್ಲೆಗಳ ಕಡೆಗೆ ಗಮನ ಹರಿಸಬೇಕು. ಈ ಮೂಲಕ ಪ್ರಾದೇಶಿಕ ಅಸಮತೋಲನ ಸರಿಪಡಿಸಬೇಕು’ ಎಂದೂ ಸಲಹೆ ನೀಡಿದರು.

ಕೈಗಾರಿಕೆಗಳ ತೆರಿಗೆ ಇಳಿಕೆಯ ಮಸೂದೆ: ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಉತ್ತೇಜಿಸಲು ಪಾಲಿಕೆಗಳು ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕೈಗಾರಿಕಾ ಕಟ್ಟಡಗಳಿಗೆ ವಿಧಿಸಬೇಕಾದ ಸ್ವತ್ತು ತೆರಿಗೆಗೆ ಪ್ರತ್ಯೇಕ ದರ ನಿಗದಿ ಮಾಡುವ ‘ಕರ್ನಾಟಕ ನಗರ ಪಾಲಿಕೆಗಳ ಮತ್ತು ಕೆಲವು ಇತರ ಕಾನೂನು ಮಸೂದೆ’ಗೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ನೀಡಲಾಯಿತು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಾತನಾಡಿ, ‘ಕೈಗಾರಿಕಾ ಆಸ್ತಿ ತೆರಿಗೆಯನ್ನು ವಾಣಿಜ್ಯ ಕಟ್ಟಡಗಳಿಗಿಂತ ಕಡಿಮೆ ವಿಧಿಸಿದರೆ ನಗರ ಸ್ಥಳೀಯ ಸಂಸ್ಥೆಗಳಿಗೆ ಹೊರೆಯಾಗುವ ಹೆಚ್ಚಿನ ಆಸ್ತಿ ತೆರಿಗೆ ಸಂಗ್ರಹವಾಗುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಇದರಿಂದ ಸ್ವಂತ ಸಂಪನ್ಮೂಲಗಳನ್ನು ಹೆಚ್ಚಿಸಿಕೊಂಡು ಮೂಲಸೌಕರ್ಯಗಳನ್ನು ಒದಗಿಸಲು ಈ ಕಾಯ್ದೆ ಸಹಕಾರಿಯಾಗಲಿದೆ’ ಎಂದರು.

‘ವಾಣಿಜ್ಯ ಕಟ್ಟಡಗಳ ಮೂಲ ದರ ಶೇ 0.5 ಕ್ಕಿಂತ ಕಡಿಮೆ ಇರುವಂತೆ, ಶೇ 3 ಕ್ಕಿಂತ ಹೆಚ್ಚಿಲ್ಲದಂತೆ, ವಾಣಿಜ್ಯೇತರ ಕಟ್ಟಡಗಳಿಗೆ ಕಟ್ಟಡದ ಮೂಲ ದರ ಶೇ 0.02 ಕ್ಕಿಂತ ಕಡಿಮೆ ಇಲ್ಲದಂತೆ ಹಾಗೂ ಶೇ 1.5 ಕ್ಕಿಂತ ಹೆಚ್ಚಿಲ್ಲದಂತೆ ನಿಗದಿ ಮಾಡಲಾಗಿದೆ. ಖಾಲಿ ಭೂಮಿಗಳಿಗೆ ಮೂಲ ಬೆಲೆಯ ಶೇ 0.2 ಕ್ಕಿಂತ ಕಡಿಮೆ ಇಲ್ಲದಂತೆ ಹಾಗೂ ಶೇ 0.5 ಕ್ಕಿಂತ ಹೆಚ್ಚಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆಯನ್ನು ನಿಗದಿಪಡಿಸಲು ಅವಕಾಶ ನೀಡಲಾಗಿದೆ’ ಎಂದರು.

ಪಿಯುಸಿ ಉಪನ್ಯಾಸಕರ ವರ್ಗಾವಣೆಗೆ ಅವಕಾಶ

ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರ ವರ್ಗಾವಣೆಗೆ ಅವಕಾಶ ನೀಡುವ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೇ ತಿದ್ದುಪಡಿ) ಮಸೂದೆ’ಗೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.

‘2018-19ರಲ್ಲಿ ಕಡ್ಡಾಯ ವರ್ಗಾವಣೆಯಾಗಿ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಖಾಲಿ ಹುದ್ದೆಗಳ ಲಭ್ಯತೆ ಆಧರಿಸಿ ಅವರು ಕಾರ್ಯನಿರ್ವಹಿಸುತ್ತಿರುವ ಜ್ಯೇಷ್ಠತಾ ಘಟಕದೊಳಗೆ ಒಂದು ಬಾರಿ ವರ್ಗಾವಣೆಯ ಸ್ಥಳ ಆಯ್ಕೆ ಮಾಡಲು ಕೂಡಾ ಅವಕಾಶ ನೀಡಲಾಗಿದೆ ಎಂದು ಮಸೂದೆಯಲ್ಲಿದೆ.

50 ವರ್ಷ ಮೀರಿದವರು, ಗರ್ಭಿಣಿಯರು, ಅಂಗವಿಕಲರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡುವ ಪ್ರಸ್ತಾವ ಮಸೂದೆಯಲ್ಲಿದೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಕೆಳದಿ ಶಿವಪ್ಪ ನಾಯಕ ವಿವಿ: ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಹೆಸರನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ ಎಂಬುದಾಗಿ ಮರುನಾಮಕರಣ ಮಾಡುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ- 2021’ಕ್ಕೆ ಒಪ್ಪಿಗೆ ನೀಡಲಾಯಿತು.

ಸುದ್ದಿ 2 ನಿಮಿಷ

ಅಬಕಾರಿ ಆದಾಯ ಹೆಚ್ಚಳಕ್ಕೆ ಒತ್ತಡ ಬೇಡ: ಕಾಗೇರಿ ಮನವಿ

ಬೆಳಗಾವಿ: ಅಬಕಾರಿ ಆದಾಯವನ್ನು ಹೆಚ್ಚಿಸಲು ಹಣಕಾಸು ಇಲಾಖೆಯವರು ಒತ್ತಡ ಹೇರಬಾರದು. ಒತ್ತಡ ಹೇರಿದರೆ ಹಳ್ಳಿಗಳಲ್ಲಿ ಮದ್ಯದಂಗಡಿ ತಲೆ ಎತ್ತಿ ಸಮಸ್ಯೆ ಸೃಷ್ಟಿಯಾಗಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಈ. ತುಕಾರಾಂ ಪ್ರಶ್ನೆಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಉತ್ತರಿಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಕಾಗೇರಿ, ‘ಹಣಕಾಸು ಇಲಾಖೆಯ ಅಧಿಕಾರಿಗಳ ಧೋರಣೆಯಿಂದ ಗ್ರಾಮೀಣ ಜನರ ಜೀವ ಹಾಳಾಗುತ್ತಿದೆ. ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಕನಿಷ್ಠ 4 ದಿನ ಹಳ್ಳಿಗಳಲ್ಲಿ ವಾಸ್ತವ್ಯ ಮಾಡಬೇಕು. ಆಗ ನೈಜ ಸಮಸ್ಯೆ ಅರಿವಾಗುತ್ತದೆ. ಆಗ ಅಬಕಾರಿ ಆದಾಯ ಹೆಚ್ಚಿಸಲು ಒತ್ತಡ ಹೇರುವುದು ನಿಲ್ಲಲಿದೆ’ ಎಂದರು.



ಗುತ್ತಿಗೆದಾರರು ಹೇಳಿದಂತೆ ನಡೆಯುತ್ತಿರಾ: ರಾಮಸ್ವಾಮಿ ಪ್ರಶ್ನೆ

ಬೆಳಗಾವಿ: ‘ಗುತ್ತಿಗೆದಾರರು ಹೇಳಿದಂತೆ ಸರ್ಕಾರ ನಡೆಯುತ್ತಿದೆಯೇ’ ಎಂದು ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಮಂಗಳವಾರ ಕಟುವಾಗಿ ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ರಾಮಸ್ವಾಮಿ ಪ್ರಶ್ನೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು, ’ಅರಕಲಗೂಡು ಕ್ಷೇತ್ರದ ಮಲ್ಲಿಪಟ್ಟಣ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು 2022ರ ಮೇ ಒಳಗೆ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಒಪ್ಪಿ ಪರಿಷ್ಕೃತ ಪಟ್ಟಿ ಸಲ್ಲಿಸಿದ್ದಾರೆ‘ ಎಂದರು. ಈ ಮಾತಿನಿಂದ ಅಸಮಾಧಾನಗೊಂಡ ರಾಮಸ್ವಾಮಿ, ’ಸರ್ಕಾರ ಹೇಳಿದಂತೆ ಗುತ್ತಿಗೆದಾರರು ಕೇಳಬೇಕಲ್ಲ‘ ಎಂದು ಪ್ರಶ್ನಿಸಿದರು.

ಪರಿಶಿಷ್ಟ ಜಾತಿಯ ಶಾಸಕರ ಧರಣಿ

ಪ್ರಜಾವಾಣಿ ವಾರ್ತೆ

ಬೆಳಗಾವಿ: ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಸಮಿತಿ ವರದಿಯ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಪರಿಶಿಷ್ಟ ಜಾತಿಯ ಶಾಸಕರು ವಿಧಾನಸಭೆಯಲ್ಲಿ ಮಂಗಳವಾರ ಧರಣಿ ನಡೆಸಿದರು.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ಪಿ. ರಾಜೀವ್ ಅವರು ಸುಳ್ಳು ಜಾತಿ ಪ್ರಮಾಣಪತ್ರ ವಿಷಯ ಪ್ರಸ್ತಾಪಿಸದಂತೆ ಕೆಲವರು ಬೆದರಿಕೆ ಒಡ್ಡಿದ್ದಾರೆ. ಇದರಿಂದ ನನ್ನ ಹಕ್ಕುಚ್ಯುತಿ ಆಗಿದೆ ಎಂದು ಗಮನ ಸೆಳೆದರು. ಸುಳ್ಳು ಜಾತಿ ಪ್ರಮಾಣಪತ್ರ ವಿಷಯದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್‌ನ ಸದಸ್ಯರು ಕೋರಿದರು. ’ಇದು ಹಕ್ಕುಚ್ಯುತಿಗೆ ಸಂಬಂಧಿಸಿದ ವಿಷಯ. ನೀವು ಪ್ರಸ್ತಾಪಿಸುತ್ತಿರುವುದು ಬೇರೆ ವಿಷಯ‘ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದರು. ಈ ವೇಳೆ, ಮನವಿ ಸಲ್ಲಿಸಿ ಎಳೆಂಟು ದಿನ ಕಳೆದರೂ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಸದಸ್ಯರು ಧರಣಿ ನಡೆಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ’ನಾಗಮೋಹನದಾಸ್ ಸಮಿತಿ ವರದಿಯ ಪರಾಮರ್ಶೆಗೆ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಈ ನಡುವೆ, ಪರಿವಾರ ಹಾಗೂ ತಳವಾರ ಜನಾಂಗವನ್ನು ಎಸ್‌ಟಿಗೆ ಸೇರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕಿದೆ. ಈ ವಿಷಯದ ಬಗ್ಗೆ ಚರ್ಚಿಸಲು ಸದಸ್ಯರು ಮುಂದಾಗಿದ್ದಾರೆ‘ ಎಂದರು. ವಿಶ್ವೇಶ್ವರ ಹೆಗಡೆ ಕಾಗೇರಿ, ’ಅಜೆಂಡಾದಲ್ಲಿ ಬರಲಿದೆ‘ ಎಂದರು.

ಸಿದ್ದರಾಮಯ್ಯ, ’ಬುಧವಾರದ ಅಜೆಂಡಾದಲ್ಲಿ ಈ ವಿಷಯ ಬರಲಿದೆ. ಧರಣಿ ಕೈಬಿಡಿ‘ ಎಂದು ಸೂಚಿಸಿದರು. ಬಳಿಕ ಸದಸ್ಯರು ಧರಣಿ ಕೈಬಿಟ್ಟರು.



ಚಳಿಗಾಲದ ಅಧಿವೇಶನ ನಡೆಯುತ್ತಿರುವ ಬೆಳಗಾವಿಯ ಸುವರ್ಣ ವಿಧಾನಸೌಧದ ಹೊರಭಾಗದಲ್ಲಿ ಮಹಿಳಾ ಕಾರ್ಮಿಕರು ಮಂಗಳವಾರ ಕಳೆ ತೆಗೆಯುತ್ತಿದ್ದರು ಪ್ರಜಾವಾಣಿ ಚಿತ್ರ/ ರಂಜು ಪಿ

ಡ್ರಗ್ಸ್: ಈ ವರ್ಷ 4,965 ಪ್ರಕರಣ

ಪ್ರಜಾವಾಣಿ ವಾರ್ತೆ

ಬೆಳಗಾವಿ: ಈ ವರ್ಷ ನವೆಂಬರ್ ಅಂತ್ಯದವರೆಗೆ ಡ್ರಗ್ಸ್‌ಗೆ ಸಂಬಂಧಿಸಿ 4,965 ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸುಕುಮಾರ ಶೆಟ್ಟಿ ಬಿ.ಎಂ. ಅವರ ಪ್ರಶ್ನೆಗೆ, ’2018ರಲ್ಲಿ 1030, 2019ರಲ್ಲಿ 1661, 2020ರಲ್ಲಿ 4062 ಪ್ರಕರಣಗಳನ್ನು ದಾಖಲಿಸಲಾಗಿತ್ತು‘ ಎಂದು ವಿವರಿಸಿದರು.

ಮತಾಂತರ ಕಾಯ್ದೆ ಏನು ಎತ್ತ?

ಪ್ರಜಾವಾಣಿ ವಾರ್ತೆ

ಬೆಳಗಾವಿ: ಮತಾಂತರ ಆಗಿರುವ ಅಥವಾ ಮಾಡಿರುವ ಬಗ್ಗೆ ರಕ್ತಸಂಬಂಧಿಗಳಲ್ಲದೇ ಸಹವರ್ತಿ ಅಥವಾ ಸಹೋದ್ಯೋಗಿಯಾದವರೂ ದೂರು ಕೊಡಲು ಸರ್ಕಾರ ಮಂಡಿಸಿರುವ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಸಚಿವ ಸಂಪುಟ ಸಭೆಗೆ ಮಂಡಿಸಿದ್ದ ಕರಡು ಮಸೂದೆಯಲ್ಲಿ ರಕ್ತಸಂಬಂಧಿ ಅಥವಾ ಮದುವೆಯಾದವರು ದೂರು ಸಲ್ಲಿಸಲು ಅವಕಾಶ ಇತ್ತು. ಅದನ್ನು ಅಧಿಕೃತ ಮಸೂದೆಯಲ್ಲಿ ಬದಲಾಯಿಸಲಾಗಿದೆ.

ಮತಾಂತರಕ್ಕೆ 60 ದಿನಗಳ ಮುನ್ನ ಅರ್ಜಿ ಸಲ್ಲಿಸಬೇಕೆಂಬ ಷರತ್ತನ್ನು 30 ದಿನಗಳಿಗೆ ಇಳಿಸಲಾಗಿದೆ. ಹಾಗೆಯೇ, ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಕಚೇರಿಯಲ್ಲಿ ಮತಾಂತರಕ್ಕೆ ಅರ್ಜಿ ಸಲ್ಲಿಸಿದವರ ವಿವರವನ್ನು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಬೇಕೆಂಬ ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಆಕ್ಷೇಪಣೆ ಸಲ್ಲಿಸಿದಲ್ಲಿ ಕಂದಾಯ ಅಥವಾ ಸಮಾಜ ಕಲ್ಯಾಣ ಅಧಿಕಾರಿಯಿಂದ ವಿಚಾರಣೆ ನಡೆಸಲು ಮಂಡಿಸಲಾದ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಮೂರು ಪ್ರಮುಖ ಬದಲಾವಣೆಗಳು ಅಧಿಕೃತ ಮಸೂದೆಯಲ್ಲಿವೆ.

ಹೆಸರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ-2021

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ 1973ರಲ್ಲಿ ಏನೇ ಉಲ್ಲೇಖವಿದ್ದರೂ ಹೊಸ ಕಾಯ್ದೆ ಅನ್ವಯ ಪ್ರತಿಯೊಂದು ಮತಾಂತರವೂ ಸಂಜ್ಞೇಯ ಅಪರಾಧ ಹಾಗೂ ಜಾಮೀನು ರಹಿತ ಪ್ರಕರಣವಾಗಲಿದೆ.

ಉದ್ದೇಶ: ಇತ್ತೀಚಿನ ವರ್ಷಗಳಲ್ಲಿ ರಾಜ್ಯವು ಆಮಿಷ, ಒತ್ತಾಯ, ಬಲವಂತದ ಮೂಲಕ ಮಾಡಲಾಗುತ್ತಿರುವ ಮತಾಂತರ ಹಾಗೂ ಸಾಮೂಹಿಕ ಮತಾಂತರದ ಘಟನೆಗಳು ರಾಜ್ಯದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿವೆ. ಅಂತಹ ಘಟನೆಗಳನ್ನು ತಡೆಯಲು ಮತ್ತು ಅಂತಹ ಕೃತ್ಯಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಶಿಕ್ಷಿಸುವ ಕಾರಣಕ್ಕೆ, ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ನಿಷೇಧಿಸುವುದಕ್ಕಾಗಿ ಈ ಮಸೂದೆ.

ಆಮಿಷ ಎಂದರೆ:

- ನಗದು ಅಥವಾ ಉಡುಗೊರೆ, ಪ್ರತಿಫಲ, ಸುಲಭ ಹಣ ನೀಡುವುದು.
- ಧಾರ್ಮಿಕ ಸಂಸ್ಥೆ ನಡೆಸುವ ಶಾಲೆ, ಕಾಲೇಜಿನಲ್ಲಿ ಉದ್ಯೋಗ, ಉಚಿತ ಶಿಕ್ಷಣ.
- ಮದುವೆಯಾಗುವುದಾಗಿ ವಾಗ್ದಾನ ಮಾಡುವುದು ಅಥವಾ ಉತ್ತಮ ಜೀವನ ಶೈಲಿ, ದೈವಿಕ ಸಂತೋಷ, ಯಾವುದೇ ಧರ್ಮದ ಪದ್ಧತಿ, ಸಂಪ್ರದಾಯಗಳು ಅಥವಾ ಆಚರಣೆಗಳನ್ನು ಇನ್ನೊಂದು ಧರ್ಮಕ್ಕೆ ಎದುರಾಗಿ ಧಕ್ಕೆಯಾಗುವ ರೀತಿಯಲ್ಲಿ ಚಿತ್ರಿಸುವುದು ಅಥವಾ ಒಂದು ಧರ್ಮಕ್ಕೆ ವಿರುದ್ಧವಾಗಿ ಮತ್ತೊಂದು ಧರ್ಮವನ್ನು ವೈಭವೀಕರಿಸುವುದು

ಮತಾಂತರ ಎಂದರೆ:

- ಯಾವುದೇ ವ್ಯಕ್ತಿಯು ತನ್ನ ಸ್ವಂತ ಧರ್ಮ ತ್ಯಜಿಸಿ ಮತ್ತೊಂದು ಧರ್ಮ ಅಳವಡಿಸಿಕೊಳ್ಳುವುದು

ಮತಾಂತರ ಮಾಡುವವನು ಎಂದರೆ:

ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರದ ಕಾರ್ಯವನ್ನು ನಿರ್ವಹಿಸುವ ಹಾಗೂ ಪಾದ್ರಿ, ಅರ್ಚಕ, ಪುರೋಹಿತ, ಪಂಡಿತ, ಮೌಲ್ವಿ ಅಥವಾ ಮುಲ್ಲಾ

- ಮತಾಂತರದ ಏಕೈಕ ಉದ್ದೇಶದಿಂದ ಒಂದು ಧರ್ಮದ ಪುರುಷನು ಮತ್ತೊಂದು ಧರ್ಮದ ಮಹಿಳೆಯೊಂದಿಗೆ ಅಥವಾ ಮಹಿಳೆಯು ಪುರುಷನೊಂದಿಗೆ

ಮದುವೆಯಾದರೆ ವಿವಾಹಕ್ಕೆ ಮುಂಚೆ ಅಥವಾ ನಂತರ ಮತಾಂತರಗೊಂಡಲ್ಲಿ ಅಂತಹ ಮದುವೆಯನ್ನು ಕೌಟುಂಬಿಕ ನ್ಯಾಯಾಲಯವು ಅಸಿಂಧು ಎಂದು ಘೋಷಿಸಬಹುದು. ಕೌಟುಂಬಿಕ ನ್ಯಾಯಾಲಯ ಸ್ಥಾಪಿಸದೇ ಇದ್ದಲ್ಲಿ ಪ್ರತಿವಾದಿಯು ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯ ಮೇಲೆ ವಿಚಾರಣೆ ನಡೆಸಬಹುದು.

ಯಾರು ದೂರು ಸಲ್ಲಿಸಬಹುದು:

- ಮತಾಂತರಗೊಂಡ ವ್ಯಕ್ತಿ, ಆತನ ಪೋಷಕರು, ಸೋದರ, ಸೋದರಿ, ರಕ್ತ ಸಂಬಂಧಿ, ಮದುವೆ ಅಥವಾ ದತ್ತು ಮೂಲಕ ಸಂಬಂಧಿಯಾದ ವ್ಯಕ್ತಿಗಳು ಎಂಬುದು ಕರಡು ಮಸೂದೆಯಲ್ಲಿತ್ತು.
- ಮಂಡನೆಯಾದ ಮಸೂದೆಯಲ್ಲಿ ಸಹವರ್ತಿ ಅಥವಾ ಸಹೋದ್ಯೋಗಿಯಾದ ಇತರೆ ಯಾವುದೇ ವ್ಯಕ್ತಿ ಎಂಬುದನ್ನು ಸೇರ್ಪಡೆ ಮಾಡಲಾಗಿದೆ.

ಶಿಕ್ಷೆ ಮತ್ತು ದಂಡ:

- ಆಮಿಷ, ಬಲವಂತ, ಅನುಚಿತ ಪ್ರಭಾವದ ಮೂಲಕ ಮತಾಂತರ ಮಾಡಿದ, ಮಾಡಿಸುವ ವ್ಯಕ್ತಿಗೆ ಮೂರು ವರ್ಷದಿಂದ ಐದು ವರ್ಷದ ಅವಧಿಯವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ₹25 ಸಾವಿರ ದಂಡ
- ಅಪ್ರಾಪ್ತ, ಅಸ್ವಸ್ಥಚಿತ್ತದ ವ್ಯಕ್ತಿ, ಮಹಿಳೆ, ಪರಿಶಿಷ್ಟ ಜಾತಿ/ ಪಂಗಡದ ವ್ಯಕ್ತಿಗಳನ್ನು ಮತಾಂತರ ಮಾಡಿದರೆ ಮೂರು ವರ್ಷದಿಂದ 10 ವರ್ಷಗಳವರೆಗೆ ಜೈಲು ಮತ್ತು ₹50 ಸಾವಿರ ದಂಡ
- ಇಬ್ಬರಿಗಿಂತ ಹೆಚ್ಚಿನ ಜನರನ್ನು ಸಾಮೂಹಿಕವಾಗಿ ಮತಾಂತರ ಮಾಡಿದರೆ ಮೂರು ವರ್ಷದಿಂದ 10 ವರ್ಷಗಳವರೆಗೆ ಜೈಲು ಮತ್ತು ₹1 ಲಕ್ಷ ದಂಡ
- ಎರಡನೇ ಬಾರಿ ಮತಾಂತರದ ಅಪರಾಧ ಎಸಗಿದರೆ ಐದು ವರ್ಷಕ್ಕೆ ಕಡಿಮೆ ಇರದಂತೆ ಜೈಲು ಶಿಕ್ಷೆ ಹಾಗೂ ₹2 ಲಕ್ಷದವರೆಗೆ ದಂಡ
- ಪರಿಶಿಷ್ಟ ಜಾತಿ/ ಪಂಗಡದವರು ಆಮಿಷದ ಮತಾಂತರಕ್ಕೆ ಒಳಗಾದರೆ ಮತಾಂತರಗೊಂಡ ವ್ಯಕ್ತಿಯು ಮೊದಲು ಪಡೆಯುತ್ತಿದ್ದ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಪಡೆಯುತ್ತಿದ್ದ ಹಣಕಾಸಿನ ಪ್ರಯೋಜನಗಳನ್ನು ಪಡೆಯುವ ಹಕ್ಕನ್ನು ಕಳೆದುಕೊಳ್ಳಬೇಕಾಗುತ್ತದೆ. ಅದಕ್ಕಾಗಿ, ಮತಾಂತರಗೊಂಡ ವ್ಯಕ್ತಿಯನ್ನು ಪ್ರತ್ಯೇಕ ವರ್ಗೀಕರಣ ಮಾಡಬೇಕಾಗುತ್ತದೆ.

ಮತಾಂತರ ಪ್ರಕ್ರಿಯೆ:

- ಮತಾಂತರಗೊಳ್ಳಲು ಇಚ್ಛಿಸುವ ವ್ಯಕ್ತಿ ಕನಿಷ್ಠ 30ದಿನದೊಳಗೆ(ಕರಡು ಪ್ರತಿಯಲ್ಲಿ 60 ದಿನ ಇತ್ತು) ತನ್ನ ಜಿಲ್ಲೆಯ ಜಿಲ್ಲಾಧಿಕಾರಿಗೆ ಅಥವಾ ಹೆಚ್ಚುವರಿ ಜಿಲ್ಲಾಧಿಕಾರಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
- ಮತಾಂತರ ಮಾಡುವವರು ಅಥವಾ ವಿಧಿವಿಧಾನ ನೆರವೇರಿಸುವವರು ತಾನು ಪ್ರತಿನಿಧಿಸುವ ಜಿಲ್ಲೆಯ ಜಿಲ್ಲಾಧಿಕಾರಿಗೆ ನಿಗದಿತ ನಮೂನೆಯಲ್ಲಿ 30ದಿನಗಳ ಮೊದಲು ನೋಟಿಸ್ ನೀಡಬೇಕು
- ಅರ್ಜಿ ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಕಚೇರಿಯ ಸೂಚನಾ ಫಲಕದಲ್ಲಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಆಕ್ಷೇಪಣೆ ಬಂದರೆ ಮತಾಂತರದ ನೈಜ ಆಶಯ, ಕಾರಣದ ಬಗ್ಗೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಬೇಕು(ವಿಚಾರಣೆಯನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ)
- ಮತಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿರುವುದು ವಿಚಾರಣೆ ವೇಳೆ ದೃಢಪಟ್ಟರೆ ಕ್ರಿಮಿನಲ್ ಪ್ರಕರಣ ಹೂಡುವಂತೆ ಸಂಬಂಧಿಸಿದ ಪೊಲೀಸ್ ಪ್ರಾಧಿಕಾರಿಗೆ ಸೂಚಿಸತಕ್ಕದ್ದು

‘ಬಿಜೆಪಿಯವರ ಮಕ್ಕಳೇ ‘ಲವ್ ಜಿಹಾದ್’ನಲ್ಲಿದ್ದಾರೆ’

ಬೆಳಗಾವಿ: ‘ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ ತರಲು ಹೊರಟಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದಕ್ಕೆ ಆಸ್ಪದ ಕೊಡಲ್ಲ. ಬಿಜೆಪಿಯವರ ಮಕ್ಕಳೇ ಲವ್ ಜಿಹಾದ್‌ನಲ್ಲಿದ್ದಾರೆ. ಅವರು ಅದಕ್ಕೆ ಮೊದಲು ಉತ್ತರ ಕೊಡಲಿ’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಡಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಹಾರಾಷ್ಟ್ರದ ಮಾಜಿ ಗೃಹ ಸಚಿವರು ಬೆಳಗಾವಿಯಲ್ಲೇ ಎರಡು ದಿನ ಉಳಿದಿದ್ದರು. ಆದರೆ, ರಾಜ್ಯದ ಗೃಹ ಸಚಿವರಿಗೆ ಈ ಮಾಹಿತಿಯೇ ಇಲ್ಲ. ಮಾಹಿತಿಯೇ ಇಲ್ಲವೆಂದರೆ ಹೇಗೆ? ಇದರ ಹಿಂದೆ ರಾಜಕಾರಣಿಗಳ ಷಡ್ಯಂತ್ರವಿದೆ. ಈ ಘಟನೆಯ ಸಮಗ್ರ ತನಿಖೆ ಆಗಬೇಕು’ ಎಂದೂ ಒತ್ತಾಯಿಸಿದರು.

ಎಂಇಎಸ್ ನಿಷೇಧಿಸಿ: ‘ಎಂಇಎಸ್ ಸಂಘಟನೆಯನ್ನು ನಿಷೇಧಿಸಲೇಬೇಕು. ಇದರಲ್ಲಿ ರಾಜಿ ಮಾಡಿಕೊಳ್ಳಬಾರದು’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಸಿ.ಎಂ. ಇಬ್ರಾಹಿಂ ಆಗ್ರಹಿಸಿದರು.

‘ಇಂಥ ವಿಚಾರಗಳಲ್ಲಿ ಪೊಲೀಸರನ್ನು ಮುಕ್ತವಾಗಿ ಕೆಲಸ ಮಾಡಲು ಬಿಡಬೇಕು. ತಪ್ಪು ಮಾಡಿದವರನ್ನು ಸುಮ್ಮನೆ ಬಿಡಬಾರದು. ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು’ ಎಂದರು.

ವಿಧಾನ ಪರಿಷತ್‌ನಲ್ಲಿ ಉತ್ತರ ಕರ್ನಾಟಕದ ಸಮಸ್ಯೆಯ ಸದ್ದು

ಅಭಿವೃದ್ಧಿ ಕುಂಠಿತ: ಆದ್ಯತೆಗೆ ಮೊರೆ

ಪ್ರಜಾವಾಣಿ ವಾರ್ತೆ

ಬೆಳಗಾವಿ: ‘ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಮೂರನೇ ಹಂತದ ಕಾಮಗಾರಿ, ಮಹದಾಯಿ ಯೋಜನೆ, ನವಲಿ ಸಮತೋಲಿತ ಜಲಾಶಯ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ಆದ್ಯತೆ ನೀಡಬೇಕು’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಆಗ್ರಹಿಸಿದರು.

ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳು ಮತ್ತು ಅಭಿವೃದ್ಧಿ ಕುರಿತು ಪರಿಷತ್‌ನಲ್ಲಿ ಮಾತನಾಡಿದ ಅವರು, ‘ಯೋಜನೆಗಳಿಗಾಗಿ ಜಮೀನು ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ವಿಜಯಪುರ ಜಿಲ್ಲೆಯ ಬಬಲೇಶ್ವರದ 14 ಹಳ್ಳಿಯ ಸಂತ್ರಸ್ತರಿಗೆ ಜಮೀನಿನ ಮಾರ್ಗಸೂಚಿ ದರ ಪರಿಷ್ಕರಿಸಬೇಕು’ ಎಂದು ಆಗ್ರಹಿಸಿದರು.

‘ಯುಕೆಪಿ ಯೋಜನೆಯ ವೆಚ್ಚ ವರ್ಷದಿಂದ ಹೆಚ್ಚುತ್ತಲೇ ಇದೆ. ಮಹದಾಯಿ ಯೋಜನೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಮಹದಾಯಿಯ ನೀರನ್ನು ಮಲಪ್ರಭೆಗೆ ತಂದು ಕುಡಿಯುವ ಅಗತ್ಯಕ್ಕೆ ಬಳಸುವ ಯೋಜನೆಯಡಿ 4 ಜಿಲ್ಲೆಗಳ 14 ತಾಲ್ಲೂಕುಗಳಿಗೆ ಪ್ರಯೋಜನ ಆಗಲಿದೆ. ಈ ಯೋಜನೆ ಜಾರಿಗೆ ಏಳು ವರ್ಷಗಳಿಂದ ದೊಡ್ಡಮಟ್ಟದಲ್ಲಿ ಹೋರಾಟ ನಡೆಯುತ್ತಿದೆ. ಸರ್ಕಾರ ತಕ್ಷಣ ಟೆಂಡರ್ ಕರೆಯಬೇಕು’ ಎಂದು ಆಗ್ರಹಿಸಿದರು.

ಜೆಡಿಎಸ್‌ನ ಮರಿತಿಬ್ಬೇಗೌಡ, ‘ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿ ಹೆಚ್ಚು ವಸತಿ ಶಾಲೆಗಳನ್ನು ತೆರೆಯಲು ಬದ್ಧತೆ ತೋರಿಸಬೇಕು. ಶಿಕ್ಷಣದ ಜೊತೆಗೆ ಕೈಗಾರಿಕೆ ವಿಚಾರದಲ್ಲಿಯೂ ಅಭಿವೃದ್ಧಿಯಾಗಬೇಕು. ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಹಾವೇರಿ, ಕೊಪ್ಪಳ, ರಾಯಚೂರು ಈ ಪ್ರದೇಶಗಳಲ್ಲಿ ಕೈಗಾರಿಕಾ ಘಟಕಗಳು ಇಲ್ಲ. ಒಟ್ಟಿನಲ್ಲಿ ಈ ಭಾಗದ ನೊಂದ ಜನರಿಗೆ ಹೊಸ ಯೋಜನೆಗಳನ್ನು ಘೋಷಿಸಬೇಕು’ ಎಂದು ಒತ್ತಾಯಿಸಿದರು.

‘ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಆ ಮೂಲಕ, ಕೆಲಸ ಇಲ್ಲದೆ ಗುಳೆ ಹೋಗುವುದನ್ನು ತಪ್ಪಿಸಬೇಕು’ ಎಂದು ಆಗ್ರಹಿಸಿದಾಗ ಮಧ್ಯಪ್ರವೇಶಿಸಿದ ಸಚಿವ ಕೆ.ಎಸ್. ಈಶ್ವರಪ್ಪ, ‘ಜಾಬ್ ಕಾರ್ಡ್ ಕೇಳಿದ ಎಲ್ಲರಿಗೂ ಕೊಡಲು ಸರ್ಕಾರ ಸಿದ್ಧವಿದೆ’ ಎಂದರು.

‘ಉತ್ತರ ಕರ್ನಾಟಕ ಭಾಗ ಇತ್ತೀಚೆಗೆ ಸಾಕಷ್ಟು ಸುಧಾರಣೆ ಆಗಿದೆ. ಏನೂ ಆಗಿಲ್ಲ ಎನ್ನುವ ಭಾವನೆ ಯಾರಲ್ಲೂ ಬೇಡ. ಆದರೆ, ಇನ್ನೂ ಅಭಿವೃದ್ಧಿ ಆಗಬೇಕಿದೆ’ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.

ಕಾಂಗ್ರೆಸ್‌ನ ಅಲ್ಲಂ ವೀರಭದ್ರಪ್ಪ, ಪ್ರಕಾಶ್ ರಾಥೋಡ್, ಆರ್.ಬಿ. ತಿಮ್ಮಾಪೂರ ಕೂಡಾ ಚರ್ಚೆಯಲ್ಲಿ ಭಾಗವಹಿಸಿದರು.

ಯೋಜನೆ ಪೂರ್ಣಗೊಳಿಸಲು ಆಗ್ರಹ

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ನೀರೊದಗಿಸುವ ಉದ್ದೇಶದಿಂದ ಕೈಗೆತ್ತಿಕೊಂಡಿರುವ ನೀರಾವರಿ ಯೋಜನೆಗಳು ಮತ್ತು ಕುಡಿಯುವ ನೀರು ಪೂರೈಕೆ ಯೋಜನೆಗಳ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜೆಡಿಎಸ್‌ನ ಸದಸ್ಯರು ವಿಧಾನ ಪರಿಷತ್‌ನಲ್ಲಿ ಆಗ್ರಹಿಸಿದರು.

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತು ಮಂಗಳವಾರ ಚರ್ಚೆ ಆರಂಭಿಸಿ ಮಾತನಾಡಿದ ಜೆಡಿಎಸ್‌ನ ಕೆ.ಟಿ. ಶ್ರೀಕಂಠೇಗೌಡ, ‘ಮಹದಾಯಿ ಕುಡಿಯುವ ನೀರಿನ ಯೋಜನೆ ಎಸ್. ಆರ್. ಬೊಮ್ಮಾಯಿ ಅವರ ಕನಸಿನ ಕೂಸು. ಅವರ ಮಗ ಬಸವರಾಜ ಬೊಮ್ಮಾಯಿ ಈಗ ಮುಖ್ಯಮಂತ್ರಿ . ಮಹದಾಯಿ ಯೋಜನೆಗೆ ಇರುವ ಎಲ್ಲ ತೊಡಕುಗಳನ್ನೂ ನಿವಾರಿಸಿ ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಆಗ್ರಹಿಸಿದರು.

ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಮಾತನಾಡಿ, ‘ಕೃಷ್ಣಾ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದ ನ್ಯಾಯಮಂಡಳಿಯ ಐತೀರ್ಪು 2050ರಲ್ಲಿ ಮರುಪರಿಶೀಲನೆಗೆ ಒಳಪಡಲಿದೆ. ಅದಕ್ಕೂ ಮೊದಲು ನಮಗೆ ಹಂಚಿಕೆಯಾಗಿರುವ ಎಲ್ಲ ನೀರನ್ನೂ ಸರಿಯಾಗಿ ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಒಕ್ಕೊರಲಿನ ನಿರ್ಣಯ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ನ ಸಿ.ಎಂ. ಇಬ್ರಾಹಿಂ ಆಗ್ರಹಿಸಿದರು.

ಮೇಕೆದಾಟು ಡಿಪಿಆರ್ ತಯಾರಿಗೆ ₹25 ಕೋಟಿ ವೆಚ್ಚ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ

ಬೆಳಗಾವಿ (ಸುವರ್ಣ ವಿಧಾನಸೌಧ): ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಸಲು ₹ 25 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ತಿಳಿಸಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಸಹ ಸದಸ್ಯ ಶರತ್ ಬಚ್ಚೇಗೌಡ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ’1996ರಲ್ಲಿ ಯೋಜನೆಗಾಗಿ ಕೆಪಿಸಿಎಲ್ ಯೋಜನಾ ವರದಿ ತಯಾರಿಸಿತ್ತು. ಬಳಿಕ ಹಲವು ಬದಲಾವಣೆ ಮಾಡಲಾಗಿತ್ತು. ವಿಸ್ತೃತ ಯೋಜನಾ ವರದಿ ತಯಾರಿಗೆ 5 ವರ್ಷ ತೆಗೆದುಕೊಳ್ಳಲಾಗಿತ್ತು. ಜಾಗತಿಕ ಟೆಂಡರ್ ಕರೆಯಲಾಗಿತ್ತು. ಬಳಿಕ ಕೈಬಿಡಲಾಗಿತ್ತು. ಕೊನೆಗೆ ಸ್ಥಳೀಯ ಹಂತದಲ್ಲೇ ಟೆಂಡರ್ ಕರೆಯಲಾಗಿತ್ತು‘ ಎಂದರು.

ಯೋಜನೆಗೆ ಅನುಮೋದನೆ ನೀಡುವ ಸಂಬಂಧ ಕೇಂದ್ರ ಜಲ ಆಯೋಗದಲ್ಲಿ ಹಿಂದೆ ಎರಡು ಸಭೆಗಳು ನಡೆದಿವೆ. ಮುಂದಿನ ಸಭೆಯಲ್ಲಿ ಅನುಮೋದನೆ ಸಿಗುವ ನಿರೀಕ್ಷೆ ಇದೆ. ಪರಿಸರ ಅನುಮೋದನೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳ್ಳುವ ವಿಶ್ವಾಸ ಇದೆ. ಈ ಎರಡು ಒಪ್ಪಿಗೆ ಸಿಕ್ಕ ಬಳಿಕ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಶರತ್ ಬಚ್ಚೇಗೌಡ ಪ್ರಶ್ನೆ ಕೇಳಿದಾಗ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ’ಇದೊಂದು ಸೂಕ್ಷ್ಮ ವಿಚಾರ. ಇಲ್ಲಿ ಹೆಚ್ಚು ಚರ್ಚೆ ನಡೆಸುವುದು ಬೇಡ‘ ಎಂದು ಕೋರಿದರು.

ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ, ’ಯೋಜನೆಯ ಅನುಷ್ಠಾನದಲ್ಲಿ ವಿಳಂಬ ಆಗುತ್ತಿದೆ. ಯೋಜನೆಗೆ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಅರ್ಜಿ ಹಾಕಿ ಕುಳಿತರೆ ಕೆಲಸ ಆಗುತ್ತದೆಯೇ‘ ಎಂದು ಪ್ರಶ್ನಿಸಿದರು.

ಗೋವಿಂದ ಕಾರಜೋಳ, ‘ಈ ಹಿಂದಿನ ಜಲಸಂಪನ್ಮೂಲ ಸಚಿವರೊಬ್ಬರು ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಚೆನ್ನೈಯ ಹಸಿರು ನ್ಯಾಯಮಂಡಳಿ ಪೀಠ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ದೆಹಲಿ ಪೀಠದಲ್ಲಿ ಅರ್ಜಿ ಸಲ್ಲಿಸಿ ಪ್ರಕರಣ ತೆರವು ಮಾಡಿದೆವು. ಈ ರೀತಿ ಸ್ಥಿತಿ ಇದೆ’ ಎಂದು ಗಮನ ಸೆಳೆದರು.

ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್, ’ಸುಪ್ರೀಂ ಕೋರ್ಟ್ ನಮ್ಮ ಪರ ತೀರ್ಪು ನೀಡಿದೆ. ಪರಿಸರ ಅನುಮೋದನೆ ಪಡೆಯುವುದು ಸರ್ಕಾರದ ಜವಾಬ್ದಾರಿ. ನಮ್ಮ ಹಣ, ನಮ್ಮ ಯೋಜನೆ. ಹೀಗಾಗಿ, ಅನುಷ್ಠಾನ ಮಾಡಲೇಬೇಕು. ಶೀಘ್ರ ಭೂಮಿ ಪೂಜೆ ಮಾಡಬೇಕು.ಈ ಹಿಂದೆ ಯೋಜನಾ ಮೊತ್ತ ₹4 ಸಾವಿರ ಕೋಟಿ ಇತ್ತು. ಈಗ ₹9 ಸಾವಿರ ಕೋಟಿಗೆ ಏರಿದೆ. ಮುಂದಿನ ದಿನಗಳಲ್ಲಿ ₹18 ಸಾವಿರ ಕೋಟಿ ಆಗಲಿದೆ ಎಂದೂ ಅವರು ಹೇಳಿದರು.

ಕೋವಿಡ್‌ನಿಂದ ಉದ್ಯೋಗ ಸೃಜನೆ ಕುಂಠಿತ: ನಿರಾಣಿ

ಪ್ರಜಾವಾಣಿ ವಾರ್ತೆ

ಬೆಳಗಾವಿ: ಕೋವಿಡ್ ಸ್ಥಿತಿಯಿಂದಾಗಿ ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಸೃಜನೆ ಕುಂಠಿತವಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ 95 ಬೃಹತ್ ಕೈಗಾರಿಕೆಗಳು ಸ್ಥಾಪನೆಯಾಗಿದ್ದು, ₹ 25,253 ಕೋಟಿ ಹೂಡಿಕೆಯಾಗಿದೆ. 1,16,151 ಉದ್ಯೋಗಗಳು ಸೃಜನೆಯಾಗಿವೆ ಎಂದರು.

‘2018-19ರಿಂದ 2020ರ ಜೂನ್ ಅಂತ್ಯದವರೆಗೆ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಲ್ಲಿ ₹ 51,560 ಕೋಟಿ ಹೂಡಿಕೆಯ ಪ್ರಸ್ತಾವಗಳ ನೋಂದಣಿಯಾಗಿದೆ. ಅವುಗಳಿಂದ 18.28 ಲಕ್ಷ ಉದ್ಯೋಗ ಸೃಜನೆಯಾಗಬೇಕಿತ್ತು. ಬೃಹತ್ ಕೈಗಾರಿಕಾ ಕ್ಷೇತ್ರದಲ್ಲಿ ₹ 1.14 ಲಕ್ಷ ಕೋಟಿ ಹೂಡಿಕ ಪ್ರಸ್ತಾವಗಳು ನೋಂದಣಿಯಾಗಿದ್ದು, 2.88 ಲಕ್ಷ ಉದ್ಯೋಗ ಸೃಷ್ಟಿಯಾಗಬೇಕಿತ್ತು’ ಎಂದು ತಿಳಿಸಿದರು.

‘ದಾಖಲೆಗಳಲ್ಲಿ ಇರುವಂತೆ ವಾಸ್ತವವಾಗಿ ಉದ್ಯೋಗ ಸೃಜನೆಯಾಗಿಲ್ಲ’ ಎಂದು ವೆಂಕಟೇಶ್ ಆಕ್ಷೇಪಿಸಿದರು. ಅದಕ್ಕೆ ನಿರಾಣಿ, ‘ಕೋವಿಡ್‌ನಿಂದ ಕುಂಠಿತವಾಗಿರುವುದು ನಿಜ. ಸುಧಾರಿಸುವ ಹಂತಕ್ಕೆ ಬಂದಿತ್ತು. ಆದರೆ, ಮತ್ತೆ ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ಪುನಃ ಆತಂಕದ ಛಾಯೆ ಕಾಣುತ್ತಿದೆ’ ಎಂದು ಹೇಳಿದರು.

ಗ್ರಾನೈಟ್: ₹ 373 ಕೋಟಿ ರಾಜಧನ

2017-18ರಿಂದ 2021ರ ಅಕ್ಟೋಬರ್ ಅಂತ್ಯದವರೆಗೆ ರಾಜ್ಯದಲ್ಲಿ 17.61 ಲಕ್ಷ ಘನ ಮೀಟರ್ ಗ್ರಾನೈಟ್ ಉತ್ಪಾದನೆ ನಡೆದಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

ಬಿಜೆಪಿಯ ಡಾ.ತೇಜಸ್ವಿನಿ ಗೌಡ ಪ್ರಶ್ನೆಗೆ ಅವರು, ‘ರಾಜ್ಯದಲ್ಲಿ 581 ಗ್ರಾನೈಟ್ ಕ್ವಾರಿಗಳಿವೆ. 2017-18ರಿಂದ 2021ರ ಅಕ್ಟೋಬರ್ ಅಂತ್ಯದವರೆಗೆ 12.72 ಲಕ್ಷ ಘನ ಮೀಟರ್ ಗ್ರಾನೈಟ್ ಅನ್ನು ಸ್ಥಳೀಯವಾಗಿ ಮಾರಲಾಗಿದೆ. 4.89 ಲಕ್ಷ ಘನ ಮೀಟರ್ ಗ್ರಾನೈಟ್ ರಫ್ತು ಮಾಡಲಾಗಿದೆ. ಗ್ರಾನೈಟ್ ಮಾರಾಟದಿಂದ ₹ 372.98 ಕೋಟಿ ರಾಜಧನ ಸಂಗ್ರಹವಾಗಿದೆ’ ಎಂದರು.

ಕಲ್ಲುಗಣಿ ಗುತ್ತಿಗೆ- 5000 ಅರ್ಜಿ ಬಾಕಿ: ಕಲ್ಲು ಗಣಿಗಳ ಗುತ್ತಿಗೆ ಕೋರಿ ಸಲ್ಲಿಸಿರುವ 5,000 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ಬಿಜೆಪಿಯ ಮುನಿರಾಜು ಗೌಡ ಪಿ.ಎಂ. ಪ್ರಶ್ನೆಗೆ ಅವರು, ‘2016ರಲ್ಲಿ ಉಪ ಖನಿಜ ನಿಯಮಗಳಿಗೆ ತಿದ್ದುಪಡಿ ತರುವ ಮುನ್ನವೇ ಸಲ್ಲಿಕೆಯಾಗಿದ್ದ ಅರ್ಜಿಗಳು ಬಾಕಿ ಇವೆ. ಬಾಕಿ ಅರ್ಜಿಗಳ ವಿಲೇವಾರಿಗೆ ಮಾರ್ಗಸೂಚಿ ರೂಪಿಸಲು ಸಂಪುಟ ಉಪ ಸಮಿತಿ ರಚಿಸಲಾಗಿದೆ’ ಎಂದರು.

ಕಾಡುಗೊಲ್ಲ: ಎಸ್‌ಟಿಗೆ ಸೇರಿಸಲು ಬದ್ಧ

ಪ್ರಜಾವಾಣಿ ವಾರ್ತೆ



ಮಾಧುಸ್ವಾಮಿ

ಬೆಳಗಾವಿ: ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಲು ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಪರಿಷ್ಕೃತ ವರದಿ ಸಿದ್ಧವಾಗಿದ್ದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ನಿಯಮ 69ರಡಿ ಜೆಡಿಎಸ್‌ನ ಕೆ.ಎಂ.ಶಿವಲಿಂಗೇಗೌಡ, ಬಿಜೆಪಿಯ ಕೆ.ಪೂರ್ಣಿಮಾ ಅವರ ಪ್ರಸ್ತಾಪಕ್ಕೆ ಸಚಿವರು ಉತ್ತರ ನೀಡಿದರು.

ಕೇಂದ್ರ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೋರಿದ್ದು, ಪರಿಷ್ಕೃತ ವರದಿಯಲ್ಲಿ ಅವುಗಳಿಗೆ ಉತ್ತರ ನೀಡಲಾಗಿದೆ. ಅದರ ಅಧ್ಯಯನ ಮಾಡಿ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಪೂರ್ಣಾವಧಿ ಅಧ್ಯಕ್ಷರನ್ನು ನೇಮಿಸಿ ಸಮುದಾಯದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದೂ ಅವರು ಭರವಸೆ ನೀಡಿದರು.

ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ ನಡೆದಿತ್ತು. ಅದರಲ್ಲಿ ಈ ಸಮುದಾಯದ ಧಾರ್ಮಿಕ ವಿಧಿ ವಿಧಾನ ಮತ್ತು ವಿವಾಹ ಪದ್ಧತಿಗಳು ಹಿಂದೂಗಳ ಪ್ರಕಾರವೇ ಇರುವುದರಿಂದ ಬುಡಕಟ್ಟು ಪದ್ಧತಿಗೆ ಅನ್ವಯವಾಗುವಂತೆ ವರದಿಯನ್ನು ಸರಿಪಡಿಸುವಂತೆ ಸೂಚಿಸಿತ್ತು ಎಂದು ಹೇಳಿದರು.

ಆದಷ್ಟು ಶೀಘ್ರ ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಕ್ರಮಜರುಗಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಿವಲಿಂಗೇಗೌಡ, ಪೂರ್ಣಿಮಾ ಅವರು ಆಗ್ರಹಿಸಿದರು.

‘ಜೆಡಿಎಸ್ ಮುಳುಗುತ್ತಿರುವ ಹಡಗು’

ಪ್ರಜಾವಾಣಿ ವಾರ್ತೆ

ಬೆಳಗಾವಿ: ‘ಜೆಡಿಎಸ್ ಮುಳುಗುತ್ತಿರುವ ಹಡಗು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಗೋಕಾಕದ ಜೆಡಿಎಸ್ ಮುಖಂಡ ಮತ್ತು ಲಿಂಗಾಯತ ಸಮಾಜದ ನಾಯಕ ಅಶೋಕ ಪೂಜಾರಿ ಅವರನ್ನು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡು ಮಂಗಳವಾರ ಅವರು ಮಾತನಾಡಿದರು.



ಸಿದ್ದರಾಮಯ್ಯ

‘ಜೆಡಿಎಸ್‌ಗೆ ಈ ಭಾಗದಲ್ಲಿ ಅಸ್ತಿತ್ವ ಇಲ್ಲ. ಅಶೋಕ ಪೂಜಾರಿ ಕಾರಣದಿಂದ ಗೋಕಾಕದಲ್ಲಿ ಸದ್ದು ಮಾಡುತ್ತಿತ್ತು. ಈಗ ಅವರೂ ಆ ಪಕ್ಷ ತೊರೆದಿದ್ದಾರೆ. ಇದರಿಂದ ಅವರಿಗೆ ಮತ್ತು ನಮ್ಮ ಪಕ್ಷಕ್ಕೆ ಅನುಕೂಲ ಆಗಲಿದೆ’ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು,, ‘ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಗೋಕಾಕ ಕಾಂಗ್ರೆಸ್‌ನವರು. ಗೋಕಾಕದಿಂದ ನೀಡುವ ಸಂದೇಶವನ್ನು ಇಡೀ ರಾಜ್ಯ ಗಮನಿಸಲಿದೆ’ ಎಂದರು.

ಬುಧವಾರ, ಡಿಸೆಂಬರ್ 22, 2021 | ₹ 6.00

www.prajavani.net

/prajavani.net @prajavani /prajavani http://bit.ly/Prajavani

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಅಣಕು ಪ್ರದರ್ಶನ

ರಾಸಾಯನಿಕ ಅವಘಡ ಸಂದರ್ಭದಲ್ಲಿ ತುರ್ತು ನಿರ್ವಹಣೆ ಕುರಿತು ಬೆಂಗಳೂರಿನಲ್ಲಿ ಮಂಗಳವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ಅಣಕು ಪ್ರದರ್ಶನ ನಡೆಸಿದರು



ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ಅಭಿವೃದ್ಧಿಗೆ 'ಮಾದರಿ' ಆಗಲಿದೆ ಕೇಂದ್ರ ವಾಣಿಜ್ಯ ಪ್ರದೇಶ

ಪ್ರಜಾವಾಣಿ ವಾರ್ತೆ

ಬೆಳಗಾವಿ (ಸುವರ್ಣ ವಿಧಾನಸೌಧ): ಬೆಂಗಳೂರು ನಗರದ ಕೇಂದ್ರ ವಾಣಿಜ್ಯ ಪ್ರದೇಶವನ್ನು (ಸಿಬಿಡಿ) ಮಾದರಿಯಾಗಿ ಅಭಿವೃದ್ಧಿಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಈ ಮಾದರಿಯನ್ನು ಇತರ ಪ್ರದೇಶಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಕೆ.ಜೆ.ಜಾರ್ಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಕೇಂದ್ರ ವಾಣಿಜ್ಯ ಪ್ರದೇಶದಲ್ಲಿ ಸ್ಮಾರ್ಟ್ ಸಿಟಿ, ಟೆಂಡರ್ ಶ್ಯೂರ್ ಯೋಜನೆಗಳ ಜೊತೆಗೆ ಬೇರೆ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಈ ಬಗ್ಗೆ ಅಧಿಕಾರಿಗಳ ಜತೆಗೆ ಚರ್ಚೆ ನಡೆಸುತ್ತೇನೆ. ಬಿಬಿಎಂಪಿ ಜತೆಗೆ ಗೃಹ ಇಲಾಖೆ ಸಹ ಕೆಲವು ಯೋಜನೆಗಳನ್ನು ಅನುಷ್ಠಾನ ಮಾಡಲಿದೆ. ಪಾರ್ಕಿಂಗ್ ವ್ಯವಸ್ಥೆ ಸುಧಾರಣೆ, ಪೊಲೀಸ್ ಸಮವಸ್ತ್ರ ಬದಲು ಸೇರಿದಂತೆ ಹಲವು ಸುಧಾರಣೆಗಳನ್ನು ತರಲಾಗುವುದು' ಎಂದರು.

ಬೆಂಗಳೂರು ಅಭಿವೃದ್ಧಿ ಖಾತೆಯೂ ಮುಖ್ಯಮಂತ್ರಿ ಬಳಿ ಇದೆ. ಅವರಿಗೆ ಆ ಖಾತೆ ಬಗ್ಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಈ ಖಾತೆಯನ್ನು ಬೇರೆ ಸಚಿವರಿಗೆ ವಹಿಸಬೇಕು ಎಂದು ಜಾರ್ಜ್ ಸಲಹೆ ನೀಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, 'ನಗರದ ಅಭಿವೃದ್ಧಿಯ ಬಗ್ಗೆಗೆ ಹೆಚ್ಚು ಗಮನ ಹರಿಸಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನೇ ಭೇಟಿ ನೀಡಿದ್ದೇನೆ. ಹಲವು ಸಭೆಗಳನ್ನು ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿ ನಗರಕ್ಕೆ ಹೊಸ ರೂಪ ನೀಡಲಾಗುವುದು' ಎಂದರು.

ಸ್ಮಾರ್ಟ್ ಸಿಟಿ ಯೋಜನೆಯ 16 ಕಾಮಗಾರಿಗಳ ಪೈಕಿ 10 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳು 2022ರ ಮಾರ್ಚ್‌ಗೆ ಪೂರ್ಣಗೊಳ್ಳಲಿವೆ ಎಂದು ಅವರು ತಿಳಿಸಿದರು.

ಪ್ರವಾಹದಿಂದ ಅನೇಕ ರಾಜಕಾಲುವೆಗಳು ಉಕ್ಕಿ ಹರಿದು ಸಮಸ್ಯೆ ಸೃಷ್ಟಿಯಾಗಿದೆ. ಕಣಿವೆಗಳ ಹಾಗೂ ರಾಜಕಾಲುವೆಗಳ ಅಭಿವೃದ್ಧಿಗೆ ₹500 ಕೋಟಿಯ ಯೋಜನೆ ಅನುಷ್ಠಾನ ಮಾಡಲಾಗುತ್ತಿದ್ದು, ವಿಸ್ತೃತ ಯೋಜನಾ ವರದಿ ಸಿದ್ಧವಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತಲಾ ₹500 ಕೋಟಿಯಂತೆ ₹1000 ಕೋಟಿ ಅನುದಾನ ಒದಗಿಸಲಾಗುತ್ತಿದೆ. ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ ನವೆಂಬರ್ ಅಂತ್ಯದವರೆಗೆ ಕೇಂದ್ರ ಸರ್ಕಾರದಿಂದ ₹243 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ₹250 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.



ವಿಧಾನ ಪರಿಷತ್ತಿನಲ್ಲಿ ಬಸವರಾಜ ಬೊಮ್ಮಾಯಿ ಮಂಗಳವಾರ ಮಾತನಾಡಿದರು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇದ್ದಾರೆ

ಬಿಬಿಎಂಪಿ: 834 ಕಿ.ಮೀ. ರಸ್ತೆ ಗುಂಡಿ ಮುಕ್ತ

ಬೆಳಗಾವಿ (ಸುವರ್ಣ ವಿಧಾನಸೌಧ): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 470 ಮುಖ್ಯ, ಉಪ ಮುಖ್ಯ ರಸ್ತೆಗಳ ಪೈಕಿ 311 ರಸ್ತೆಗಳ 834 ಕಿ.ಮೀ. ಗುಂಡಿ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಪಿ.ಆರ್. ರಮೇಶ್ ವಿಧಾನ ಪರಿಷತ್‌ನ ಶೂನ್ಯ ವೇಳೆಯಲ್ಲಿ ಮಾಡಿದ್ದ ಪ್ರಸ್ತಾಪಕ್ಕೆ ಮಂಗಳವಾರ ಉತ್ತರ ನೀಡಿರುವ ಅವರು, 'ಮಳೆಯಿಂದಾಗಿ ರಸ್ತೆಗಳಿಗೆ ಹಾನಿಯಾಗಿತ್ತು. ಈಗ ಮಳೆ ಕಡಿಮೆಯಾಗಿರುವುದರಿಂದ ರಸ್ತೆಗಳ ನಿರ್ವಹಣೆ ಮತ್ತು ಸುಧಾರಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ' ಎಂದು ಹೇಳಿದ್ದಾರೆ.

159 ರಸ್ತೆಗಳಲ್ಲಿ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ. 180 ಕಿ.ಮೀ. ಉದ್ದದ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

2015–16ರಿಂದ ಬಿಬಿಎಂಪಿಗೆ ₹ 20,600 ಕೋಟಿ ಅನುದಾನ ನೀಡಲಾಗಿದೆ. ವೈಟ್ ಟಾಪಿಂಗ್, ಟೆಂಡರ್ ಶ್ಯೂರ್ ಮಾದರಿ ರಸ್ತೆ ನಿರ್ಮಾಣ, ಮೇಲ್ಸೇತುವೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. 100 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲಾಗಿದೆ. 30 ಕಿ.ಮೀ. ಉದ್ದದ ಟೆಂಡರ್ ಶ್ಯೂರ್ ರಸ್ತೆ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳು, ನಗರದ ಎಲ್ಲೆಡೆ ಮನೆ, ಮನೆಗೆ ಕೊಳವೆ ಮೂಲಕ ಅನಿಲ ಪೂರೈಕೆ ಸೇರಿದಂತೆ ವಿವಿಧ ಕಾರಣಗಳಿಂದ ರಸ್ತೆಗಳನ್ನು ಅಗೆಯಲಾಗುತ್ತಿದೆ. ಎಲ್ಲ ರಸ್ತೆಗಳ ಸಮಗ್ರ ಮಾಹಿತಿ ದಾಖಲೀಕರಣದ ಮೂಲಕ ಪದೇ ಪದೇ ರಸ್ತೆಗೆ ಹಾನಿಯಾಗದಂತೆ ತಡೆಯಲಾಗುವುದು ಎಂದು ತಿಳಿಸಿದ್ದಾರೆ.

ಜಿಎಸ್‌ಟಿ ಕೌನ್ಸಿಲ್‌ಗೆ ಮನವಿ: ಮಾಧುಸ್ವಾಮಿ

ಜಿಎಸ್‌ಟಿ ಕಾಯ್ದೆಯನ್ನು ಬಳಕೆದಾರರ ಸ್ನೇಹಿ, ಜಿಎಸ್‌ಟಿಯ ಶೀಘ್ರ ಮರುಪಾವತಿ, ತೆರಿಗೆ ದರಗಳ ಕಡಿತದೊಂದಿಗೆ ಪ್ರಕ್ರಿಯೆಯನ್ನು ಸರಳಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಿ ಜಿಎಸ್‌ಟಿ ಕೌನ್ಸಿಲ್‌ಗೆ ಮನವಿ ಸಲ್ಲಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಜೆಡಿಎಸ್‌ನ ಆರ್.ಮಂಜುನಾಥ್ ಅವರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.

ಆರ್.ಮಂಜುನಾಥ್, 'ಕಚ್ಚಾವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪೀಣ್ಯ ಕೈಗಾರಿಕೆಗಳು ಸೋಮವಾರ ಬಂದ್ ನಡೆಸಿವೆ. ಕೈಗಾರಿಕೆಗಳು ನಷ್ಟದಲ್ಲಿವೆ. ಕೋವಿಡ್ ಕಾರಣದಿಂದ ಶೇ 50ರಷ್ಟು ಕಾರ್ಖಾನೆಗಳು ಮುಚ್ಚಿವೆ. ಪೀಣ್ಯದಲ್ಲಿ 16 ಸಾವಿರ ಕೈಗಾರಿಕೆಗಳು ಇವೆ. 10 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಪ್ರದೇಶದ ಒಂದು ರಸ್ತೆಯೂ ಸರಿ ಇಲ್ಲ. ಮೂಲಸೌಕರ್ಯ ಸಮಸ್ಯೆ ಇದೆ. ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು' ಎಂದು ವಿನಂತಿಸಿದರು.

ಸುದ್ದಿ 2 ನಿಮಿಷ

ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕ ಪ್ರಶ್ನಿಸಿ ಪಿಐಎಲ್: ನೋಟಿಸ್

ಬೆಂಗಳೂರು: ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನಕ್ಕೆ ಶಾಂತ ಅವ್ವೇರಹಳ್ಳಿ ತಿಮ್ಮಯ್ಯ ಅವರ ನೇಮಕ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಶಾಂತ ಅವ್ವೇರಹಳ್ಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಬಸವನಗುಡಿಯ ಪುಷ್ಪಾ ಎ.ಗಾವಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ಎನ್. ಶ್ರೀರಾಮ ರೆಡ್ಡಿ ಅವರ ವಾದ ಆಲಿಸಿದ ಬಳಿಕ ನ್ಯಾಯಪೀಠ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿ, 'ಈ ಕುರಿತಂತೆ ಮಾಹಿತಿ ಪಡೆದು ಸಲ್ಲಿಸಬೇಕು' ಎಂದು ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಆಕ್ಷೇಪವೇನು?: 'ಶಾಂತ ಅವ್ವೇರಹಳ್ಳಿ ತಿಮ್ಮಯ್ಯ ಅವರು ಮಾಲಿನ್ಯ ಉಂಟು ಮಾಡುವ ಹಲವು ಕಂಪನಿಗಳ ಸಲಹೆಗಾರರಾಗಿದ್ದರು ಮತ್ತು ಅವರೇ ಸ್ವತಃ ಕಲವು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ನೇಮಕವಾಗುವ ಎರಡು ತಿಂಗಳ ಹಿಂದಷ್ಟೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ ವೈಯಕ್ತಿಕ ಹಿತಾಸಕ್ತಿ ಸಂಘರ್ಷದ ಹಿನ್ನೆಲೆಯಲ್ಲಿ ಅವರ ನೇಮಕ ಕಾನೂನು ಬಾಹಿರವಾಗಿದೆ' ಎಂಬುದು ಅರ್ಜಿದಾರರ ಆಕ್ಷೇಪ.



ಆರೋಗ್ಯ ಇಲಾಖೆಯಲ್ಲೂ ಇ–ಕಚೇರಿ ಜಾರಿ: ಸೂಚನೆ

ಬೆಂಗಳೂರು: ಆರೋಗ್ಯ ಇಲಾಖೆಯಡಿ ಬರುವ ಎಲ್ಲ ಕಡತ ಹಾಗೂ ಪತ್ರಗಳನ್ನು ಕಡ್ಡಾಯವಾಗಿ 2022ರ ಜ.1ರಿಂದ ಇ–ಕಚೇರಿ ತಂತ್ರಾಂಶದ ಮೂಲಕವೇ ಸಲ್ಲಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಇಲಾಖೆ ಆಯುಕ್ತ ಡಿ. ರಂದೀಪ್, 'ಜ.1ರಿಂದ ಕಾಗದದ ರೂಪದಲ್ಲಿರುವ ಪ್ರತಿಗಳನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ. ಸರ್ಕಾರಿ ಇ-ಆಡಳಿತದ ತಂತ್ರಾಂಶದಲ್ಲೇ ಎಲ್ಲ ಕಡತಗಳನ್ನು ಸಲ್ಲಿಸಬೇಕು. ಈ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಎರಡು ತಿಂಗಳು ಕಾಲಾವಕಾಶ ನೀಡಲಾಗಿತ್ತು. ಈಗಾಗಲೇ ಹಲವು ಕಡತಗಳನ್ನು ಇ–ಕಚೇರಿ ತಂತ್ರಾಂಶದ ಮೂಲಕವೇ ಸ್ವೀಕರಿಸಲಾಗುತ್ತಿದೆ. ಈ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸಲು ಇದೇ 30ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ' ಎಂದು ತಿಳಿಸಿದ್ದಾರೆ.

'ತಂತ್ರಾಂಶ ಬಳಕೆ ವೇಳೆ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಲ್ಲಿ ಉಪನಿರ್ದೇಶಕರನ್ನು (ಇ–ಆರೋಗ್ಯ) ಸಂಪರ್ಕಿಸಬೇಕು. ಈ ಪ್ರಕ್ರಿಯೆಯಲ್ಲಿ ಕಡತ ಸಲ್ಲಿಕೆ ವಿಳಂಬವಾದಲ್ಲಿ ಸಂಬಂಧಪಟ್ಟ ಶಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು' ಎಂದು ಅವರು ಎಚ್ಚರಿಸಿದ್ದಾರೆ.

ಸಾವಿತ್ರಿ ಸಲಗಾರ ವರ್ಗಾವಣೆಗೆ ಆಗ್ರಹ

ಬೆಳಗಾವಿ (ಸುವರ್ಣ ವಿಧಾನಸೌಧ): ಬೀದರ್ ಜಿಲ್ಲೆ ಬಸವ ಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಪತ್ನಿಯೂ ಆಗಿರುವ ತಹಶೀಲ್ದಾರ್ ಸಾವಿತ್ರಿ ಸಲಗಾರ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಕಾಂಗ್ರೆಸ್‌ನ ವಿಜಯ್ ಸಿಂಗ್ ವಿಧಾನ ಪರಿಷತ್‌ನಲ್ಲಿ ಮಂಗಳವಾರ ಆಗ್ರಹಿಸಿದರು.

ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, 'ಸ್ಥಳೀಯ ಶಾಸಕರ ಪತ್ನಿಯೇ ತಹಶೀಲ್ದಾರ್ ಹುದ್ದೆಯಲ್ಲಿದ್ದಾರೆ. ಇದು ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಿದಂತಾಗಿದೆ. ನೇರವಾಗಿ ಶಾಸಕರು ತಮ್ಮ ರಾಜಕೀಯ ಉದ್ದೇಶಗಳಿಗಾಗಿ ಪತ್ನಿಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಬಾರದು. ತಕ್ಷಣವೇ ಸಾವಿತ್ರಿ ಅವರನ್ನು ಬಸವಕಲ್ಯಾಣ ತಹಶೀಲ್ದಾರ್ ಹುದ್ದೆಯಿಂದ ವರ್ಗಾವಣೆ ಮಾಡಬೇಕು' ಎಂದರು. ಈ ಕುರಿತು ಮುಖ್ಯಮಂತ್ರಿ ಬುಧವಾರ ಉತ್ತರ ನೀಡಲಿದ್ದಾರೆ ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.

ಮೆಗಾ ಲೋಕ ಅದಾಲತ್: 3.37 ಲಕ್ಷ ಪ್ರಕರಣ ಇತ್ಯರ್ಥ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಇದೇ 18ರಂದು ಹಮ್ಮಿಕೊಂಡಿದ್ದ ವರ್ಷದ ಕೊನೆಯ ಲೋಕ ಅದಾಲತ್‌ನಲ್ಲಿ 3.37 ಲಕ್ಷ ಪ್ರಕರಣ ಇತ್ಯರ್ಥಪಡಿಸಲಾಗಿದ್ದು, ಸರ್ಕಾರಕ್ಕೆ ₹ 625 ಕೋಟಿ ಉಳಿತಾಯ ಮಾಡಲಾಗಿದೆ' ಎಂದು ಕೆಎಸ್‌ಎಲ್‌ಎಸ್‌ಎ ಕಾರ್ಯನಿರ್ವಾಹಕ ಅಧ್ಯಕ್ಷರೂ ಅದ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ತಿಳಿಸಿದರು.

ಈ ಕುರಿತಂತೆ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ ಅವರು, 'ಈ ಎಲ್ಲ ವ್ಯಾಜ್ಯಗಳು ಕೋರ್ಟ್‌ನಲ್ಲಿ ನಡೆದಿದ್ದೇ ಆಗಿದ್ದರೆ, ಅದರಿಂದ ಕೋರ್ಟ್ ಕಲಾಪ ನ್ಯಾಯಾಧೀಶರ ಸಮಯ, ಸಂಬಳ ಹಾಗೂ ಇತರೆ ಖರ್ಚುಗಳು ₹ 625 ಕೋಟಿ ಆಗುತ್ತಿತ್ತು. ಆದರೆ, ಇದನ್ನು ಲೋಕ ಅದಾಲತ್ ಮುಖಾಂತರ ಉಳಿತಾಯ ಮಾಡಲಾಗಿದೆ' ಎಂದು ತಿಳಿಸಿದರು.

'ಈ ಬಾರಿಯ ಮೆಗಾ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ, ಅಮಲ್ಜಾರಿ, ಪಾರ್ಟಿಷನ್, ಇತರೆ ಸಿವಿಲ್ ವ್ಯಾಜ್ಯಗಳು, ಎಜೆಕ್ಷಮೆಂಟ್/ಎಚ್‌ಆರ್‌ಎಸ್ ಪ್ರಕರಣಗಳು, ಎನ್‌ಐ ಆ್ಯಕ್ಟ್ (ಚೆಕ್ ಕೇಸು), ಕ್ರಿಮಿನಲ್ ಕಾಂಪೌಂಡಬಲ್, ಗ್ರಾಹಕರ ವೇದಿಕೆ, ಸಾಲ ವಸೂಲಾತಿ ಸೇರಿದಂತೆ ಒಟ್ಟು 5,53,726 ಪ್ರಕರಣಗಳನ್ನು ಲೋಕ ಅದಾಲತ್‌ಗೆ ಪರಿಗಣಿಸಲಾಗಿತ್ತು. ಇವುಗಳಲ್ಲಿ 3.37 ಲಕ್ಷ ಪ್ರಕರಣ ಇತ್ಯರ್ಥಪಡಿಸಲಾಗಿದೆ' ಎಂದರು.

'ಪ್ರಕರಣಗಳಿಗೆ ಸಂಬಂಧಿಸಿದಂತೆ ₹ 79.72 ಕೋಟಿ ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ₹ 212 ಕೋಟಿ ಸೇರಿದಂತಾಗಿದೆ. ಅಲ್ಲದೇ, ಕಕ್ಷಿದಾರರಿಗೆ ₹ 862 ಕೋಟಿ ಪರಿಹಾರ ದೊರಕಿಸಿಕೊಡಲಾಗಿದೆ' ಎಂದು ವಿವರಿಸಿದರು.

ವಾಣಿಜ್ಯ ನ್ಯಾಯಾಲಯ: ಬೆಂಗಳೂರಿನ ವಾಣಿಜ್ಯ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 113 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ₹ 157.18 ಕೋಟಿ ಪರಿಹಾರ ಒದಗಿಸಲಾಗಿದೆ.

ಕೈಗಾರಿಕಾ ನ್ಯಾಯಾಲಯ: ಬೆಂಗಳೂರಿನ ಕೈಗಾರಿಕಾ ನ್ಯಾಯಾಲಯದಲ್ಲಿ ಬಾಕಿ ಇದ್ದ 25 ಪ್ರಕರಣಗಳನ್ನು ಇತ್ಯರ್ಥಪಡಿಸಿ ₹ 2.03 ಕೋಟಿ ಪರಿಹಾರ ಕೊಡಿಸಲಾಗಿದೆ.

ಇತ್ಯರ್ಥವಾದ ಪ್ರಕರಣಗಳ ಸಂಖ್ಯೆ	
ಸಿವಿಲ್ ಕೇಸ್	14,895
ಕ್ರಿಮಿನಲ್ ಕೇಸ್	3,13,849
ಇತರೆ ಪ್ರಕರಣಗಳು	8,385



ಈ ವರ್ಷ ನಡೆದಿರುವ ನಾಲ್ಕು ಲೋಕ ಅದಾಲತ್‌ಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉತ್ತಮ ಯಶಸ್ಸು ದೊರೆತಿದ್ದು, ಇದಕ್ಕೆ ನ್ಯಾಯಾಂಗದ ಸಿಬ್ಬಂದಿಯ ಶ್ರಮ ಪ್ರಮುಖ ಕಾರಣ.

ಬಿ.ವೀರಪ್ಪ ನ್ಯಾಯಮೂರ್ತಿ

ಕಕ್ಷಿದಾರ ವೃದ್ಧೆಯ ಕಾಲಿಗೆ ನಮಿಸಿದ ನ್ಯಾಯಮೂರ್ತಿ ಬಿ.ವೀರಪ್ಪ

'ಪಾಲು ವಿಭಾಗಕ್ಕೆ ಸಂಬಂಧಿಸಿದಂತೆ ನಗರದ ಸಿಟಿ ಸಿವಿಲ್ ಕೋರ್ಟ್ ಹಾಲ್ 39ರಲ್ಲಿ ಬಾಕಿ ಇದ್ದ ಪ್ರಕರಣವೊಂದರಲ್ಲಿ 87 ವರ್ಷದ ವೃದ್ಧೆಯನ್ನು ಸಂಧಾನಕ್ಕೆ ಒಪ್ಪಿಸುವ ದಿಸೆಯಲ್ಲಿ ನಾನು ಆಕೆಯ ಕಾಲುಮುಟ್ಟಿ ನಮಸ್ಕರಿಸಿದೆ' ಎಂಬ ಅಂಶವನ್ನು ನ್ಯಾಯಮೂರ್ತಿ ವೀರಪ್ಪ ಇದೇ ವೇಳೆ ವಿವರಿಸಿದರು.

'ಆ ವೃದ್ಧೆಯನ್ನು ನೋಡಿದ ತಕ್ಷಣ ಮನಸ್ಸಿನಲ್ಲಿ ನನ್ನ ತಾಯಿಯ ಚಿತ್ರ ಮೂಡಿತು. ಕೂಡಲೇ ನಾನು ಆಕೆಯ ಕಾಲುಮುಟ್ಟಿ ನಮಸ್ಕರಿಸಿ, ಅಮ್ಮಾ ವ್ಯಾಜ್ಯ ಬಗೆಹರಿಸಿಕೊಳ್ಳಿ, ಸತ್ತಮೇಲೆ ಯಾರೂ ಏನನ್ನೂ ಹೊತ್ತುಕೊಂಡು ಹೋಗುವುದಿಲ್ಲ. ನೆಮ್ಮದಿಯಿಂದ ಬದುಕಿದರೆ ಅದೇ ಸಾರ್ಥಕ ಎಂದು ಹೇಳಿದೆ. ಕೂಡಲೇ ಆ ವೃದ್ಧೆ ನನ್ನ ಮಾತನ್ನು ಮನ್ನಿಸಿ ವ್ಯಾಜ್ಯ ಇತ್ಯರ್ಥಪಡಿಸಿಕೊಂಡರು' ಎಂದು ವೀರಪ್ಪ ಹೇಳಿದರು.

ವಿಶೇಷ ಪ್ರಕರಣಗಳು: ಧಾರವಾಡ ಜಿಲ್ಲೆಯ ಕುಂದಗೋಳ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇದ್ದ 35 ವರ್ಷ ಹಳೆಯ ಆಸ್ತಿ ವಿವಾದ ಲೋಕ ಅದಾಲತ್‌ನಲ್ಲಿ ಬಗೆಹರಿದಿದೆ.

- ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯದಲ್ಲಿ 17 ವರ್ಷಗಳಿಂದ ಬಾಕಿ ಇದ್ದ ಜೀವನಾಂಶ ಪ್ರಕರಣ ಇತ್ಯರ್ಥಪಡಿಸಿ, ಪತ್ನಿಗೆ 1.28 ಎಕರೆ ಜಮೀನು ಕೊಡಿಸಲಾಗಿದೆ ಎಂದೂ ಅವರು ತಿಳಿಸಿದರು.

37 ವೈವಾಹಿಕ ಪ್ರಕರಣಗಳಲ್ಲಿ ಒಂದಾದ ದಂಪತಿ

- ಮೈಸೂರು ಜಿಲ್ಲೆಯಲ್ಲಿನ ಕೌಟುಂಬಿಕ ನ್ಯಾಯಾಲಯದಲ್ಲಿ ಬಾಕಿ ಇದ್ದ 142 ವೈವಾಹಿಕ ಪ್ರಕರಣಗಳನ್ನು ಲೋಕ ಅದಾಲತ್ ವಿಚಾರಣೆ ನಡೆಸಿ ಇವುಗಳಲ್ಲಿ 25 ದಂಪತಿ ಮತ್ತೆ ಒಂದಾಗಿ ಹೊಸ ಬದುಕು ಆರಂಭಿಸಿದ್ದಾರೆ.
- ಧಾರವಾಡ-ಹುಬ್ಬಳ್ಳಿಯಲ್ಲಿ 2 ವೈವಾಹಿಕ ಪ್ರಕರಣಗಳಲ್ಲಿ ದಂಪತಿ ಒಗ್ಗೂಡಿ ಪ್ರಕರಣ ಇತ್ಯರ್ಥಪಡಿಸಿಕೊಂಡಿದ್ದಾರೆ.
- ಗದಗದಲ್ಲಿ 8 ವೈವಾಹಿಕ ಪ್ರಕರಣಗಳಲ್ಲಿ ದಂಪತಿ ಜೊತೆಯಾಗಿ ತಮ್ಮ ನಡುವಿನ ವ್ಯಾಜ್ಯ ಬಗೆಹರಿಸಿಕೊಂಡಿದ್ದಾರೆ.
- ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗದಲ್ಲಿ ತಲಾ ಒಂದೊಂದು ಪ್ರಕರಣದಲ್ಲಿ ದಂಪತಿ ತಮ್ಮ ವಿವಾದ ಬಗೆಹರಿಸಿಕೊಂಡು ಒಂದಾಗಿದ್ದಾರೆ.

ದೇಶವಿರೋಧಿ ಆರೋಪ: 20 ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ

ನವದೆಹಲಿ (ಪಿಟಿಐ): ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಗುಪ್ತಚರ ಸಂಸ್ಥೆಗಳ ಮಾಹಿತಿ ಮೇರೆಗೆ ಭಾರತ ವಿರೋಧಿ ಪ್ರಚಾರ ಮತ್ತು ನಕಲಿ ಸುದ್ದಿಗಳನ್ನು ಹರಡುತ್ತಿರುವ ಕಾರಣ 20 ಯೂಟ್ಯೂಬ್ ಚಾನೆಲ್‌ಗಳು, 2 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಲು ಆದೇಶಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಈ ಕುರಿತು ಸಚಿವಾಲಯವು ಸೋಮವಾರ ಎರಡು ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಈ 'ಯೂಟ್ಯೂಬ್' ಚಾನೆಲ್‌ಗಳು ಮತ್ತು ವೆಬ್‌ಸೈಟ್‌ಗಳು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುವ ಮಾಹಿತಿ ಜಾಲಕ್ಕೆ ಸೇರಿವೆ. ಭಾರತಕ್ಕೆ ಸಂಬಂಧಿಸಿದ ವಿವಿಧ ಸೂಕ್ಷ್ಮ ವಿಷಯಗಳ ಬಗ್ಗೆ ನಕಲಿ ಸುದ್ದಿಗಳನ್ನು ಹರಡುತ್ತಿವೆ ಎಂದು ತಿಳಿಸಿದೆ.

ಕಾಶ್ಮೀರ, ಸೇನೆ, ಭಾರತದಲ್ಲಿನ ಅಲ್ಪಸಂಖ್ಯಾತ ಸಮುದಾಯಗಳು, ರಾಮಮಂದಿರ, ಜನರಲ್ ಬಿಪಿನ್ ರಾವತ್ ಕುರಿತು ತಪ್ಪು ಮಾಹಿತಿ ನೀಡುವ ಪೋಸ್ಟ್ ಮಾಡಲು ಚಾನೆಲ್‌ಗಳನ್ನು ಬಳಸಲಾಗಿದೆ ಎಂದು ತಿಳಿಸಿದೆ.

ಶೌಚಗುಂಡಿ ಸ್ವಚ್ಛಗೊಳಿಸುವಂತೆ ಒತ್ತಡ : ಮೂವರ ವಿರುದ್ಧ ಪ್ರಕರಣ

ಬೆಂಗಳೂರು: ದಲಿತ ಕಾರ್ಮಿಕ ದೈವಾದೀನಂ (56) ಎಂಬುವರನ್ನು ಬಲವಂತದಿಂದ ಶೌಚಗುಂಡಿಗೆ ಇಳಿಸಿ ಅದನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿದ್ದ ಇಂದಿರಾನಗರದ ಆಸ್ಪತ್ರೆಯೊಂದರ ಮೂವರು ಸಿಬ್ಬಂದಿ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


'ದೈವಾದೀನಂ ಅವರ ಪರವಾಗಿ ಕರ್ನಾಟಕ ಸಮತಾ ಸೈನಿಕ ದಳದ ಕಾರ್ಯಕರ್ತರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎನ್.ಮಧುಸೂದನ್ ಅವರು ಆಸ್ಪತ್ರೆಯ ಸ್ವಚ್ಛತಾ ಮೇಲ್ವಿಚಾರಕ ಡಿ.ರಾಜಾ, ಗಿಲ್ಬರ್ಟ್ ಮತ್ತು ನಿರ್ವಾಹಕನ ವಿರುದ್ಧ ಇದೇ 15ರಂದು ದೂರು ನೀಡಿದ್ದಾರೆ. ಮೂವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

'ದೈವಾದೀನಂ ಅವರು ಆಸ್ಪತ್ರೆಯ ಕಾಯಂ ಉದ್ಯೋಗಿಯಾಗಿದ್ದು, 21 ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ಅವರನ್ನು ಶೌಚಗುಂಡಿಗೆ ಇಳಿದು ಸ್ವಚ್ಛಗೊಳಿಸುವಂತೆ ಸೂಚಿಸಲಾಗಿದೆ. ಅದನ್ನು ನಿರಾಕರಿಸಿದಾಗ ಸೇವೆಯಿಂದ ವಜಾಗೊಳಿಸುವುದಾಗಿ ಆರೋಪಿಗಳು ಬೆದರಿಸಿದ್ದಾರೆ. ಶೌಚಗುಂಡಿ ಶುಚಿಗೊಳಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿಯೂ ಬಲವಂತಪಡಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ' ಎಂದು ಅವರು ತಿಳಿಸಿದ್ದಾರೆ.

'ಶೌಚಗುಂಡಿ ಶುಚಿಗೊಳಿಸಲು ಕಾರ್ಮಿಕ ನಿರಾಕರಿಸಿದಾಗ, 'ಇದು ನಿನ್ನ ಕೆಲಸ. ಇದನ್ನು ಮಾಡಲೇಬೇಕು' ಎಂದು ಆಸ್ಪತ್ರೆಯ ಆಡಳಿತ ಮಂಡಳಿಯು ಬೆದರಿಸಿದ್ದಾಗಿಯೂ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆಸ್ಪತ್ರೆಯವರು ದೈವಾದೀನಂ ಅವರನ್ನು ಶೌಚಗುಂಡಿ ಸ್ವಚ್ಛಗೊಳಿಸಲು ಮತ್ತು ಆಸ್ಪತ್ರೆಯ ಕಸ ಸಂಗ್ರಹಿಸುವುದಕ್ಕೆಂದೇ ನಿಯೋಜಿಸಿದ್ದರು ಎಂದೂ ಗೊತ್ತಾಗಿದೆ' ಎಂದಿದ್ದಾರೆ.

'ಮತಾಂತರ ನಿಷೇಧ ಮಸೂದೆ ವಿರೋಧಿಸುತ್ತೇನೆ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ



ಬೆಳಗಾವಿ: 'ಮತಾಂತರ ನಿಷೇಧ ಮಸೂದೆಯನ್ನು ನಮ್ಮ ಪಕ್ಷದಿಂದ ಖಡಾಖಂಡಿತವಾಗಿ ವಿರೋಧಿಸುತ್ತೇವೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಇಲ್ಲಿನ ಅನಗೋಳದ ಕನಕದಾಸ ಕಾಲೊನಿಯಲ್ಲಿ ಮರುಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ, ಬಳಿಕ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪತ್ರಕರ್ತರೊಂದಿಗೆ ಮಂಗಳವಾರ ಅವರು ಮಾತನಾಡಿದರು.

'ಸದನದಲ್ಲಿ ಬಹುಮತ ಇದೆ ಎಂದು ಸರ್ಕಾರವು ಮನಬಂದಂತೆ ಮಾಡಲು ಬಿಡುವುದಿಲ್ಲ. ಮೇಲ್ಮನೆ ಹಾಗೂ ಕೆಳಮನೆ ಎರಡೂ ಕಡೆಯೂ ಅವರಿಗೆ ಬೆಂಬಲ ಕೊಡುವುದಿಲ್ಲ' ಎಂದು ಸ್ಪಷ್ಟಪಡಿಸಿದರು.

'ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆಯಾಗಲೆಂದು ಸುವರ್ಣ ವಿಧಾನಸೌಧ ನಿರ್ಮಿಸಿದೆವು. 2006ರಿಂದ ಇಲ್ಲಿವರೆಗೂ ಅದನ್ನು ಬಲಗೊಳಿಸುವ ಕೆಲಸ ನನ್ನನ್ನೂ ಸೇರಿದಂತೆ ಯಾರಿಂದಲೂ ಆಗಿಲ್ಲ. ಈಗ ನಡೆದಿರುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ಆಗಬೇಕು ಎಂದು ಸ್ಪೀಕರ್‌ಗೆ ಮನವಿ ಮಾಡಿದ್ದೆ. ಚರ್ಚಿಸುವುದಾಗಿ ಅವರು ಹೇಳಿದ್ದಕ್ಕೆ ಕಲಾಪದಲ್ಲಿ ಪಾಲ್ಗೊಳ್ಳುತ್ತಿದ್ದೇನೆ' ಎಂದರು.

ಪಂ.ಬಸವರಾಜ ಅವರ ಕಂಠ ಶುದ್ಧಿ ಕಾಳಜಿ ವಿವರಿಸಿದ ಪುತ್ರ

'ದೂರದ ಊರಿಗೂ ಕೊಡದಲ್ಲಿ ನೀರು ಕೊಂಡೊಯ್ಯುತ್ತಿದ್ದರು'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಪಂ. ಬಸವರಾಜ ರಾಜಗುರು ಅವರು ತಮ್ಮ ಕಂಠವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಕಠಿಣ ತಪಸ್ಸು ಮಾಡುತ್ತಿದ್ದರು. ಸಂಗೀತ ಕಛೇರಿ ಸಂಬಂಧ ದೂರದ ಊರುಗಳಿಗೆ ತೆರಳುವಾಗ ಎರಡು ಮೂರು ಕೊಡಗಳಲ್ಲಿ ನೀರನ್ನು ಕೊಂಡೊಯ್ಯುತ್ತಿದ್ದರು' ಎಂದು ಅವರ ಪುತ್ರ ನಿಜಗುಣ ರಾಜಗುರು ವರು ತಂದೆಯ ಸಾಧನೆಯ ಹಿಂದಿನ ಪರಿಶ್ರಮವನ್ನು ನೆನಪಿಸಿಕೊಂಡರು.

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ನಗರದಲ್ಲಿ ಮಂಗಳವಾರ ಹಮ್ಮಿಕೊಂಡ ಪಂ. ಬಸವರಾಜ ರಾಜಗುರು ಅವರ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

'ನವದೆಹಲಿ ಸೇರಿದಂತೆ ವಿವಿಧೆಡೆ ತೆರಳುತ್ತಿದ್ದ ತಂದೆ, ಸ್ವರ ಕೆಡುತ್ತದೆ ಎಂಬ ಕಾರಣಕ್ಕೆ ಹೊರಗಡೆ ನೀರನ್ನೂ ಕುಡಿಯುತ್ತಿರಲಿಲ್ಲ. ಜೀವನದುದ್ದಕ್ಕೂ ಅವರು ಧಾರವಾಡದ ನೀರನ್ನೇ ಕುಡಿದರು. ಗಾನಯೋಗಿ ಪಂಚಾಕ್ಷರಿ ಗವಾಯಿ ಅವರ ಪರಿಚಯ ಅವರ ಜೀವನದ ದಿಕ್ಕನ್ನೇ ಬದಲಾಯಿಸಿತು. ಇತ್ತೀಚಿನ ವರ್ಷಗಳಲ್ಲಿ ಸಂಗೀತ ಕಲಿಯುವವರಿಗೆ ಉತ್ತಮ ಗುರು ಸಿಗುವುದು ಪುಣ್ಯ. ಕಲಿಕೆಯೂ ವಾಣಿಜ್ಯೀಕರಣಗೊಂಡಿದ್ದು, ಎಷ್ಟು ದುಡ್ಡು ಕೊಡುತ್ತಾರೋ ಅಷ್ಟಕ್ಕೇ ಕಲಿಸುತ್ತಾರೆ' ಎಂದು ಬೇಸರ ವ್ಯಕ್ತಪಡಿಸಿದರು.

'ತಂದೆ ಜತೆ ಅನೇಕ ಕಾರ್ಯಕ್ರಮಗಳಿಗೆ ಅವರ ಜೊತೆಗೆ ತೆರಳಿ, ತಂಬೂರಿ ನುಡಿಸಿದ್ದೆ. ಕಾರಣಾಂತರಗಳಿಂದ ಅದನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ' ಎಂದರು.



ಕಾರ್ಯಕ್ರಮದಲ್ಲಿ ಪಂಡಿತ್ ಮುದ್ದು ಮೋಹನ್ ಮತ್ತು ಸಂಗಡಿಗರು ಹಿಂದೂಸ್ತಾನಿ ಸಂಗೀತ ಕಛೇರಿ ನಡೆಸಿಕೊಟ್ಟರು – ಪ್ರಜಾವಾಣಿ ಚಿತ್ರ

'ಸಂಗೀತ ಕ್ಷೇತ್ರದಲ್ಲಿ ಗುರುವೇ ಸರ್ವಸ್ವ'

'ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಭೀಮಸೇನ ಜೋಶಿ ಹಾಗೂ ಬಸವರಾಜ ರಾಜಗುರು ಅವರು ಎರಡು ನಕ್ಷತ್ರಗಳು. ಕಲಿಕೆಯ ಅವಕಾಶ ಇರದ ಊರಿನಲ್ಲಿ ಹುಟ್ಟಿದ ರಾಜಗುರು ಅವರು, ಶಿಕ್ಷಣವನ್ನು ಹುಡುಕಿಕೊಂಡು ಹೋಗಿ, ಇತಿಹಾಸ ರಚಿಸಿದರು. ಅವರ ಬಳಿ ಸುಮಾರು 25 ವರ್ಷಗಳ ಕಾಲ ನೆಚ್ಚಿನ ಶಿಷ್ಯನಾಗಿ ಸಂಗೀತ ಕಲಿತೆ. ಸಂಗೀತ ಕ್ಷೇತ್ರದಲ್ಲಿ ಗುರು–ಶಿಷ್ಯ ಪರಂಪರೆ ಅತಿ ಮುಖ್ಯ' ಎಂದು ಸಂಗೀತ ವಿದ್ವಾಂಸ ಹಾಗೂ ಗಾಯಕ ಗಣಪತಿ ಭಟ್ ಹಾಸಣಗಿ ತಿಳಿಸಿದರು.

ಪಂ. ಮುದ್ದು ಮೋಹನ್ ಅವರ ನೇತೃತ್ವದಲ್ಲಿ ಹಿಂದೂಸ್ತಾನಿ ಸಂಗೀತ ಕಚೇರಿ ನಡೆಯಿತು. ಪಂ. ವಿಶ್ವನಾಥ ನಾಕೋಡ್ (ತಬಲ), ಪಂ. ಪಂಚಾಕ್ಷರಯ್ಯ ಹಿರೇಮಠ (ಹಾರ್ಮೋನಿಯಂ), ವಿದುಷಿ ಪೂರ್ಣಿಮಾ ಭಟ್ ಕುಲಕರ್ಣಿ (ಗಾಯನ), ಪಂ. ರವೀಂದ್ರ ಯಾವಗಲ್ (ತಬಲ) ಹಾಗೂ ಪಂ. ಉಮಾಕಾಂತ ಪುರಾಣಿಕ್ ಅವರು (ಹಾರ್ಮೋನಿಯಂ) ಸಾಥ್ ನೀಡಿದರು.

ಕಾಲದ ಮಿತಿ ದಾಟಿದರು: ಶಿಕ್ಷಣ ತಜ್ಞ ಗುರುರಾಜ ಕರಜಗಿ, 'ಕೆಲ ವ್ಯಕ್ತಿಗಳು ನಿಧನರಾಗಿ ಹಲವು ವರ್ಷಗಳು ಕಳೆದರೂ ಅವರ ಚಿಂತನೆ ಹಾಗೂ ಕೊಡುಗೆಗಳು ಪ್ರಸ್ತುತವಾಗಿರುತ್ತವೆ. ಯಾರು ಕಾಲದ ಮಿತಿ ದಾಟಿ ಹೋಗುತ್ತಾರೋ ಅವರು ಯಾವಾಗಲೂ ಪ್ರಸ್ತುತ. ಅದೇ ರೀತಿ, ರಾಜಗುರು ಅವರು ಈಗಲೂ ಪ್ರಸ್ತುತ' ಎಂದು ಹೇಳಿದರು.

ಅಕಾಡೆಮಿ ಅಧ್ಯಕ್ಷ ಆನೂರು ಅನಂತಕೃಷ್ಣ ಶರ್ಮ, 'ಕಲೆ ಮತ್ತು ಕಲಾವಿದನಿಗೆ ಸಾವು ಇರುವುದಿಲ್ಲ.' ಎಂದರು.

ಸಂಕ್ಷಿಪ್ತ ಸುದ್ದಿ

ಚಳಿಗಾಲದ ಅಧಿವೇಶನ: ಇಂದು ಅಂತ್ಯ ಸಾಧ್ಯತೆ

ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನ ಬುಧವಾರವೇ (ಡಿ.22) ಮುಕ್ತಾಯಗೊಳ್ಳುವ ಸಾಧ್ಯತೆಗಳಿವೆ.

ಈ ಮೊದಲು ನಿಗದಿಯಾರುವಂತೆ, ಡಿ. 23ಕ್ಕೆ ಅಧಿವೇಶನ ಅಂತ್ಯಗೊಳ್ಳಬೇಕಿತ್ತು. ಕಾರ್ಯಸೂಚಿಯಲ್ಲಿದ್ದ ಬಹುತೇಕ ವಿಷಯ ಸರ್ಕಾರ ಸದನದಲ್ಲಿ ಪ್ರಸ್ತಾಪಿಸಿ, ಚರ್ಚೆ ನಡೆಸಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಬುಧವಾರವೇ ಮುಂದೂಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಯುನಿಟೆಕ್ ಮಾಜಿ ಪ್ರವರ್ತಕರು ಇ.ಡಿ ವಶಕ್ಕೆ

ನವದೆಹಲಿ: ರಿಯಲ್ ಎಸ್ಟೇಟ್ ಉದ್ಯಮ ಸಮೂಹ ಯುನಿಟೆಕ್‌ನ ಮಾಜಿ ಪ್ರವರ್ತಕರಾದ ಸಂಜಯ್ ಚಂದ್ರ, ಅಜಯ್ ಚಂದ್ರ ಸಹೋದರರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಶಕ್ಕೆ ನೀಡಿ ದೆಹಲಿ ಕೋರ್ಟ್ ಮಂಗಳವಾರ ಆದೇಶಿಸಿತು. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಚಂದ್ರ ಸಹೋದರರನ್ನು ಡಿ. 29ರವರೆಗೆ ಇ.ಡಿ ವಶಕ್ಕೆ ಒಪ್ಪಿಸಿ, ವಿಶೇಷ ನ್ಯಾಯಾಧೀಶ ಧರ್ಮೇಂದ್ರ ರಾಣಾ ಆದೇಶಿಸಿದರು.

ಪ್ರಸಕ್ತ ಸಾಲಿನ ₹ 1,492.97 ಕೋಟಿಯಲ್ಲಿ ಬಿಡುಗಡೆಯಾಗಿದ್ದು ₹ 415.16 ಕೋಟಿ ಮಾತ್ರ

ಕಡತದಲ್ಲೇ ಉಳಿದ 'ಕಲ್ಯಾಣ'!

● ರಾಜೇಶ್ ರೈ ಚಟ್ಲ

ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ (ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ) ಅಭಿವೃದ್ಧಿ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ'ಯನ್ನು ಬಲಪಡಿಸುವುದೂ ಸೇರಿದಂತೆ ನೀಡಿದ್ದ ಎಲ್ಲ 'ಭರವಸೆ'ಗಳು ಕಡತಗಳಲ್ಲಷ್ಟೆ ಉಳಿದಿವೆ!

ಮಂಡಳಿಗೆ ಈಗ ಹಂಚಿಕೆ ಮಾಡುತ್ತಿರುವ ವಾರ್ಷಿಕ ₹ 1,500 ಕೋಟಿಯನ್ನು ಕಾಲಮಿತಿಯಲ್ಲಿ ಸಮರ್ಪಕವಾಗಿ ವೆಚ್ಚಮಾಡಿದರೆ ಮುಂದಿನ ವರ್ಷ ₹ 3,000 ಕೋಟಿ ವಿಶೇಷ ಅನುದಾನ ನೀಡಲಾಗುವುದು ಎಂದು ಬೊಮ್ಮಾಯಿ ಇತ್ತೀಚೆಗೆ ಭರವಸೆ ನೀಡಿದ್ದಾರೆ. ಆದರೆ, ಪ್ರಸಕ್ತ ಸಾಲಿನಲ್ಲಿ ಹಂಚಿಕೆಯಾಗಿರುವ ₹ 1,492.97 ಕೋಟಿ (ನ. 30ರವರೆಗೆ) ಅನುದಾನದಲ್ಲಿ ಇದುವರೆಗೂ ಬಿಡುಗಡೆ ಆಗಿರುವುದು ₹ 415.16 ಕೋಟಿ ಮಾತ್ರ.

ಬಿಡುಗಡೆಯಾದ ಅನುದಾನ ಮತ್ತು ಹಿಂದಿನ ಬಾಕಿ ಸೇರಿ ₹ 620.65 ಕೋಟಿ ವೆಚ್ಚ ಮಾಡಿರುವ ಮಂಡಳಿ, ಬಾಕಿ ₹ 1,077.81 ಕೋಟಿಯ ನಿರೀಕ್ಷೆಯಲ್ಲಿದೆ. ಬಾಕಿ ಅನುದಾನ ಬಿಡುಗಡೆಗೆ ನ. 25ರಂದೇ ಆರ್ಥಿಕ ಇಲಾಖೆಗೆ ಕಡತ ಸಲ್ಲಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಮಧ್ಯೆ, 2022–23ನೇ ಸಾಲಿನಲ್ಲಿ ಪ್ರಮುಖ ಭಾಗಗಳ ಅಭಿವೃದ್ಧಿಗೆ ಜಿಲ್ಲಾ ಸಮಿತಿಗಳು ಮತ್ತು ಮಂಡಳಿ ಸೇರಿ ₹ 2,564.94 ಕೋಟಿ ಹೆಚ್ಚುವರಿ ಕ್ರಿಯಾ ಯೋಜನೆ ರೂಪಿಸಿದ್ದು, ಅನುದಾನ ನೀಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿವೆ ಎಂದೂ ಮೂಲಗಳು ಹೇಳಿವೆ.

ಅಧ್ಯಕ್ಷರಷ್ಟೆ ನೇಮಕ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸಲಾಗುವುದು ಎಂದು ಕಳೆದ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೇಳಿದ್ದರು. ಈ ಕಡತವೂ ಮುಖ್ಯಮಂತ್ರಿ ಬಳಿಯಲ್ಲೇ ಇದೆ. ಅ. 16ರಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರನ್ನು ಮಂಡಳಿಗೆ ಅಧ್ಯಕ್ಷರಾಗಿ ನೇಮಿಸಲಾಗಿದೆ.

ನೇಮಕಾತಿಯೂ ಇಲ್ಲ: ಮಂಡಳಿಯ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನಿಯೋಜನೆ ಮೇರೆಗೆ ತಕ್ಷಣ ತುಂಬಲು, ಉಳಿದ ಹುದ್ದೆಗಳನ್ನು ಆದ್ಯತೆ ಮೇಲೆ ತುಂಬಲು ಲೋಕೋಪಯೋಗಿ ಇಲಾಖೆಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಅ. 13ರಂದೇ ಪತ್ರ ಬರೆದಿದ್ದಾರೆ.

ಕಾರ್ಯಪಾಲಕ ಎಂಜಿನಿಯರ್ (5) ಮತ್ತು ಸೂಪರಿಂಟೆಂಡೆಂಟ್ ಎಂಜಿನಿಯರ್ (1) ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (13), ಸಹಾಯಕ ಎಂಜಿನಿಯರ್ (91), ಕಿರಿಯ ಎಂಜಿನಿಯರ್ (55) ಸೇರಿ ಒಟ್ಟು 164 ಎಂಜಿನಿಯರ್ ಹುದ್ದೆಗಳು ಖಾಲಿ ಉಳಿದಿವೆ.

ಹುದ್ದೆಗಳ ಭರ್ತಿ ಸಂಬಂಧ ಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರೂ ನ. 9ರಂದು ಲೋಕೋಪಯೋಗಿ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ. ನೇಮಕಾತಿಗೆ ಸಂಬಂಧಿಸಿದ ನಿರ್ಬಂಧ ಸಡಿಲಿಸಿ ಆರ್ಥಿಕ ಇಲಾಖೆ ನ. 24ರಂದು ಸುತ್ತೋಲೆ ಹೊರಡಿಸಿದೆ. ಆದರೆ, ನೇಮಕಾತಿ ವಿಷಯದಲ್ಲೂ ಯಾವುದೇ ಬೆಳವಣಿಗೆಗಳು ಆಗಿಲ್ಲ ಎಂದೂ ಮೂಲಗಳು ತಿಳಿಸಿವೆ.

ಅಂಕಿ-ಅಂಶಗಳು

₹8,878.33 ಕೋಟಿ ಮಂಡಳಿಗೆ 2013–14ರಿಂದ 2021–22ರ ವರೆಗೆ ಹಂಚಿಕೆಯಾದ ಅನುದಾನ

₹6,250.99 ಕೋಟಿ ಈವರೆಗೆ ಬಿಡುಗಡೆಯಾದ ಅನುದಾನ

₹2627.30 ಕೋಟಿ ಬಿಡುಗಡೆ ಬಾಕಿ

₹6,240.67 ಕೋಟಿ ಈವರೆಗೆ ವೆಚ್ಚವಾದ ಅನುದಾನ

ಪ್ರಜಾವಾಣಿ ವಿಶೇಷ

ಮಗಳನ್ನು ಕರೆದೊಯ್ಯಲು ತಂದೆಯ ವಿಫಲ ಯತ್ನ

ನಂಜನಗೂಡು: ವಿರೋಧವಿದ್ದರೂ ಮದುವೆಯಾದ ಮಗಳ ಜುಟ್ಟು ಹಿಡಿದು ತಂದೆಯು ಎಳೆದಾಡಿದ ಘಟನೆ ಇಲ್ಲಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆಯಿತು.

ತಾಲ್ಲೂಕಿನ ಹರತಲೆ ಗ್ರಾಮದ ಚೈತ್ರಾ ಹಾಗೂ ಹಲ್ಲರೆ ಗ್ರಾಮದ ಮಹೇಂದ್ರ ಪರಸ್ಪರ ಪ್ರೀತಿಸಿ ಡಿ.8ರಂದು ಮದುವೆಯಾಗಿದ್ದರು. ಮದುವೆ ನೋಂದಣಿಗಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಬಂದಿದ್ದಾಗ ಚೈತ್ರಾ ತಂದೆ ಬಸವರಾಜ ನಾಯ್ಕ ಮಗಳನ್ನು ತಮ್ಮೊಂದಿಗೆ ಕರೆದೊಯ್ಯಲು ವಿಫಲ ಯತ್ನ ನಡೆಸಿದರು. ಸ್ಥಳದಲ್ಲಿದ್ದ ಜನ ಹಾಗೂ ಅಧಿಕಾರಿಗಳು ತಿರುಗಿ ಬಿದ್ದ ಬಳಿಕ ಸುಮ್ಮನಾದರು.

ಈ ಮಧ್ಯೆ, ತಂದೆಯಿಂದ ಜೀವ ಬೆದರಿಕೆ ಇರುವುದಾಗಿ ಚೈತ್ರಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎರಡೂ ಮನೆಯವರ ಪೋಷಕರನ್ನು ಕರೆಸಿದ ಪೊಲೀಸರು ದಂಪತಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. 'ಮಗಳ ತಂಟೆಗೆ ಹೋಗುವುದಿಲ್ಲ' ಎಂದು ಬಸವರಾಜ ನಾಯ್ಕ ಅವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಬುಧವಾರ, ಡಿಸೆಂಬರ್ 22, 2021 | ₹ 6.00
www.prajavani.net
/prajavani.net @prajavani /prajavani http://bit.ly/Prajavani

ಪ್ರಜಾವಾಣಿ


ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ನೃತ್ಯ ವೈಭವ

ದೇವನಹಳ್ಳಿಯಲ್ಲಿ ಮಂಗಳವಾರ ಆಯೋಜಿಸಿದ್ದ ‘ಕಲಾ-64 ವಾರ್ಷಿಕೋತ್ಸವ’ ದಲ್ಲಿ ನೃತ್ಯ ಪ್ರದರ್ಶಿಸಿದ ಮಕ್ಕಳು



‘2025ರೊಳಗೆ ಕ್ಷಯ ಹೋಗಲಾಡಿಸಿ’



ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಪೌಷ್ಟಿಕ ಆಹಾರದ ಬೆಂಬಲ ಸೇರಿದಂತೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ 2025ರ ವೇಳೆಗೆ ರಾಜ್ಯವನ್ನು ಕ್ಷಯ ರೋಗ (ಟಿ.ಬಿ) ಮುಕ್ತ ಮಾಡಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

‘ಕ್ಷಯ ರೋಗ ನಿರ್ಮೂಲನೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಕಾರ್ಯಕ್ರಮಗಳನ್ನು ಜಾರಿ ಮಾಡಬೇಕು. ಈಗಾಗಲೇ ನಮ್ಮ ದೇಶವನ್ನು ಪೋಲಿಯೊ ಮುಕ್ತ ಮಾಡಲಾಗಿದೆ. ಆದರೆ, ಇದಕ್ಕಿಂತ ಹಿಂದೆ ಕಾಣಿಸಿಕೊಂಡಿದ್ದ ಕ್ಷಯವನ್ನು ಇನ್ನೂ ಹೋಗಲಾಡಿಸಲು ಸಾಧ್ಯವಾಗಲಿಲ್ಲ. 2025ರ ವೇಳೆಗೆ ಕ್ಷಯ ಮುಕ್ತ ದೇಶ ನಿರ್ಮಾಣದ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ರಾಜ್ಯದಲ್ಲಿ ಕೂಡ ಪೂರಕ ಕಾರ್ಯಕ್ರಮಗಳ ಮೂಲಕ ರೋಗವನ್ನು ನಿವಾರಿಸಬೇಕು’ ಎಂದು ತಿಳಿಸಿದ್ದಾರೆ.

‘ಗ್ರಾಮಪಂಚಾಯಿತಿ ಕಾರ್ಯಪಡೆಯಲ್ಲಿ ಟಿ.ಬಿ ಕಾರ್ಯಕ್ರಮದ ಸಿಬ್ಬಂದಿಯನ್ನು ಸದಸ್ಯರನ್ನಾಗಿ ಸೇರಿಸಬೇಕು. ಕುಟುಂಬ ಕಾರ್ಯಪಡೆ ಮತ್ತು ಗ್ರಾಮ ಆರೋಗ್ಯ, ನೈರ್ಮಲ್ಯ ಹಾಗೂ ಪೌಷ್ಟಿಕತೆ ಸಮಿತಿ ಸದಸ್ಯರನ್ನು ಸಕ್ರಿಯವಾಗಿ ತೊಡಗಿಸಿಕೊಂಡು, ಕ್ಷಯ ಮುಕ್ತಗೊಳಿಸಲು ಕಾರ್ಯತಂತ್ರ ರೂಪಿಸಬೇಕು. ತಿಂಗಳಿಗೊಮ್ಮೆ ಸಭೆ ನಡೆಸಿ, ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಬೇಕು’ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಟಿ.ಬಿ ಕಾರ್ಯಕ್ರಮಗಳನ್ನು ಜಾರಿ ಮಾಡಬೇಕು ಎಂದು ಸೂಚಿಸಿದ್ದಾರೆ.

ಗಾರ್ಮೆಂಟ್ಸ್: ಮಹಿಳಾ ನೌಕರರಿಗೆ ಉಚಿತ ಪಾಸ್- ಬಿಎಂಟಿಸಿ

ಬೆಂಗಳೂರು: ನಗರದ ಗಾರ್ಮೆಂಟ್ಸ್ ಕಾರ್ಖಾನೆಗಳ ಮಹಿಳಾ ನೌಕರರಿಗೆ ‘ವನಿತಾ ಸಂಗಾತಿ’ ಯೋಜನೆಯಡಿ ಜ. 22ರಿಂದ ಮಾಸಿಕ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.

ಕಾರ್ಖಾನೆಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಕಾರ್ಮಿಕರಿದ್ದು, ಅದರಲ್ಲಿ ಶೇ 80ರಷ್ಟು ಮಹಿಳಾ ಕಾರ್ಮಿಕರೇ ಇದ್ದಾರೆ. ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಅವರಿಗೆ ಪಾಸ್ ವಿತರಿಸಲಾಗುತ್ತಿದೆ. ಮಹಿಳಾ ನೌಕರರು ಕಾರ್ಖಾನೆಯ ಮಾಲೀಕರಿಗೆ ಮನವಿ ಸಲ್ಲಿಸಬೇಕು. ಕಾರ್ಖಾನೆಯ ಮಾಲೀಕರಿಂದ ಶೇ 40ರಷ್ಟು ಮೊತ್ತ ಪಡೆದು ಪಾಸ್ ವಿತರಿಸಲಾಗುವುದು.

ಕಾರ್ಖಾನೆಗಳ ಮಾಲೀಕರು ಕಾರ್ಮಿಕ ಕಲ್ಯಾಣ ಮಂಡಳಿಗೆ ಇ–ಮೇಲ್ (ವಿಳಾಸ: welfarecommissioner123@gmail.com) ಕಳುಹಿಸಬೇಕು. ಕಾರ್ಮಿಕ ಮಂಡಳಿಯಿಂದ ಪರಿಶೀಲನೆಯಾಗಿ ಬರುವ ಕಾರ್ಮಿಕರಿಗೆ ಕೆಂಪೇಗೌಡ ಬಸ್ ನಿಲ್ದಾಣದ ಕೌಂಟರ್‌ನಲ್ಲಿ ಪಾಸ್ ವಿತರಿಸಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.

ಪ್ರಶಸ್ತಿ ಆಯ್ಕೆಗೆ ಸಮಿತಿ ರಚನೆ

ಬೆಂಗಳೂರು: ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ಸ್ಥಾಪಿಸಲಾದ ರಾಜ್ಯ ಪ್ರಶಸ್ತಿಗೆ ಅರ್ಹರ ಆಯ್ಕೆಗಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್ ನೇತೃತ್ವದಲ್ಲಿ ಏಳು ಮಂದಿಯ ಸಮಿತಿ ರಚಿಸಲಾಗಿದೆ.

ಮಲ್ಲೇಪುರಂ ಜಿ. ವೆಂಕಟೇಶ್, ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ರತ್ನಾಕರ ಮಲ್ಲಮೂಲೆ, ಗುರುಲಿಂಗಪ್ಪ ದಬಾಲೆ ಹಾಗೂ ಪ್ರದೀಪ್ ಕುಮಾರ ಕಲ್ಕೂರ ಸಮಿತಿಯಲ್ಲಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಅವರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಈ ಪ್ರಶಸ್ತಿಯು ₹ 1 ಲಕ್ಷ ನಗದು ಹೊಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು: ನಗರದಲ್ಲಿ ನೆಲದಡಿ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಯಿಂದಾಗಿ ಇದೇ 22ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಮಾಳಗಾಳ, ಬಿ.ಎಚ್.ಇ.ಎಲ್ ಮುಂಭಾಗ, ಮೈಸೂರು ಮುಖ್ಯ ರಸ್ತೆ, ಕೃಷ್ಣ ಗಾರ್ಡನ್, ಹರ್ಷ ಬಡಾವಣೆ, ವಿದ್ಯಾಪೀಠ ರಸ್ತೆ, ಬಿ.ಜಿ.ಎಸ್. ಹಾಸ್ಪಿಟಲ್ ರಸ್ತೆ, ಮೈಸೂರು ಹೆದ್ದಾರಿ, ಜೆ.ಎಂ. ಕಾಟೇಜ್, ಸುರಾನ ನಗರ, ಸಪ್ತಗಿರಿ ಬಡಾವಣೆ, ವಿಪ್ರೊ ಬಡಾವಣೆ, ವೇಣುಗೋಪಾಲ ನಗರ, ಕಾರಂಜಿ ಡಾಭಾ, ಗ್ಯಾಸ್ ಗೋಡೌನ್, ಪೈಪ್ ಲೈನ್ ರಸ್ತೆ, ವಿ.ಐ.ಪಿ.ಎಕ್ಸ್‌ಟೆನ್ಷನ್, ಜಲಮಂಡಳಿ ಪ್ರದೇಶ, ರಾಬಿನ್ ಚಿತ್ರಮಂದಿರ ವೃತ್ತ, ರೈಲು ನಿಲ್ದಾಣ ರಸ್ತೆ, ಅಂಚೆ ಕಚೇರಿ ರಸ್ತೆ, ಉಲ್ಲಾಳನಗರ, ಮಾರುತಿನಗರ, ಉತ್ತರಹಳ್ಳಿ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಬಡಾವಣೆ, ಉಪಕಾರ ಬಡಾವಣೆ, ಆರ್.ಟಿ.ಒ ಕಚೇರಿ ಮುಖ್ಯ ರಸ್ತೆ, ಆರ್.ಆರ್. ರೆಸಿಡೆನ್ಸಿ, ಬಿ.ಇ.ಎಲ್ 1ನೇ ಮತ್ತು 2ನೇ ಹಂತ, ಗಾಂಧಿ ಪಾರ್ಕ್, ಸರ್.ಎಂ.ವಿ 3ನೇ ಮತ್ತು 5ನೇ ಬ್ಲಾಕ್, ಉಡುಪಿ ಹೋಟೆಲ್ ರಸ್ತೆ, ಭವಾನಿನಗರ, ಅಮ್ಮ ಆಶ್ರಮ ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆಗಳು.

ಬುಧವಾರ, ಡಿಸೆಂಬರ್ 22, 2021 | ಬೆಂಗಳೂರು | ₹ 6.00 | ಸಂಪುಟ 74 | ಸಂಚಿಕೆ 353 | ಪುಟ 18
• www.prajavani.net
/prajavani.net @prajavani /prajavani http://bit.ly/Prajavani

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ



ಸೆನ್ಸೆಕ್ಸ್	ನಿಫ್ಟಿ	ಚಿನ್ನ (Std. 10g)	ಶುದ್ಧ ಬೆಳ್ಳಿ (kg)	₹/$
56,319 ▲	16,770 ▲	₹49,780 (ಬೆಂಗಳೂರು)	₹63,500 (ಬೆಂಗಳೂರು)	75.59 ▲

ಬಹಿರಂಗ ಸಂಭ್ರಮಕ್ಕೆ ನಿರ್ಬಂಧ

ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿ: ಹೊಸ ವರ್ಷಾಚರಣೆಗೆ ಕಡಿವಾಣ

ಪ್ರಜಾವಾಣಿ ವಾರ್ತೆ

ಬೆಳಗಾವಿ (ಸುವರ್ಣ ವಿಧಾನಸೌಧ): ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿರುವ ಕಾರಣದಿಂದ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದಾದ್ಯಂತ ಬಹಿರಂಗ ಸಂಭ್ರಮಾಚರಣೆ ಮತ್ತು ಡಿ.ಜೆ. ಧ್ವನಿವರ್ಧಕ ಬಳಸಿ ಮೋಜು ಕೂಟಗಳನ್ನು ನಡೆಸುವುದನ್ನು ನಿಷೇಧಿಸುವ ತೀರ್ಮಾನವನ್ನು ಕೈಗೊಂಡಿದೆ.

ಆರೋಗ್ಯ ಹಾಗೂ ಉನ್ನತ ಶಿಕ್ಷಣ ಸಚಿವರು ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್ ನಿಯಂತ್ರಣ ಕುರಿತು ಚರ್ಚಿಸಿದರು. ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆಗೂ ಸಮಾಲೋಚಿಸಿ, ಈ ನಿರ್ಧಾರಗಳನ್ನು ಕೈಗೊಂಡರು. ಹೊಸ ನಿರ್ಬಂಧಗಳನ್ನು ವಿಧಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸಂಜೆಯೇ ಆದೇಶ ಹೊರಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ, 'ಸೋಂಕು ನಿಯಂತ್ರಣ ಮತ್ತು ಓಮೈಕ್ರಾನ್ ವೈರಾಣುವಿನ ಹರಡುವಿಕೆ ಕುರಿತು ಚರ್ಚಿಸಲಾಯಿತು. ಹೊಸ ವರ್ಷದಲ್ಲಿ ರಾಜ್ಯದ ಯಾವುದೇ ಭಾಗದಲ್ಲೂ ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ' ಎಂದರು.


'ವರ್ಷಾಚರಣೆ ಹೆಸರಿನಲ್ಲಿ ಜನರು ಗುಂಪು ಸೇರುವಂತಿಲ್ಲ. ಬೆಂಗಳೂರಿನ ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲೂ ಅಂತಹ ಆಚರಣೆಗೆ ಅವಕಾಶವಿಲ್ಲ. ಡಿ. 30ರಿಂದ ಜ.2ರವರೆಗೂ ರಾಜ್ಯದಾದ್ಯಂತ ಈ ನಿಷೇಧ ಜಾರಿಯಲ್ಲಿರಲಿದೆ' ಎಂದು ತಿಳಿಸಿದರು.

ಶೇ 50ರಷ್ಟು ಭರ್ತಿಗೆ ಅವಕಾಶ: ಹೊಸ ವರ್ಷಾಚರಣೆ ವೇಳೆ ಬಾರ್, ರೆಸ್ಟೋರೆಂಟ್‌ಗ, ಹೋಟೆಲ್, ಕ್ಲಬ್, ಪಬ್‌ಗಳಲ್ಲಿ ಸಾಮರ್ಥ್ಯದ ಶೇ 50ರಷ್ಟು ಜನರಿಗೆ ಪ್ರವೇಶ ನೀಡಬಹುದು. ಡಿ.ಜೆ. ಧ್ವನಿವರ್ಧಕಗಳ ಬಳಕೆ, ವಿಶೇಷ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ಇರುವುದಿಲ್ಲ ಎಂದು ಸಿ.ಎಂ ಹೇಳಿದರು.

ಅಪಾರ್ಟ್‌ಮೆಂಟ್‌ಗಳಿಗೂ ಈ ನಿರ್ಬಂಧ ಅನ್ವಯವಾಗುತ್ತದೆ. ಕೋವಿಡ್ ಮಾರ್ಗಸೂಚಿ ಮತ್ತು ನಿರ್ಬಂಧಗಳನ್ನು ಪಾಲಿಸುವ ಹೊಣೆಯನ್ನು ಆಯಾ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳ ಸಂಘಗಳಿಗೇ ವಹಿಸಲಾಗುವುದು ಎಂದರು.

ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ನಡೆಸುವಂತಿಲ್ಲ. ಗುಂಪು ನೃತ್ಯ, ಸಂಗೀತ ಕಾರ್ಯಕ್ರಮ ಹೋಟೆಲ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರೂ ಎರಡು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಕ್ರಿಸ್‌ಮಸ್‌ಗೆ ಅಡ್ಡಿ ಇಲ್ಲ



'ಹೊಸ ವರ್ಷಾಚರಣೆಗೆ ವಿಧಿಸುತ್ತಿರುವ ನಿರ್ಬಂಧಗಳು ಕ್ರಿಸ್‌ಮಸ್ ಹಬ್ಬದ ಆಚರಣೆಗೆ ಅಡ್ಡಿಯುಂಟು ಮಾಡುವುದಿಲ್ಲ. ಕ್ರಿಸ್‌ಮಸ್ ವೇಳೆ ಯಾವುದೇ ರೀತಿಯ ಬಹಿರಂಗ ಕೂಟಗಳು ಇರುವುದಿಲ್ಲ. ಚರ್ಚ್‌ಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ. ಅದು ಮುಂದುವರಿಯಲಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕಾರ್ಯಸೂಚಿ ಪಟ್ಟಿ ಹರಿದೆಸೆದ ಡಿಕೆಶಿ • ಬಿಜೆಪಿ–ಕಾಂಗ್ರೆಸ್ ಜಟಾಪಟಿ

ಮತಾಂತರ ಮಸೂದೆಗೆ 'ಕೈ' ಕಿಡಿ

ಪ್ರಜಾವಾಣಿ ವಾರ್ತೆ


ಬೆಳಗಾವಿ (ಸುವರ್ಣ ವಿಧಾನಸೌಧ): ವಿರೋಧಪಕ್ಷಗಳ ತೀವ್ರ ವಿರೋಧ, ಆಕ್ರೋಶ ಭರಿತ ಮಾತುಗಳ ಮಧ್ಯೆಯೇ ಮತಾಂತರವನ್ನು ನಿಷೇಧಿಸುವ ಮಸೂದೆಯನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿತು.

ಭೋಜನ ವಿರಾಮದ ಬಳಿಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೆಚ್ಚುವರಿ ಕಾರ್ಯಸೂಚಿ ಅಡಿ ಮಸೂದೆ ಮಂಡಿಸುವುದಾಗಿ ಹೇಳಿ, ಧ್ವನಿಮತದ ಮೂಲಕ ಮಂಡನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಅವಕಾಶ ನೀಡಿದರು. 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ 2021' ಅನ್ನು ಜ್ಞಾನೇಂದ್ರ ಮಂಡಿಸಿದರು.

ಆದರೆ, ಆ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ನ ಪ್ರಮುಖ ನಾಯಕರು ಸದನದ ಒಳಗೆ ಇರಲಿಲ್ಲ. ಮಸೂದೆ ಮಂಡನೆ ಆಗುತ್ತಿರುವ ಮಾಹಿತಿ ಸಿಗುತ್ತಿದ್ದಂತೆ ಅವರು ಒಳಗೆ ದೌಡಾಯಿಸಿದರು. ಆ ವೇಳೆಗಾಗಲೇ ಮಸೂದೆ ಮಂಡನೆ ಆಗಿತ್ತು.

4ನೇ ಪುಟ ನೋಡಿ

ಈಶ್ವರಪ್ಪ–ಎಚ್‌ಡಿಕೆ ಮಧ್ಯೆ ವಾಗ್ವಾದ



ಕುಮಾರಸ್ವಾಮಿ

'ಮತಾಂತರ ನಿಷೇಧ ಕಾಯ್ದೆಯನ್ನು ತರದೇ ಇದ್ದರೆ, ಭಾರತವು ಪಾಕಿಸ್ತಾನ ದಂತೆ ಆಗುತ್ತದೆ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಜತೆಗೆ ವಾಗ್ವಾದಕ್ಕೆ ಕಾರಣವಾಯಿತು.

'ಪಾಕಿಸ್ತಾನದಲ್ಲಿ ಶೇ 24 ರಷ್ಟು ಇದ್ದ ಹಿಂದೂಗಳ ಸಂಖ್ಯೆ ಈಗ ಶೇ 3 ಕ್ಕೆ ಇಳಿದಿದೆ. ಭಾರತವನ್ನು ಪಾಕಿಸ್ತಾನ ಆಗಲು ಬಿಡುವುದಿಲ್ಲ. ಹಿಂದೂಗಳು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ. ಭಾರತದಲ್ಲಿ ಹಿಂದೂ ಧರ್ಮ ಉಳಿಯಬೇಕು' ಎಂದು ಏರಿದ ಧ್ವನಿಯಲ್ಲಿ ಹೇಳಿದರು.

ಇದಕ್ಕೆ ತಿರುಗೇಟು ನೀಡಿದ ಎಚ್.ಡಿ.ಕುಮಾರಸ್ವಾಮಿ, ನೀವು ಈ ರೀತಿ ಸುಳ್ಳು ಹೇಳಬೇಡಿ. ಭಾರತ ಆ ರೀತಿ ಆಗುವುದಕ್ಕೆ ಸಾಧ್ಯವಿಲ್ಲ. ಈ ಮಣ್ಣಿಗೆ ಅಂತಹ ಶಕ್ತಿ ಇದೆ ಎಂದರು.

'ಈ ದೇಶದಲ್ಲಿ ಕ್ರೈಸ್ತರಾಗಿ, ಮುಸ್ಲಿಮರಾಗಿ ಮತಾಂತರವಾಗಲು ಕಾರಣ ಯಾರು? ಶೂದ್ರರನ್ನು ಬದುಕಲು ಬಿಟ್ಟಿರಲಿಲ್ಲ, ಹೀಗಾಗಿ ಮತಾಂತರಗೊಂಡಿದ್ದಾರೆ. ಅಂಬೇಡ್ಕರ್ ಅವರು ಬೌದ್ಧ ಮತಕ್ಕೆ ಮತಾಂತರವಾಗಲಿಲ್ಲವೆ? ಹಿಂದೂ ಧರ್ಮದ ಹೆಸರು ಹೇಳಿ ಎಷ್ಟು ವರ್ಷ ರಾಜಕೀಯ ಮಾಡುತ್ತೀರಿ' ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು.



ಈಶ್ವರಪ್ಪ

'ನಾವು ಮಸೂದೆ ತಂದೇ ತರುತ್ತೇವೆ. ಮತಾಂತರ ತಡೆಯುತ್ತೇವೆ' ಎಂದು ಈಶ್ವರಪ್ಪ ಪ್ರತಿಪಾದಿಸಿದರು.

'ಕಳ್ಳತನದಲ್ಲಿ ಮಂಡನೆ'



'ಕಳ್ಳತನದಿಂದ ಮಸೂದೆ ಮಂಡನೆ ಮಾಡಿದ್ದೀರಿ. ನಿಮ್ಮ ಕ್ರಮವನ್ನು ನಾವು ಒಪ್ಪುವುದಿಲ್ಲ' ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹರಿಹಾಯ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಕಾಗೇರಿ, 'ಸರ್ಕಾರ ಕಳ್ಳತನದಿಂದ ಮಸೂದೆ ಮಂಡಿಸಿದೆಯೇ' ಎಂದು ಮಧುಸ್ವಾಮಿ ಅವರತ್ತ ನೋಡಿ ಪ್ರಶ್ನಿಸಿದರು.

'ನಿನ್ನೆ ರಾತ್ರಿ ಮಸೂದೆಯ ಪ್ರತಿಗಳು ಸಿದ್ಧವಾಗಿರಲಿಲ್ಲ. ಇವತ್ತು ಬೆಳಿಗ್ಗೆ ಮಸೂದೆ ಪ್ರತಿಗಳು ಸಿದ್ಧವಾಗಿವೆ ಎಂದು ಹೇಳಿದ್ದರಿಂದ, ಹೆಚ್ಚುವರಿ ಅಜೆಂಡಾ ತರಲಾಯಿತು. ಹೀಗಾಗಿ ತಂದಿದ್ದೇವೆ' ಎಂದು ಕಾಗೇರಿ ಹೇಳಿದರು.

'ಕದ್ದು ಮುಚ್ಚಿ ಮಾಡಿಲ್ಲ. ಮಸೂದೆಯನ್ನು ಬೀದಿಯಲ್ಲಿ ಮಂಡಿಸಿಲ್ಲ. ಸಭಾಧ್ಯಕ್ಷರು, ಶಾಸಕರ ಮಧ್ಯೆ ರಾಜಾರೋಷವಾಗಿಯೇ ಮಂಡಿಸಿದ್ದೇವೆ' ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ಮಹಿಳೆಯರ ಮತ ಕೇಳಿದ ಪ್ರಧಾನಿ

ಲಖನೌ: ಉತ್ತರ ಪ್ರದೇಶ ವಿಧಾನಸಭೆಗೆ ಕೆಲ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರನ್ನು ಕೇಳಿಕೊಂಡರು. ಪ್ರಯಾಗ್‌ರಾಜ್‌ನಲ್ಲಿ ನಡೆದ ಸ್ವಸಹಾಯ ಸಂಘಗಳ ಸಮಾವೇಶ ಉದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು. 6

ರೈತರ ನೆರವಿಗೆ ಸಂಕಲ್ಪ: ಬಸವರಾಜ ಬೊಮ್ಮಾಯಿ

ಬೆಳೆನಷ್ಟ ಪರಿಹಾರ ಹೆಚ್ಚಳ

ಪ್ರಜಾವಾಣಿ ವಾರ್ತೆ

ಬೆಳಗಾವಿ (ಸುವರ್ಣ ವಿಧಾನಸೌಧ): 'ಅತಿವೃಷ್ಟಿ, ಪ್ರವಾಹದಿಂದ ಸಂಕಷ್ಟಕ್ಕೆ ತುತ್ತಾಗಿರುವ ರೈತರ ನೆರವಿಗೆ ನಿಲ್ಲುವತ್ತ ಸರ್ಕಾರ ಪ್ರಾಮಾಣಿಕ ಹೆಜ್ಜೆಯಿಟ್ಟಿದ್ದು, ಪರಿಹಾರ ಮೊತ್ತವನ್ನು ಹೆಚ್ಚಿಸಲು ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರ ನೀಡುವ ಪರಿಹಾರ ಮೊತ್ತದ ಜತೆಗೆ ಪ್ರತಿ ಹೆಕ್ಟೇರ್ ಮಳೆಯಾಶ್ರಿತ ಬೆಳೆಗಳಿಗೆ ₹6,800, ನೀರಾವರಿ ಬೆಳೆಗಳಿಗೆ ₹11,500 ಮತ್ತು ತೋಟಗಾರಿಕಾ ಬೆಳೆಗಳಿಗೆ ₹ 10,000 ಹೆಚ್ಚುವರಿಯಾಗಿ ನೀಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಪ್ರಕಟಿಸಿದರು.

ಅತಿವೃಷ್ಟಿಯ ಕುರಿತು ವಿಧಾನಸಭೆಯಲ್ಲಿ ನಾಲ್ಕು ದಿನ ನಡೆದ ಸುದೀರ್ಘ ಚರ್ಚೆಗೆ ಕಂದಾಯ ಸಚಿವ ಆರ್. ಅಶೋಕ ಅವರು ಮಂಗಳವಾರ ಉತ್ತರ ನೀಡಿದರು. ಈ ವೇಳೆಯಲ್ಲಿ ಮಧ್ಯ ಪ್ರವೇಶಿಸಿದ ಬೊಮ್ಮಾಯಿ ಪರಿಹಾರದ ಹೆಚ್ಚುವರಿ ಮೊತ್ತವನ್ನು ಪ್ರಕಟಿಸಿದರು.

'ನಮ್ಮ ಸರ್ಕಾರ ರೈತರ ಪರವಾಗಿದೆ. ಕೋವಿಡ್‌ನ ಕಷ್ಟಕಾಲದಲ್ಲೂ ಪರಿಹಾರ ಮೊತ್ತವನ್ನು ಹೆಚ್ಚಿಸುವ ಸಂಕಲ್ಪ ಮಾಡಿದ್ದೇವೆ. ಇದರಿಂದ 12.69 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ರಾಜ್ಯ ಸರ್ಕಾರಕ್ಕೆ ₹1,200 ಕೋಟಿ ಹೆಚ್ಚುವರಿ ಹೊರೆಯಾಗಲಿದೆ ಎಂದು ಹೇಳಿದರು.

ಪರಿಷ್ಕೃತ ಪರಿಹಾರ (ಪ್ರತಿ ಹೆಕ್ಟೇರ್‌ಗೆ)

ವಿಧ	ಹಿಂದಿನ ಮೊತ್ತ (ಎನ್‌ಡಿಆರ್‌ಎಫ್)	ಹೆಚ್ಚಳದ ಮೊತ್ತ	ಒಟ್ಟು (₹)
ಮಳೆಯಾಶ್ರಿತ ಬೆಳೆ	6,800	6,800	13,600
ನೀರಾವರಿ ಬೆಳೆ	13,500	11,500	25,000
ತೋಟಗಾರಿಕಾ ಬೆಳೆ	18,000	10,000	28,000

ಬೆಳೆ ಪರಿಹಾರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಇದೇ ಮೊದಲ ಬಾರಿಗೆ ಸಮೀಕ್ಷೆ ಮಾಡಿ ಆ್ಯಪ್ ಮೂಲಕ ಮಾಹಿತಿ ನೀಡಿದ 48 ಗಂಟೆಗಳಲ್ಲಿ ರೈತರ ಖಾತೆಗೇ ಪರಿಹಾರ ಮೊತ್ತ ಜಮೆ ಮಾಡಲಾಗುತ್ತಿದೆ. ಮೂರು ತಿಂಗಳಲ್ಲಿ 14 ಲಕ್ಷಕ್ಕೂ ಹೆಚ್ಚು ರೈತರಿಗೆ ಪರಿಹಾರ ವಿತರಿಸಿರುವುದು ದಾಖಲೆ ಎಂದು ತಿಳಿಸಿದರು.

ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭೌತಿಕ ತರಗತಿಗಳು ಆರಂಭವಾಗದ ಕಾರಣ ತಡವಾಗಿತ್ತು. 2.40 ಲಕ್ಷ ಪಿಯುಸಿ ವಿದ್ಯಾರ್ಥಿಗಳಿಗೆ ವಿತರಿಸಿದ್ದು, ಪದವಿ ವಿದ್ಯಾರ್ಥಿಗಳಿಗೆ ಸದ್ಯವೇ ವಿತರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಕಂದಾಯ ಸಚಿವ ಆರ್.ಅಶೋಕ ಮಾತನಾಡಿ, ಈವರೆಗೆ ಬೆಳೆ ಹಾನಿಗೆ 14.42 ಲಕ್ಷ ರೈತರ ಖಾತೆಗಳಿಗೆ ₹926.47 ಕೋಟಿ ನೇರವಾಗಿ ಪರಿಹಾರ ಮೊತ್ತ ಪಾವತಿ ಮಾಡಲಾಗಿದೆ. 54,716 ಮನೆಗಳಿಗೆ ಹಾನಿಯಾಗಿದ್ದು, ದುರಸ್ತಿಗೆ ₹333.9 ಕೋಟಿ ಜಿಲ್ಲಾಧಿಕಾರಿಗಳಿಗೆ ಪಾವತಿ ಮಾಡಲಾಗಿದೆ ಎಂದರು.

2021 ರಲ್ಲಿ ಒಟ್ಟು 45,119 ಕಿ.ಮೀ ರಸ್ತೆ, 3306 ಸೇತುವೆಗಳು, 44,149 ವಿದ್ಯುತ್ ಕಂಬಗಳು, 993 ಸಣ್ಣ ನೀರಾವರಿ ಕೆರೆಕಟ್ಟೆಗಳು, 1600 ನೀರು ಸರಬರಾಜು ರಚನೆಗಳು ಹಾಗೂ 13,419 ಸರ್ಕಾರಿ ಕಟ್ಟಡಗಳು ಹಾನಿಯಾಗಿವೆ. ಮೂಲ ಸೌಕರ್ಯಗಳ ಹಾನಿಯಿಂದ ₹6,556.58 ಕೋಟಿ ನಷ್ಟವಾಗಿದೆ. ಮೂಲ ಸೌಕರ್ಯಗಳ ತುರ್ತು ದುರಸ್ತಿಗಾಗಿ ಕಂದಾಯ ಇಲಾಖೆ ವತಿಯಿಂದ ₹100 ಕೋಟಿ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ₹310 ಕೋಟಿ ಸೇರಿ ಒಟ್ಟು ₹410 ಕೋಟಿ ಬಿಡುಗಡೆಗೊಳಿಸಲಾಗಿದೆ ಎಂದು ಅವರು ವಿವರಿಸಿದರು.

4ನೇ ಪುಟ ನೋಡಿ

ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳ

ಪ್ರಜಾವಾಣಿ ವಾರ್ತೆ

ಬೆಳಗಾವಿ: 2018ರಿಂದ ಈಚೆಗೆ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲೇ ಸಾಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅವರು ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಒದಗಿಸಿದ್ದಾರೆ.

2018ರಿಂದ ಈವರೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಆರೋಪದಡಿ 7,301 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ 915 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು

ಅಪರಾಧ	2018	2019	2020	2021
ಅತ್ಯಾಚಾರ	486	495	480	507
ಲೈಂಗಿಕ ದೌರ್ಜನ್ಯ	4,981	4,763	4,542	4,428
ವರದಕ್ಷಿಣೆ ಸಾವು	197	192	175	149
ವರದಕ್ಷಿಣೆ ಕಿರುಕುಳ	1,597	1,782	1,532	1,631
ಗಂಡ/ಗಂಡನ ಮನೆಯವರಿಂದ ಕಿರುಕುಳ	2,027	2,436	2,031	2,115

ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳು

ಅಪರಾಧ	2018	2019	2020	2021
ಬಾಲಾಪರಾಧ ಕಾಯ್ದೆ ಪ್ರಕರಣ	50	48	40	67
ಬಾಲ್ಯ ವಿವಾಹ	74	108	180	223
ಬಾಲ ಕಾರ್ಮಿಕ ಪದ್ಧತಿ	64	81	54	50
ಲೈಂಗಿಕ ದೌರ್ಜನ್ಯ	651	583	567	709
ಅತ್ಯಾಚಾರ	1,410	1,613	1,574	1761

ಒಳ ಪುಟಗಳು



ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮುಷ್ಕರದಲ್ಲಿ ಭಾಗಿಯಾದ ಕಾರಣಕ್ಕೆ ಸಾರಿಗೆ ಸಂಸ್ಥೆಗಳ ನೌಕರರು ವಜಾಗೊಂಡ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ನಾಲ್ಕು ವಾರಗಳಲ್ಲಿ ಇತ್ಯರ್ಥಪಡಿಸಿ, ಅವರ ಪುನರ್ ನೇಮಕಕ್ಕೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ನಾಲ್ಕೂ ಸಾರಿಗೆ ನಿಗಮಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.

ಆರನೇ ವೇತನ ಆಯೋಗದ ಶಿಫಾರಸುಗಳನ್ನು ಸಾರಿಗೆ ನೌಕರರಿಗೂ ಅನ್ವಯಿಸಬೇಕು ಎಂದು ಒತ್ತಾಯಿಸಿ 2021ರ ಏಪ್ರಿಲ್ 7ರಿಂದ 21ರವರೆಗೆ ನೌಕರರು ಮುಷ್ಕರ ನಡೆಸಿದ್ದರು. ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರನ್ನು ವಜಾಗೊಳಿಸಲಾಗಿತ್ತು. ಅವರಲ್ಲಿ 1,351 ನೌಕರರ ಮರು ನೇಮಕ ವಿಷಯ ಇತ್ಯರ್ಥಪಡಿಸುವಂತೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.

2ನೇ ಪುಟ ನೋಡಿ

ಚಿನಕುರಳಿ

ಪ್ರಕಾಶ್ ಶೆಟ್ಟಿ



‘ಕಂಗಳ ಬೆಳಗು’ ಪುಸ್ತಕ ಬಿಡುಗಡೆ ನಾಳೆ

ಬೆಂಗಳೂರು: ಡಾ.ಸತ್ಯಮಂಗಲ ಮಹಾದೇವ ಅವರ ‘ಕಂಗಳ ಬೆಳಗು’ ಕೃತಿಯ ಬಿಡುಗಡೆ ಕಾರ್ಯಕ್ರಮವನ್ನು ಗಾಂಧಿಭವನದ ಕಸ್ತೂರಬಾ ಸಭಾಂಗಣದಲ್ಲಿ ಇದೇ 23ರಂದು (ಗುರುವಾರ) ಸಂಜೆ 6ಕ್ಕೆ ಆಯೋಜಿಸಲಾಗಿದೆ.

ವಿದ್ವಾಂಸ ಡಾ.ಶ್ಯಾಮಸುಂದರ ಬಿದರಕುಂದಿ ಅವರು ಕೃತಿಯನ್ನು ಬಿಡುಗಡೆಗೊಳಿಸಲಿದ್ದು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಮರ್ಶಕ ಡಾ.ಟಿ.ಎನ್.ವಾಸುದೇವ ಮೂರ್ತಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಎಸ್.ಸತೀಶ್ ಮುಖ್ಯ ಭಾಗವಹಿಸಲಿದ್ದಾರೆ.

ಚಿತ್ರಕಲಾ ಪರಿಷತ್ತಿನಲ್ಲಿ ಡಿ.27ರವರೆಗೆ ಮರಳು ಚಿತ್ರಗಳ ಪ್ರದರ್ಶನ

ಮರಳ ಕಲಾಕೃತಿಗಳಿಗೆ ಮರುಳಾದ ಕಲಾರಸಿಕರು

ಪ್ರಜಾವಾಣಿ ವಾರ್ತೆ



ಸಂಗೀತ ಸಂಯೋಜಕ ರಿಕಿ ಕೇಜ್ ಹಾಗೂ ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್.ಎನ್.ಸುರೇಶ್ ಅವರು ಪ್ರದರ್ಶನದಲ್ಲಿದ್ದ ಮರಳು ಕಲೆಯ ಪ್ರಾತ್ಯಕ್ಷಿಕೆಯಲ್ಲಿ ಚಿತ್ರ ಮೂಡಿಸಿದರು. ರಾಘವೇಂದ್ರ ಹೆಗಡೆ ಇದ್ದಾರೆ –ಪ್ರಜಾವಾಣಿ ಚಿತ್ರ



ಪ್ರದರ್ಶನದಲ್ಲಿರುವ ಮರಳಿನ ಕಲಾಕೃತಿ

ಬೆಂಗಳೂರು: ಮರಳಿನಲ್ಲೇ ಅರಳಿದ ಕಲಾಕೃತಿಗಳವು. ಕರ್ನಾಟಕ ಚಿತ್ರಕಲಾ ಪರಿಷತ್ತಿನ ಗ್ಯಾಲರಿ ಗೋಡೆಗಳನ್ನು ಅಲಂಕರಿಸಿದ್ದ ಈ ಕಲಾಕೃತಿಗಳ ಸೊಬಗು ಕಂಡು ಕಲಾರಸಿಕರು ಮರುಳಾಗಿ ಹೋದರು.

ಚಿಣ್ಣರು ಮರಳಿನಲ್ಲಿ ಬೆರಳಾಡಿಸಿದಾಗ ಡಿಜಿಟಲ್ ಪರದೆಯಲ್ಲಿ ಚಿತ್ತಾರಗಳು ಮೂಡುತ್ತಿದ್ದವು. ಇದರ ಹಿಂದಿನ ಮರ್ಮ ಅರಿಯದ ಎಳೆಯರು ಮರಳಿನಲ್ಲಿ ಆಟವಾಡುತ್ತಿದ್ದೇವೆ ಎಂದೇ ಭಾವಿಸಿದ್ದರು. ಕಲಾವಿದ ರಾಘವೇಂದ್ರ ಹೆಗಡೆ ಅವರು ರಚಿಸಿರುವ ಮರಳು ಚಿತ್ರಗಳ ಪ್ರದರ್ಶನ ‘ಸ್ಯಾಂಡ್ ಆಫ್ ಟೈಮ್’ ಉದ್ಘಾಟನಾ ಕಾರ್ಯಕ್ರಮ ಚಿಣ್ಣರ ಪಾಲಿಗೆ ಮುಂದೆ ಸೋಜಿಗದ ಲೋಕವನ್ನು ತೆರೆದಿಟ್ಟಿತು.

ಮರಳು ಕಲಾಕೃತಿಗಳ ಪ್ರದರ್ಶನವನ್ನು ಸೋಮವಾರ ಉದ್ಘಾಟಿಸಿದ ಸಂಗೀತ ಸಂಯೋಜಕ ಹಾಗೂ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್, ‘ಮರಳಿನಲ್ಲಿ ವೈವಿಧ್ಯಮಯ ಕಲಾಕೃತಿಗಳನ್ನು ರಾಘವೇಂದ್ರ ಅದ್ಭುತವಾಗಿ ಮೂಡಿಸಿದ್ದಾರೆ. ಮರಳಿನ ಚಿತ್ರಗಳಿಂದ ಮೂಕವಿಸ್ಮಿತನಾಗಿದ್ದೇನೆ. ಪ್ರದರ್ಶನವನ್ನು ಹೆಚ್ಚಿನ ಜನ ವೀಕ್ಷಿಸುವ ಮೂಲಕ ಚಿತ್ರಗಳನ್ನು ಆನಂದಿಸಲಿ’ ಎಂದು ಶುಭಹಾರೈಸಿದರು.

‘ಬಹುಶಃ ಮರಳು ಕಲಾಕೃತಿಗಳು ಪ್ರದರ್ಶನದ ಗ್ಯಾಲರಿಗೆ ಬಂದಿರುವುದು ಇದೇ ಮೊದಲು. ಇವುಗಳನ್ನು ರಚಿಸಲು ಲಾಕ್‌ಡೌನ್ ವರವಾಯಿತು. ಇಲ್ಲಿ ಪ್ರದರ್ಶನಗೊಂಡಿರುವ ಎಲ್ಲ ಕಲಾಕೃತಿಗಳನ್ನು ಕೇವಲ ಒಂದು ಹಿಡಿ ಮರಳಿನಿಂದ ರಚಿಸಲಾಗಿದೆ. ಪ್ರತಿ ಚಿತ್ರವನ್ನು ಸೆರೆ ಹಿಡಿದು, ಅದಕ್ಕೆ ಛಾಯಾಚಿತ್ರದ ರೂಪ ನೀಡಿ ಪ್ರದರ್ಶಿಸಿದ್ದೇನೆ’ ಎಂದು ಚಿತ್ರ ಕಲಾವಿದ ರಾಘವೇಂದ್ರ ಹೆಗಡೆ ವಿವರಿಸಿದರು.

‘ಸುಮಾರು 120 ಮರಳಿನ ಚಿತ್ರಗಳನ್ನು ಗ್ಯಾಲರಿಯಲ್ಲಿ ಪ್ರದರ್ಶಿಸಲಾಗಿದೆ. ಮಹಾತ್ಮ ಗಾಂಧೀಜಿ, ಪ್ರಧಾನಿ ನರೇಂದ್ರ ಮೋದಿ, ರವೀಂದ್ರನಾಥ ಠ್ಯಾಗೋರ್, ಕಲಾವಿದರಾದ ಪಿಕಾಸೊ, ಲಿಯೊನಾರ್ಡೊ ಡಾವಿಂಚಿ, ಸ್ವಾತಂತ್ರ್ಯ ಹೋರಾಟಗಾರ ಸರ್ದಾರ್ ವಲ್ಲಭಭಾಯಿ ಪಟೇಲ್, ಕ್ರಿಕೆಟಿಗ ವಿರಾಟ್ ಕೊಹ್ಲಿ, ಗೂಗಲ್ ಸಿಇಒ ಸುಂದರ್ ಪಿಚೈ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳ ಭಾವಚಿತ್ರಗಳನ್ನು ಇಲ್ಲಿ ಕಾಣಬಹುದು. ಇಲ್ಲಿ ಮೂರ್ತ ಮತ್ತು ಅಮೂರ್ತ ಚಿತ್ರಗಳೆರಡೂ ಇದ್ದು, ಕೆಲವು ಚಿತ್ರಗಳಿಗೆ ಶೀರ್ಷಿಕೆ ನೀಡುವುದು ಅಸಾಧ್ಯ’ ಎಂದರು.

ನೀವೂ ರಚಿಸಿ ಮರಳು ಚಿತ್ರ

‘ಡಿ.27ರವರೆಗೆ ಬೆಳಿಗ್ಗೆ 10ರಿಂದ ಸಂಜೆ 7.30ರವರೆಗೆ ಪ್ರದರ್ಶನ ಇರಲಿದೆ. ಮರಳು ಕಲೆಯ ಮಾಹಿತಿಯನ್ನು ಜನರಿಗೆ ತಿಳಿಸಲು ಮರಳು ಚಿತ್ರಕಲೆಯ ತಾಂತ್ರಿಕತೆ ಹಾಗೂ ಅಗತ್ಯ ಪರಿಕರಗಳನ್ನೂ ಪ್ರದರ್ಶನದಲ್ಲಿ ಇರಿಸಿದ್ದೇವೆ. ಪ್ರದರ್ಶನ ವೀಕ್ಷಿಸಲು ಬರುವವರು ಮರಳಿನಲ್ಲಿ ತಮ್ಮಿಷ್ಟದಂತೆ ಚಿತ್ರಗಳನ್ನು ರಚಿಸಬಹುದು. ಮರಳಿನಲ್ಲಿ ಮೂಡುವ ಚಿತ್ರಗಳು ಡಿಜಿಟಲ್ ಪರದೆಯ ಮೇಲೆ ಪ್ರದರ್ಶನಗೊಳ್ಳಲಿದೆ’ ಎಂದು ರಾಘವೇಂದ್ರ ತಿಳಿಸಿದರು.

ಚಿತ್ರಕಲಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲಲಿತಾಕಲಾ ಅಕಾಡೆಮಿಯು ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ, ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅಂಗೀಕೃತ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಿಸಿದ ಬಿ.ಎಫ್.ಎ, ಎಂ.ಎಫ್.ಎ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 2022ರ ಜ.10ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕರ್ನಾಟಕದವರಾಗಿದ್ದು, ವಯೋಮಿತಿ 20ರಿಂದ 25 ವರ್ಷಗಳ ಒಳಗಿರಬೇಕು. ಈ ಹಿಂದೆ ವಿದ್ಯಾರ್ಥಿವೇತನ ಪಡೆದಿಲ್ಲ ಎಂಬ ಕುರಿತು ಕಲಾವಿದ್ಯಾಲಯದ ಮುಖ್ಯಸ್ಥರ ದೃಢೀಕರಣ ಪತ್ರ ಒದಗಿಸಬೇಕು. ಅರ್ಜಿದಾರರು ತಮ್ಮ ಪೂರ್ಣ ವಿವರ, ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು ಹಾಗೂ 5x6 ಇಂಚು ಅಳತೆಯ ಎರಡು ಚಿತ್ರಕಲಾಕೃತಿಗಳ ಛಾಯಾಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಪಿ.ರಸ್ತೆ, ಬೆಂಗಳೂರು–560002.
ವೆಬ್‌ಸೈಟ್: www.lalitakala.karnataka.gov.in
ಸಂಪರ್ಕ: 080-22480297

‘ಕನ್ನಡದಲ್ಲೂ ಸಿಬ್ಬಂದಿ ನೇಮಕಾತಿ ಪರೀಕ್ಷೆ ನಡೆಸಿ’

ಕೇಂದ್ರ ಸರ್ಕಾರವನ್ನು ಆಗ್ರಹಿಸಿದ ಟಿ.ಎಸ್. ನಾಗಾಭರಣ ನೇತೃತ್ವದ ನಿಯೋಗ

ಪ್ರಜಾವಾಣಿ ವಾರ್ತೆ



ನಾಗಾಭರಣ

ಬೆಂಗಳೂರು: ಜಿಲ್ಲಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ನೇಮಕಾತಿ ಸಂಸ್ಥೆಯ (ಎನ್‌ಆರ್‌ಎ) ಒಂದು ಕೇಂದ್ರ ಹಾಗೂ ಮಹಾನಗರಗಳ ವ್ಯಾಪ್ತಿಯಲ್ಲಿ ನಾಲ್ಕರಿಂದ ಎಂಟು ಕೇಂದ್ರಗಳನ್ನು ತೆರೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರ ನೇತೃತ್ವದ ನಿಯೋಗವು ಕೇಂದ್ರ ಸರ್ಕಾರದ ಆಡಳಿತ ಸುಧಾರಣಾ ಇಲಾಖೆ ಸಚಿವ ಜಿತೇಂದ್ರ ಸಿಂಗ್ ಅವರಿಗೆ ಈ ಬಗ್ಗೆ ಮಂಗಳವಾರ ಮನವಿ ಸಲ್ಲಿಸಿತು.

‘ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಸಿಬ್ಬಂದಿ ನೇಮಕಾತಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ನಡೆಸಲು ಎನ್‌ಆರ್‌ಎ ಸ್ಥಾಪನೆ ಬಗ್ಗೆ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಈ ಸಂಸ್ಥೆಯು ನಡೆಸುವ ಎಲ್ಲ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ಜೊತೆಗೆ ಸಂವಿಧಾನದ ಪರಿಚ್ಛೇದ 8ರಲ್ಲಿರುವ ಎಲ್ಲ 22 ಭಾಷೆಗಳಲ್ಲೂ ನಡೆಸಬೇಕು’ ಎಂದು ಟಿ.ಎಸ್. ನಾಗಾಭರಣ ಆಗ್ರಹಿಸಿದರು.

‘ರಾಜ್ಯದ ಪ್ರಧಾನ ಭಾಷೆಯನ್ನು 1ರಿಂದ 10ನೇ ತರಗತಿಯವರೆಗೆ ಒಂದು ಭಾಷೆಯಾಗಿ ವ್ಯಾಸಂಗ ಮಾಡಿರುವವರು ಮಾತ್ರ ಆಯಾ ರಾಜ್ಯದಲ್ಲಿ ಅರ್ಜಿ ಸಲ್ಲಿಸಲು ಅರ್ಹರು ಎಂಬ ನಿಯಮ ರೂಪಿಸಬೇಕು. ರಾಷ್ಟ್ರದ ಐಕ್ಯತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಒಂದು ಹಂತದವರೆಗೆ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಶೇ 75 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕು. ಇಡೀ ರಾಷ್ಟ್ರಕ್ಕೆ ಅನ್ವಯವಾಗುವಂತೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ರಾಷ್ಟ್ರೀಯ ನೀತಿಯನ್ನು ರೂಪಿಸಬೇಕು. ಇದನ್ನು ಕಾನೂನುಬದ್ಧಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಸ್ಥಳೀಯ ಜನರೊಡನೆ ವ್ಯವಹರಿಸಬೇಕಾದ ಆದಾಯ ತೆರಿಗೆ, ಕೇಂದ್ರ ಅಬಕಾರಿ ಇಲಾಖೆ, ಜಿಎಸ್‌ಟಿ ಸೇವೆ, ಆರೋಗ್ಯ ಇಲಾಖೆ, ಇಎಸ್‌ಐ, ರೈಲ್ವೆಗಳಂತಹ ಇಲಾಖೆಗಳಿಗೆ ಸಿಬ್ಬಂದಿ ಆಯ್ಕೆ ನಡೆಸುವಾಗ ಆಯಾ ರಾಜ್ಯದ ಪ್ರಧಾನ ಭಾಷೆಯಲ್ಲಿ ಪರಿಣತಿ ಹೊಂದಿರುವುವವರಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ಪ್ರತ್ಯೇಕ ಪರೀಕ್ಷೆ ನಡೆಸುವ ವ್ಯವಸ್ಥೆ ರೂಪಿಸಬೇಕು’ ಎಂದರು.

ಡಾ.ಜಿತೇಂದ್ರ ಸಿಂಗ್, ‘ರಾಷ್ಟ್ರೀಯ ಸಿಬ್ಬಂದಿ ಆಯ್ಕೆ ಆಯೋಗದ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿ ಇದೆ. ಇದು ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುವಂತೆ ಕಾರ್ಯನಿರ್ವಹಿಸುವ ಪ್ರಕ್ರಿಯೆ ಜಾರಿಗೊಳಿಸಲಾಗುತ್ತಿದೆ. ಇದರ ಹೆಚ್ಚಿನ ಅವಕಾಶಗಳನ್ನು ಕರ್ನಾಟಕದವರು ಪಡೆದುಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.

ಬಿಡಿಎ ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌ಗೆ ಹ್ಯಾಂಡ್ ಸಮನ್ಸ್

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರನ್ನಾಗಿ ಮಾಡಿರುವ ನೇಮಕಾತಿ ರದ್ದುಪಡಿಸಬೇಕು’ ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ವಿಶ್ವನಾಥ್ ಅವರಿಗೆ ಹ್ಯಾಂಡ್ ಸಮನ್ಸ್ (ಪೊಲೀಸ್ ಅಥವಾ ಕೋರ್ಟ್ ಮುಖಾಂತರ ನೀಡಲಾಗುವ ನೋಟಿಸ್ ಅನ್ನು ಸ್ವತಃ ಪಕ್ಷಗಾರರೇ ತಮ್ಮ ಪ್ರತಿವಾದಿಗೆ ತಲುಪಿಸುವುದು) ಮೂಲಕ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ವಕೀಲ ಎ.ಎಸ್. ಹರೀಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್, ‘ಅರ್ಜಿಯನ್ನು 2021ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಶ್ವನಾಥ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತ್ತು. ಆದರೆ, ಆ ನೋಟಿಸ್ ಅವರಿಗೆ ತಲುಪಿಲ್ಲ. ಅವರು ಉದ್ದೇಶಪೂರ್ವಕವಾಗಿ ನೋಟಿಸ್ ಸ್ವೀಕರಿಸಿಲ್ಲ. ಹಾಗಾಗಿ, ಹ್ಯಾಂಡ್ ಸಮನ್ಸ್ ನೀಡಲು ಆದೇಶಿಸಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಶ್ವನಾಥ್ ಅವರಿಗೆ ನೋಟಿಸ್ ಅನ್ನು ಹ್ಯಾಂಡ್ ಸಮನ್ಸ್ ಮೂಲಕ ಜಾರಿ ಮಾಡಲು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು.

‘ಎಸ್.ಆರ್. ವಿಶ್ವನಾಥ್ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರಿಗೆ ಬಿಡಿಎ ಅಧ್ಯಕ್ಷರಾಗುವ ಅರ್ಹತೆ ಇಲ್ಲ. ಆದ್ದರಿಂದ, ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ನೇಮಿಸಿ 2020ರ ನವೆಂಬರ್ 24ರಂದು ಹೊರಡಿಸಿದ ಆದೇಶ ರದ್ದುಪಡಿಸಲು ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ವಾರ್ಷಿಕೋತ್ಸವ 26ಕ್ಕೆ

ಬೆಂಗಳೂರು: ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಮೂರನೇ ವಾರ್ಷಿಕೋತ್ಸವ ಇದೇ 26ನೇ ಭಾನುವಾರ ಬೆಳಿಗ್ಗೆ 10.30ಕ್ಕೆ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಸಂಸ್ಥೆಯ ಗೌರವಾಧ್ಯಕ್ಷ ರಂಗಶ್ರೀ ರಂಗಸ್ವಾಮಿ, ‘ಕೊರೊನಾ ಸಂದರ್ಭದಲ್ಲಿ ನೆರವಾದ ಸಮಾಜ ಸೇವಕರಿಗೆ, ಆಶಾಕಾರ್ಯಕರ್ತರಿಗೆ ಮತ್ತು ಪೌರಕಾರ್ಮಿಕರಿಗೆ ವಾರ್ಷಿಕೋತ್ಸವದ ಪ್ರಯುಕ್ತ ಸನ್ಮಾನ ಏರ್ಪಡಿಸಿದ್ದೇವೆ. ಕಲಾವಿದ ಹೊನ್ನವಳ್ಳಿ ಕೃಷ್ಣ ಅವರಿಗೆ ದಿವಂಗತ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ‘ರಾಜರತ್ನ’ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ. ನೇತ್ರದಾನ ನೋಂದಣಿಯೂ ನಡೆಯಲಿದೆ. ಅಂಗವಿಕಲರಿಗೆ ಗಾಲಿಕುರ್ಚಿ, 25 ಮಂದಿ ಬಡವರಿಗೆ ತಲಾ ₹ 5 ಸಾವಿರ ಸಹಾಯಧನ, ಮೃತ ಯೋಧರ ಕುಟುಂಬದವರಿಗೆ ಗೌರವಧನ ಮತ್ತು ಬಡವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಾಮಗ್ರಿ ವಿತರಿಸಲಿದ್ದೇವೆ’ ಎಂದರು.

‘ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ

ಒಂದನೇ ಪುಟದಿಂದ

ಅವಶ್ಯಕ ಷರತ್ತು ವಿಧಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು ಎಂದುಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ.

‘ಇಲಾಖೆಯು ನೀಡಿರುವ ನಿರ್ದೇಶನದಲ್ಲಿ ನಿಯಮಾನುಸಾರ ಎಂಬ ಪದ ಬಳಸಲಾಗಿದೆ. ಆದ್ದರಿಂದ ಯಾವುದೇ ಷರತ್ತಿಲ್ಲದೆ ಮರು ನೇಮಕ ಮಾಡಿಕೊಳ್ಳಲು ಸಾಧ್ಯವಾಗಲಾರದು’ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದರು.

‘ವಜಾಗೊಂಡಿರುವ ನೌಕರರನ್ನು ಮರುನೇಮಕ ಮಾಡಿಕೊಳ್ಳುವಾಗ ಯಾವುದೇ ಷರತ್ತು ವಿಧಿಸಬಾರದು’ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಮನವಿ ಮಾಡಿದರು.

ಸಾರಿಗೆ ಸಿಬ್ಬಂದಿಯನ್ನು ಎಂಟು ತಿಂಗಳ ಹಿಂದೆ ವಜಾಗೊಳಿಸಲಾಗಿತ್ತು. ಈಗ ಅವರನ್ನು ಮಾನವೀಯತೆ ದೃಷ್ಟಿಯಿಂದ ಸೇವೆಗೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ

ಶ್ರೀರಾಮುಲು, ಸಾರಿಗೆ ಸಚಿವ

ಸಂಕ್ಷಿಪ್ತ ಸುದ್ದಿ

25ಕ್ಕೆ ‘ರೇಸ್ ಟು ದ ಕ್ಲೌಡ್ಸ್’

ಬೆಂಗಳೂರು: ವಿಜಯನಗರದ ಮೋಟಾರ್ ಸ್ಪೋರ್ಟ್ಸ್ ಅಕಾಡೆಮಿಯು ಪ್ರವಾಸೋದ್ಯಮ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಇದೇ 25ರಂದು ‘ರೇಸ್ ಟು ದ ಕ್ಲೌಡ್ಸ್’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಇದೇ 25ರಂದು ಬೈಕ್ ರೇಸ್ ಹಾಗೂ 26ರಂದು ಕಾರ್ ರೇಸ್ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ ತರಬೇತಿ

ಬೆಂಗಳೂರು: ಅವೋಧ ಎಡುಟೆಕ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಔದ್ಯೋಗಿಕ ಕೌಶಲಗಳನ್ನು ಅವರ ಮಾತೃಭಾಷೆಯಲ್ಲೇ ಕಲಿಸಲು ಮುಂದಾಗಿದೆ.

ಸಂಸ್ಥೆಯ ಕಚೇರಿ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿದೆ. ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ವಿವಿಧ ಭಾಷೆಗಳಲ್ಲಿ ತರಬೇತಿ ನೀಡುತ್ತಿದೆ. ಡಿಜಿಟಲ್ ಮಾರ್ಕೆಟಿಂಗ್, ವೆಬ್ ವಿನ್ಯಾಸ ಸೇರಿದಂತೆ 23 ಕೋರ್ಸ್‌ಗಳನ್ನು 6 ಭಾಷೆಗಳಲ್ಲಿ ಆರಂಭಿಸಿದೆ.

‘ಎಲ್ಲ ಕೋರ್ಸ್‌ಗಳು ಸ್ಥಳೀಯ ಭಾಷೆಗಳಲ್ಲಿ ಲಭ್ಯ. ಕೋರ್ಸ್ ಶುಲ್ಕ ಕೈಗೆಟಕುವಂತಿದೆ. ಕರ್ನಾಟಕದವರಿಗೆ ಆದ್ಯತೆ ನೀಡಲಿದ್ದೇವೆ’ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್ ಇ.ಜಾರ್ಜ್ ಹೇಳಿದರು.

‘ತೆಲಂಗಾಣ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡು ಅಲ್ಲಿನ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲೇ ಉದ್ಯೋಗ ಕೌಶಲ ತರಬೇತಿ ನೀಡಲಾಗುತ್ತಿದೆ. ಕರ್ನಾಟಕ ಸರ್ಕಾರದ ಜೊತೆಗೂ ಒಪ್ಪಂದ ಮಾಡಿಕೊಳ್ಳಲು ಸಂಸ್ಥೆ ಸಿದ್ಧತೆ ನಡೆಸಿದ್ದೇವೆ’ ಎಂದು ಹೇಳಿದರು.

ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು 2020ನೇ ಸಾಲಿನ ಪುಸ್ತಕ ಬಹುಮಾನಕ್ಕೆ ರಂಗಭೂಮಿಗೆ ಸಂಬಂಧಿಸಿದ ಕೃತಿಗಳನ್ನು ಆಹ್ವಾನಿಸಿದೆ.

2020ರ ಜನವರಿಯಿಂದ ಡಿಸೆಂಬರ್ ಅಂತ್ಯದೊಳಗೆ ಮುದ್ರಣವಾದ ಮೊದಲ ಪ್ರಕಟಣೆಗಳನ್ನು ಪರಿಗಣಿಸಲಾಗುತ್ತದೆ. ಅವು ರಂಗಸಂಬಂಧಿ ವಸ್ತುವುಳ್ಳದ್ದಾಗಿರಬೇಕು. ಸಂಶೋಧನಾ ಪ್ರಬಂಧ, ನಾಟಕ ಕೃತಿ ಹಾಗೂ ಮರುಮುದ್ರಣದ ಪುಸ್ತಕಗಳನ್ನು ಪರಿಗಣಿಸುವುದಿಲ್ಲ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬಿ.ಮಂಜುನಾಥ ಆರಾಧ್ಯ ತಿಳಿಸಿದ್ದಾರೆ.

ಆಸಕ್ತ ಲೇಖಕರು ತಮ್ಮ ಹೆಸರು, ವಿಳಾಸ, ಪುಸ್ತಕ ಪ್ರಕಟಣೆ ವರ್ಷ ಮುಂತಾದ ಮಾಹಿತಿಗಳನ್ನು ಒಳಗೊಂಡ ಅರ್ಜಿ ಹಾಗೂ ಪುಸ್ತಕದ ನಾಲ್ಕು ಪ್ರತಿಗಳನ್ನು ಇದೇ 28ರೊಳಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560002
ಸಂಪರ್ಕ: 080 22244176

₹6 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಇಬ್ಬರ ಬಂಧನ

ಬೆಂಗಳೂರು: ಹೊರ ರಾಜ್ಯಗಳಿಂದ ಮಾದಕ ವಸ್ತುಗಳನ್ನು ತಂದು ನಗರದ ವಿವಿಧ ಭಾಗಗಳಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಮೈಕೋ ಲೇಔಟ್ ಠಾಣೆ ಪೊಲೀಸರು, ಪ್ರಕಾಶ್ ಹಾಗೂ ಧ್ಯಾಮರಾಜ್ ಎಂಬುವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹6 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಲೈಂಗಿಕ ಅಲ್ಪಸಂಖ್ಯಾತರಿಗೆ ಪೊಲೀಸ್ ಇಲಾಖೆಯಲ್ಲಿ ಮೀಸಲಾತಿ’

ಬೆಂಗಳೂರು: ‘ಲೈಂಗಿಕ ಅಲ್ಪಸಂಖ್ಯಾತರಿಗೆ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಶೇ 1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಂಗಳವಾರ ಮಾತನಾಡಿದ ಅವರು ‘ಪೊಲೀಸ್ ಇಲಾಖೆಯಲ್ಲಿ ಮೀಸಲಾತಿ ಕಲ್ಪಿಸುವಂತೆ ಲೈಂಗಿಕ ಅಲ್ಪಸಂಖ್ಯಾತರು ಮನವಿ ಮಾಡಿದ್ದರು. ಅವರ ಮನವಿ ಪುರಸ್ಕರಿಸಲಾಗಿದೆ. ಇದು ದೇಶದಲ್ಲೇ ಮೊದಲ ಹೆಜ್ಜೆ. ಆ ಸಮುದಾಯದಲ್ಲೂ ಅರ್ಹ ಅಭ್ಯರ್ಥಿಗಳಿದ್ದರೆ ಇಲಾಖೆಯಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿದೆ’ ಎಂದರು.

‘ಲೈಂಗಿಕ ಅಲ್ಪಸಂಖ್ಯಾತರು ತಪ್ಪು ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತಲೇ ಇರುತ್ತೇವೆ. ಆ ಸಮುದಾಯದವರಲ್ಲಿ ಉತ್ತಮ ಅಭ್ಯರ್ಥಿಗಳಿದ್ದರೆ ಏಕೆ ಕೆಲಸ ಕೊಡಬಾರದು ಎಂಬ ಆಲೋಚನೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.

ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದ್ದು, ಇದರಲ್ಲಿ ಮಹಿಳೆಯರು ಹಾಗೂ ಪುರುಷರ ಜೊತೆಗೆ ಲೈಂಗಿಕ ಅಲ್ಪಸಂಖ್ಯಾತರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

‘ಆರ್‌ಎಂಪಿ ಆಗದಿರಲಿ ರಿಯಲ್ ಎಸ್ಟೇಟ್ ಯೋಜನೆ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ಈ ಹಿಂದೆ 2031ರವರೆಗಿನ ಪರಿಷ್ಕೃತ ನಗರ ಮಹಾ ಯೋಜನೆ (ಆರ್‌ಎಂಪಿ) ಸಿದ್ಧಪಡಿಸಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಈಗ ಅದರ ಅವಧಿಯನ್ನು 2041ರ ವರೆಗೆ ವಿಸ್ತರಿಸಿ ಹೊಸತಾಗಿ ಈ ಪ್ರಕ್ರಿಯೆ ನಡೆಸಲು ಸಿದ್ಧತೆ ನಡೆಸಿದೆ.

ನಗರದ ಬೆಳವಣಿಗೆ ಯಾವ ದಿಸೆಯಲ್ಲಿ ಸಾಗಬೇಕು ಎಂಬ ರೂಪುರೇಷೆಗಳನ್ನು ನಿರ್ಧರಿಸಲು ಆರ್‌ಎಂಪಿ ಸಿದ್ಧಪಡಿಸುವ ಸಲಹಾ ಸಂಸ್ಥೆಯ ಆಯ್ಕೆಗೆ ಬಿಡಿಎ ಟೆಂಡರ್ ಆಹ್ವಾನಿಸಿದೆ.

ಪರಿಷ್ಕೃತ ಯೋಜನೆ ಎಂದರೆ ಕೇವಲ ನಗರದ ಹೊರ ವಲಯದ ಭೂಮಿಯನ್ನು ನಗರಕ್ಕೆ ಸೆಳೆದುಕೊಳ್ಳುವ ಪ್ರಯತ್ನ ಅಷ್ಟೇ ಆಗಬಾರದು. ಸಂಚಾರ, ಸಾರಿಗೆ, ಪರಿಸರ, ಅಂತರ್ಜಲ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳೂ ಸೇರಿ ಎಲ್ಲ ರೀತಿಯ ಆಯಾಮಗಳನ್ನು ಒಳಗೊಳ್ಳಬೇಕು ಎಂಬುದು ತಜ್ಞರ ಅನಿಸಿಕೆ. ಈ ಕುರಿತು ತಜ್ಞರು ‘ಪ್ರಜಾವಾಣಿ’ ಜೊತೆ ಅಭಿಪ್ರಾಯ ಹಂಚಿಕೊಂಡರು.

ರಾಜಧಾನಿ ಒಡಲದನಿ

‘ಸಮಗ್ರ ಯೋಜನೆ ರೂಪುಗೊಳ್ಳಲಿ’



ಹೊಸದಾಗಿ ಆರ್‌ಎಂಪಿ ಸಿದ್ಧಪಡಿಸುವ ಬದಲು ಈಗಾಗಲೇ ಸಿದ್ಧವಾಗಿದ್ದ ಯೋಜನೆಗೆ ಸಮಗ್ರ ಸಂಚಾರ ಯೋಜನೆಯನ್ನು (ಸಿಎಂಪಿ) ಸೇರ್ಪಡೆ ಮಾಡಿದ್ದರೆ ಸಾಕಿತ್ತು. ಹೊಸದಾಗಿ ಸಿದ್ಧಪಡಿಸುತ್ತಿರುವ ಆರ್‌ಎಂಪಿಯಲ್ಲಿ ನಗರ ಹೇಗೆ ಬೆಳೆಯಬೇಕು ಎಂಬ ಸಮಗ್ರ ನಕ್ಷೆಯಾಗಿರಬೇಕು. ಅದರ ಬದಲು ಕೇವಲ ನಕ್ಷೆಗೆ ಬಣ್ಣ ಬಳಿಯುವ ಕೆಲಸವಾದರೆ ಯಾವ ಪ್ರಯೋಜನವೂ ಇಲ್ಲ. ನಗರದಲ್ಲಿ ಮೆಟ್ರೊ ರೈಲು ಮಾರ್ಗ, ಉಪನಗರ ರೈಲು ಯೋಜನೆ, ವಿಮಾನ ನಿಲ್ದಾಣ, ಕೈಗಾರಿಕೆ ಎಲ್ಲವೂ ಬೆಳೆಯುತ್ತಿವೆ. ಮುಂದಿನ 20 ವರ್ಷಗಳಲ್ಲಿ ನಗರ ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುದರ ಕೈಪಿಡಿಯಂತೆ ಆರ್‌ಎಂಪಿ ಇರಬೇಕಾಗುತ್ತದೆ. ನಗರ ಕಟ್ಟಲು ಯೋಜನೆ ರೂಪಿಸಬೇಕಾದ ಬಿಡಿಎ, ತನ್ನ ಕೆಲಸ ಬಿಟ್ಟು ರಸ್ತೆ ಅಭಿವೃದ್ಧಿಪಡಿಸುವ ಮತ್ತು ರಿಯಲ್ ಎಸ್ಟೇಟ್ ಏಜೆಂಟ್ ರೀತಿಯ ಕೆಲಸಕ್ಕೆ ಇಳಿದಿದೆ. ಇದರ ಪರಿಣಾಮವಾಗಿ ಬೆಂಗಳೂರು ಬೆಳೆಯುತ್ತಿದೆ ಎಂದು ಹೇಳುತ್ತಿದ್ದರೂ, 30 ವರ್ಷಗಳಿಂದ ಕೊಳಗೇರಿಗಳ ಪರಿಸ್ಥಿತಿ ಬದಲಾಗಿಲ್ಲ.

ಶ್ರೀನಿವಾಸ್ ಅಲವಿಲ್ಲಿ, ಜನಾಗ್ರಹ ಸಂಸ್ಥೆ

‘ಭೂಮಿ ಕಬಳಿಸುವ ಯೋಜನೆ ಆಗದಿರಲಿ’



ನಗರದ ಸುತ್ತಮುತ್ತಲ ಪ್ರದೇಶ ಕಬಳಿಸುವ ಉದ್ದೇಶ ಮಾತ್ರ ಯೋಜನೆಯಲ್ಲಿ ಇರಬಾರದು. ಆರೋಗ್ಯಕರವಾಗಿ ನಗರವನ್ನು ಹೇಗೆ ಕಟ್ಟಬೇಕು ಎಂಬ ಉದ್ದೇಶದೊಂದಿಗೆ ಮಹಾ ಯೋಜನೆ ರೂಪುಗೊಳ್ಳಬೇಕು. 20 ವರ್ಷದ ನಂತರವೂ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗದಂತೆ ವಿಶಾಲವಾದ ರಸ್ತೆಗಳಿರಬೇಕು. ಆ ರಸ್ತೆಗಳಲ್ಲಿ ನೀರು ಹರಿಯದಂತೆ ಚರಂಡಿ ಹೇಗೆ ನಿರ್ಮಿಸಬೇಕು.

ಸಮಗ್ರ ಯೋಜನೆ ರೂಪುಗೊಳ್ಳದಿದ್ದರೆ ಹಲವು ತೊಂದರೆಗಳನ್ನು ಮುಂದಿನ ಪೀಳಿಗೆ ಎದುರಿಸಬೇಕಾಗುತ್ತದೆ. ಈ ರೀತಿಯ ಯೋಜನೆ ಇಲ್ಲದೆ ನಗರ ಕಟ್ಟಿದ ಕಾರಣಕ್ಕೆ ಜಯದೇವ ಆಸ್ಪತ್ರೆ ಜಂಕ್ಷನ್‌ನಲ್ಲಿದಶಕದ ಹಿಂದಷ್ಟೇ ನಿರ್ಮಿಸಲಾದ ಮೇಲ್ಸೇತುವೆಯನ್ನು ಒಡೆದು ಹಾಕಲಾಗಿದೆ. ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದ ಕಡೆಯಿಂದ ಬರುವ ಕೆಳಸೇತುವೆ ಕಾಮಗಾರಿ ಅರ್ಧಕ್ಕೆ ನಿಂತು 10 ವರ್ಷಗಳೇ ಕಳೆದಿವೆ. ಇದೇ ರಸ್ತೆಗೆ ಹಾಕಿದ್ದ ಡಾಂಬರ್ ಒಂದೇ ವರ್ಷದಲ್ಲಿ ಕಿತ್ತು ಹಾಕಿ, ವೈಟ್ ಟಾಪಿಂಗ್ ರಸ್ತೆಯಾಗಿ ಪರಿವರ್ತಿಸಲಾಯಿತು. ನಗರದ ಯಾವ ರಸ್ತೆಗೆ ಹೋದರೂ ಸಂಚಾರ ದಟ್ಟಣೆ, ಗುಂಡಿಗಳಿಂದ ತುಂಬಿರುವ ರಸ್ತೆಗಳು. ನಗರದ ತುಂಬೆಲ್ಲಾ ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳಿವೆ. ಮಹಾ ಯೋಜನೆ ರೂಪಿಸುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಬೇಕು. ಯೋಜನೆ ರೂಪಿಸಲು ತಜ್ಞರನ್ನು ಒಳಗೊಳ್ಳಬೇಕು.

ಶ್ರೀಕಾಂತ್ ಚನ್ನಾಳ್, ಅಧ್ಯಕ್ಷರು
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್, ಬೆಂಗಳೂರು ಕೇಂದ್ರ

‘ರಿಯಲ್ ಎಸ್ಟೇಟ್ ಯೋಜನೆ ಆಗದಿರಲಿ’



ವಿಭಿನ್ನವಾಗಿ ಬೆಳೆಯುತ್ತಿರುವ ನಗರ ಆಗಿರುವುದರಿಂದ ಪ್ರತ್ಯೇಕ ಬಿಬಿಎಂಪಿ ಕಾಯ್ದೆಯನ್ನೇ ರೂಪಿಸಿಕೊಳ್ಳಲಾಗಿದೆ. ಇದಕ್ಕೆ ಅರ್ಥ ಬರಬೇಕೆಂದರೆ ನಗರವನ್ನು ಸಮಗ್ರವಾಗಿ ಕಟ್ಟಬೇಕು. ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ನಗರ ಭೂಸಾರಿಗೆ ನಿರ್ದೇಶನಾಲಯ (ಡಲ್ಟ್) ಸೇರಿ ಎಲ್ಲಾ ಸಂಸ್ಥೆಗಳನ್ನು ಸೇರಿಸಿಕೊಳ್ಳಬೇಕು. ನಗರ ಮಹಾ ಯೋಜನೆ ಎಂದರೆ ರಿಯಲ್ ಎಸ್ಟೇಟ್ ವಿಸ್ತರಣೆಯ ಯೋಜನೆ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ರಸ್ತೆ, ಚರಂಡಿ, ಸಾರಿಗೆ, ವಿಮಾನ ನಿಲ್ದಾಣ ಮಾರ್ಗ, ಕೈಗಾರಿಕೆಗಳ ಬೆಳವಣಿಗೆ ಹೇಗಿರಬೇಕು ಎಂಬುದರ ನೀಲನಕ್ಷೆಯಂತೆ ಮಹಾ ಯೋಜನೆ ಇರಬೇಕು. ಈ ಹಿಂದೆ ಇದೆಲ್ಲವನ್ನೂ ಪರಿಗಣಿಸದ ಕಾರಣಕ್ಕೆ ಕೆರೆ ದಂಡೆ ಜಾಗಗಳೆಲ್ಲವನ್ನು ರಿಯಲ್ ಎಸ್ಟೇಟ್‌ಗೆ ಮಾರಾಟ ಮಾಡಲಾಗಿದೆ. ಇದೆಲ್ಲದಕ್ಕೂ ಕಡಿವಾಣ ಹಾಕಬೇಕು. ಪರಿಸರದ ಮೇಲೆ ಆಗಲಿರುವ ಪರಿಣಾಮವನ್ನು ಸಮಗ್ರವಾಗಿ ಅಧ್ಯಯನ ನಡೆಸಿ ಯೋಜನೆ ರೂಪಿಸಬೇಕು.

ರವೀಂದ್ರನಾಥ್ ಗುರು
ಸಿಎಫ್ ವ್ಯವಸ್ಥಾಪನಾ ಸಮಿತಿ ಸದಸ್ಯ

ಕ್ರಿಸ್‌ಮಸ್ ಹಬ್ಬಕ್ಕೆ ಕ್ಷಣಗಣನೆ; ಮಾರುಕಟ್ಟೆಗೆ ಲಗ್ಗೆಯಿಟ್ಟ ಆಲಂಕಾರಿಕ ವಸ್ತುಗಳು

ಭರ್ಜರಿ ಖರೀದಿ; ಸಿಂಗಾರಗೊಂಡ ಚರ್ಚ್‌ಗಳು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕ್ರಿಸ್‌ಮಸ್‌ಗೆ ಕ್ಷಣಗಣನೆ ಆರಂಭವಾಗಿದ್ದು, ನಗದಲ್ಲಿರುವ ಚರ್ಚ್‌ಗಳು ಸಿಂಗಾರಗೊಂಡು ಕಳೆ ಗಟ್ಟಿವೆ. ಮಾರುಕಟ್ಟೆಗಳಲ್ಲಿ ಕ್ರಿಸ್‌ಮಸ್‌ಗಾಗಿ ಆಲಂಕಾರಿಕ ವಸ್ತುಗಳು, ಉಡುಗೊರೆಗಳ ಖರೀದಿ ಭರಾಟೆ ಶುರುವಾಗಿದೆ.

ಕಳೆದ ವರ್ಷ ಕ್ರಿಸ್‌ಮಸ್ ಆಚರಣೆಗೆ ಕೋವಿಡ್ ನಿರ್ಬಂಧಗಳಿದ್ದವು. ಈ ಸಲದ ಆಚರಣೆಯನ್ನು ವಿಜೃಂಭಣೆಯಿಂದ ನಡೆಸಲು ಕ್ರೈಸ್ತ ಸಮುದಾಯ ಸಜ್ಜಾಗಿದೆ.

ಶಿವಾಜಿನಗರದ ಸೇಂಟ್ ಮೇರಿಸ್ ಬೆಸಿಲಿಕಾ, ಫ್ರೇಜರ್ ಟೌನ್‌ನ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಕೆಥೆಡ್ರಲ್ ಚರ್ಚ್, ಬ್ರಿಗೇಡ್ ರಸ್ತೆಯಲ್ಲಿರುವ ಸಂತ ಪ್ಯಾಟ್ರಿಕ್ಸ್ ಚರ್ಚ್, ಸೇಂಟ್ ಮಾರ್ಕ್ಸ್ ಕೆಥೆಡ್ರಲ್, ಚಾಮರಾಜಪೇಟೆಯ ಸೇಂಟ್ ಜೋಸೆಫ್ ಚರ್ಚ್, ಸೇಂಟ್ ಜಾನ್ಸ್ ಚರ್ಚ್ ಸೇರಿದಂತೆ ನಗರದಲ್ಲಿ ಅನೇಕ ಚರ್ಚ್‌ಗಳು ಬಣ್ಣದ ದೀಪಗಳಿಂದ ಸಿಂಗಾರಗೊಂಡಿವೆ.

ಚರ್ಚ್‌ನ ಆವರಣದಲ್ಲಿ ಯೇಸುವಿನ ಜೀವನ ಬಿಂಬಿಸುವ ಗೋದಲಿ ಪ್ರದರ್ಶನಕ್ಕೆ ತಯಾರಿಗಳು ನಡೆದಿವೆ. ಬೃಹದಾಕಾರದ ನಕ್ಷತ್ರಗಳು, ಕ್ರಿಸ್‌ಮಸ್ ವೃಕ್ಷಗಳು, ಬಣ್ಣ ಬಣ್ಣದ ಬಲೂನುಗಳು, ಗಂಟೆಗಳು ಹಾಗೂ ಸಾಂತಾ ಕ್ಲಾಸ್‌ನ ಪ್ರತಿರೂಪಗಳು ಚರ್ಚ್‌ಗಳು ಮೆರುಗನ್ನು ಹೆಚ್ಚಿಸಿವೆ.



ಶಿವಾಜಿನಗರದ ಮಳಿಗೆಯೊಂದರ ಬಳಿ ನಿಲ್ಲಿಸಿರುವ ಸಾಂತಾ ಕ್ಲಾಸ್ ಗೊಂಬೆಗಳನ್ನು ಜನ ವೀಕ್ಷಿಸಿದರು –ಪ್ರಜಾವಾಣಿ ಚಿತ್ರ

ನಗರದ ಬಹುತೇಕ ಮಾಲ್‌ಗಳು, ಮೊಬೈಲ್, ಆಭರಣಗಳು ಹಾಗೂ ವಸ್ತ್ರದ ಮಳಿಗೆಗಳ ಪ್ರವೇಶದ್ವಾರದಲ್ಲಿ ಗ್ರಾಹಕರನ್ನು ಸೆಳೆಯಲು ಕ್ರಿಸ್‌ಮಸ್ ವೃಕ್ಷಗಳನ್ನು ನಿಲ್ಲಿಸಿ, ಅದಕ್ಕೆ ಬಣ್ಣದ ದೀಪಾಲಂಕಾರ ಮಾಡಲಾಗಿದೆ.

ಎಂ.ಜಿ.ರಸ್ತೆ, ಚರ್ಚ್‌ಸ್ಟ್ರೀಟ್, ಗಾಂಧಿ ಬಜಾರ್, ಚಾಮರಾಜಪೇಟೆಯ ಪ್ರಮುಖ ಮಳಿಗೆಗಳಲ್ಲಿ ಕ್ರಿಸ್‌ಮಸ್‌ಗೆ ಅಗತ್ಯವಾದ ಅಲಂಕಾರಿಕ ವಸ್ತುಗಳು, ಉಡುಗೊರೆಗಳ ಮಾರಾಟ ಭರದಿಂದ ಸಾಗಿದೆ. ವಸ್ತ್ರ ಮಳಿಗೆಗಳಲ್ಲೂ ಹಬ್ಬಕ್ಕಾಗಿ ಖರೀದಿ ಜೋರಾಗಿದ್ದು, ಮಳಿಗೆಗಳಲ್ಲಿ ಜನಜಂಗುಳಿ ಕಂಡುಬಂತು. ಕ್ರೈಸ್ತ ಸಮುದಾಯದವರ ನಿವಾಸಗಳು ಬಣ್ಣ ಬಣ್ಣದ ತೋರಣಗಳು, ತೂಗು ನಕ್ಷತ್ರಗಳು, ಗಂಟೆಗಳು, ದೀಪಾಲಂಕಾರಗಳಿಂದ ಕಂಗೊಳಿಸುತ್ತಿವೆ.

‘ಎಲ್ಲ ಚರ್ಚ್‌ಗಳಲ್ಲಿ ಈ ಸಲ ಕ್ರಿಸ್‌ಮಸ್ ಅನ್ನು ‘ಸಿನೋಡ್’ ಸಂದೇಶದಡಿ ಆಚರಿಸಲಾಗುತ್ತಿದೆ. ಸಿನೋಡ್ ಎಂದರೆ ಎಲ್ಲ ವರ್ಗದ ಜನ ಒಗ್ಗೂಡಿ ಸಾಗುವಂತೆ ಮಾಡುವುದು. ಈ ಸಂಬಂಧ ರೋಮ್‌ನಲ್ಲಿ ಮುಂದಿನ ವರ್ಷ ಧರ್ಮಸಭೆ ನಡೆಯಲಿದೆ. ಜನರು ಎದುರಿಸುತ್ತಿರುವ ಸವಾಲುಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಜಗತ್ತಿನ ವಿವಿಧ ದೇಶಗಳಲ್ಲಿರುವ ಕ್ರೈಸ್ತ ಪ್ರಮುಖರು ಸಭೆ ಸೇರಿ ಚರ್ಚಿಸಲಿದ್ದಾರೆ’ ಎಂದು ಬೆಂಗಳೂರು ಮಹಾಧರ್ಮ ಕ್ಷೇತ್ರದ ಸಂಪರ್ಕ ಮಾಧ್ಯಮಗಳ ಕೇಂದ್ರದ ನಿರ್ದೇಶಕ ರೆವರೆಂಡ್ ಸಿರಿಲ್ ವಿಕ್ಟರ್ ಜೋಸೆಫ್ ತಿಳಿಸಿದರು.

ಕೇಕ್ ಪ್ರದರ್ಶನ

ಬೆಂಗಳೂರು: ಶುಗರ್ ಸ್ಕಲ್ಪ್ ಅಕಾಡೆಮಿಯು ಯು.ಬಿ.ಸಿಟಿ ಬಳಿಯ ಸೇಂಟ್ ಜೋಸೆಫ್ಸ್ ಶಾಲಾ ಮೈದಾನದಲ್ಲಿ 47ನೇ ಕೇಕ್ ಪ್ರದರ್ಶನ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು 2022ರ ಜನವರಿ 2ರವರೆಗೆ ಮುಂದುವರಿಯಲಿದೆ.

ಶುಗರ್ ಸ್ಕಲ್ಪ್ ಅಕಾಡೆಮಿ ನಿರ್ದೇಶಕ ಸ್ವಾಮಿ ಜೆ.ರಾಮಚಂದ್ರನ್ ಮತ್ತು ಅವರ ವಿದ್ಯಾರ್ಥಿಗಳು ತಯಾರಿಸಿರುವ ವಿವಿಧ ಬಗೆಯ ವಿವಿಧ ವಿನ್ಯಾಸ, ಗಾತ್ರ, ಅಳತೆ, ತೂಕದ ಕೇಕ್‌ಗಳು ಪ್ರದರ್ಶನದಲ್ಲಿವೆ. ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪ್ರತಿಮೆ ಕೇಕ್ ಈ ವರ್ಷದ ವಿಶೇಷ ಮೆರುಗು. ಅಲ್ಲದೇ ಸ್ಟ್ಯಾಚ್ಯೂ ಆಫ್ ಲಿಬರ್ಟಿ, ಗ್ರೇಟ್ ಸ್ಫಿಂಕ್ಸ್ ಆಫ್ ಗೀಜಾ ಕ್ಲಾಸಿಕ್ ಜಂಗಲ್ ಬುಕ್, ಗೇಟ್‌ವೇ ಆಫ್ ಡ್ರೀಮ್‌ಲ್ಯಾಂಡ್, ಪೆಂಗ್ವಿನ್ ಆಫ್ ಮಡಗಾಸ್ಕರ್ ಮೊದಲಾದ ಒಟ್ಟು 6.1 ಟನ್ ತೂಕದ 21 ಬಗೆಯ ಕೇಕ್‌ಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

ಬಾರ್ ಎಂದುಕೊಂಡು ಕಾಂಡಿಮೆಂಟ್ ಅಂಗಡಿ ಮುಂದೆ ಬೆಂಕಿ ಹಚ್ಚಿದರು!

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಾರ್ ಎಂದುಕೊಂಡು ಕಾಂಡಿಮೆಂಟ್ ಅಂಗಡಿ ಎದುರು ಬೆಂಕಿ ಹಚ್ಚಿದ್ದ ಇಬ್ಬರನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕು ಚಿಂಚೋಳಿ ಗ್ರಾಮದ ಮೌನೇಶ ಕರಿಹೋಳೆ (27) ಹಾಗೂ ಮೌನೇಶ ಸಣ್ಣಗೌಡರ್ (26) ಬಂಧಿತರು.

‘ಕೋಣನಕುಂಟೆ ಕ್ರಾಸ್ ಬಳಿಯ ವಸಂತಪುರ ಮುಖ್ಯರಸ್ತೆ ಬಳಿ ಇರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗೆ ಇದೇ 15ರಂದು ಹೋಗಿದ್ದ ಆರೋಪಿಗಳು ವಿಪರೀತ ಮದ್ಯ ಸೇವಿಸಿ ಬಾರ್‌ನ ಶೌಚಾಲಯದ ಎದುರು ಅಳವಡಿಸಲಾಗಿದ್ದ ಸಿಂಕ್ ಒಡೆದು ಹಾಕಿದ್ದರು. ಬಾರ್‌ನ ಕ್ಯಾಷಿಯರ್ ಮತ್ತು ಸಿಬ್ಬಂದಿ ಆರೋಪಿಗಳಿಂದ ದಂಡ ವಸೂಲಿ ಮಾಡಿ ಬಳಿಕ ಆಚೆ ಕಳುಹಿಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ತಮಗೆ ಅವಮಾನ ಮಾಡಿದ ಕ್ಯಾಷಿಯರ್‌ಗೆ ಬುದ್ಧಿ ಕಲಿಸಬೇಕೆಂದು ನಿರ್ಧರಿಸಿದ್ದ ಆರೋಪಿಗಳು ಬಾರ್ ಎದುರಿನ ಪಾದಚಾರಿ ಮಾರ್ಗದಲ್ಲಿ ಬೆಂಕಿ ಹಚ್ಚಲು ತೀರ್ಮಾನಿಸಿದ್ದರು. ಇದೇ 16ರ ರಾತ್ರಿ 1.30ರ ಸುಮಾರಿಗೆ ಪಾನಮತ್ತರಾಗಿ ಬಾರ್ ಬಳಿ ಹೋಗಿದ್ದ ಅವರು ಬಾರ್ ಎಂದುಕೊಂಡು ಪಕ್ಕದಲ್ಲೇ ಇದ್ದ ಕಾಂಡಿಮೆಂಟ್ಸ್ ಎದುರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಘಟನೆಯಿಂದ ಯಾರಿಗೂ ತೊಂದರೆಯಾಗಿಲ್ಲ. ಯಾವ ವಸ್ತುಗಳಿಗೂ ಹಾನಿಯಾಗಿಲ್ಲ’ ಎಂದು ಹೇಳಿದ್ದಾರೆ.

‘ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪ್ರಕರಣದ ಪ್ರಮುಖ ಆರೋಪಿ ಕರಿಹೋಳೆ, ನಾಗರಬಾವಿಯ ಆಂಜನೇಯ ದೇವಸ್ಥಾನದ ಬಳಿ ನೆಲೆಸಿದ್ದ. ಯಲಚೇನಹಳ್ಳಿಯ ಕಾಶಿನಗರ ನಿವಾಸಿಯಾಗಿರುವ ಮೌನೇಶ ಸಣ್ಣಗೌಡರ್ ಗಾರೆ ಕೆಲಸ ಮಾಡಿಕೊಂಡಿದ್ದ’ ಎಂದು ಮಾಹಿತಿ ನೀಡಿದ್ದಾರೆ.

ಅಣ್ಣನ ಮೇಲಿನ ಸಿಟ್ಟಿಗೆ ಗುಂಡು ಹಾರಿಸಿದ ಯುವಕ: ಬಂಧನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಅಣ್ಣನ ಮೇಲಿನ ಸಿಟ್ಟಿಗೆ ಪಿಸ್ತೂಲ್‌ನಿಂದ ಮನೆಯೊಳಗೆ ಎರಡು ಸುತ್ತು ಗುಂಡು ಹಾರಿಸಿ ಬಳಿಕ ತನ್ನ ತಲೆಗೆ ಗುಂಡು ಹೊಡೆದುಕೊಳ್ಳಲು ಯತ್ನಿಸಿದ್ದ ಸಲ್ಮಾನ್ ಖಾನ್ ಎಂಬಾತನನ್ನು ಸುದ್ದುಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸೋಮವಾರ ಎಂದಿನಂತೆಯೇ ಹೊರ ಹೋಗಿದ್ದ ಸಲ್ಮಾನ್, ಸ್ನೇಹಿತನ ಜೊತೆ ತಡವಾಗಿ ಮನೆಗೆ ಬಂದಿದ್ದ. ಇದನ್ನು ಆತನ ಅಣ್ಣ ಸನುಲ್ಲಾ ಖಾನ್ ಪ್ರಶ್ನಿಸಿದ್ದ. ಮನಸ್ಸಿಗೆ ಬಂದಾಗ ಮನೆಗೆ ಬರುತ್ತೀಯಾ ಎಂದು ಗದರಿದ್ದ. ಇದರಿಂದ ಕೆರಳಿದ್ದ ಸಲ್ಮಾನ್, ಅಣ್ಣನ ಮಲಗುವ ಕೋಣೆಯಲ್ಲಿ ಇಟ್ಟಿದ್ದ ಪಿಸ್ತೂಲ್ ಎತ್ತಿಕೊಂಡು ಗುಂಡು ಹಾರಿಸಿದ್ದ. ಅದು ಗೋಡೆಗೆ ತಗುಲಿತ್ತು. ಎರಡನೇ ಬಾರಿ ಹಾರಿಸಿದ ಗುಂಡು ಚಾವಣಿಗೆ ತಗುಲಿತ್ತು. ನಂತರ ತನ್ನ ತಲೆಗೆ ಪಿಸ್ತೂಲ್ ಗುರಿ ಇಟ್ಟು ಗುಂಡು ಹಾರಿಸಲು ಪ್ರಯತ್ನಿಸಿದ್ದ. ಆತನನ್ನು ತಡೆಯಲು ಸ್ನೇಹಿತ ಮುಂದಾಗಿದ್ದ. ಈ ವೇಳೆ ಆತನ ಬಲಗೈಗೆ ಗುಂಡು ತಗುಲಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಲ್ಮಾನ್ ಹಾಗೂ ಸನುಲ್ಲಾ ನಡುವೆ ಆಗಾಗ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ನಡೆಯುತ್ತಿತ್ತು. ‘ನೀನು ಹುಚ್ಚಾ’ ಎಂದು ಸನುಲ್ಲಾ, ತನ್ನ ತಮ್ಮನನ್ನು ನಿಂದಿಸುತ್ತಿದ್ದ. ಇದರಿಂದ ಮನನೊಂದಿದ್ದ ಸಲ್ಮಾನ್ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ಎಂಬುದು ವಿಚಾರಣೆಯಿಂದ ಗೊತ್ತಾಗಿದೆ. ಆತ್ಮರಕ್ಷಣೆಗಾಗಿ ಅವರು ಮನೆಯಲ್ಲಿ ಪಿಸ್ತೂಲ್ ಇಟ್ಟುಕೊಂಡಿದ್ದರು. ಅದಕ್ಕೆ ಪರವಾನಗಿಯನ್ನೂ ಪಡೆದುಕೊಂಡಿದ್ದರು’ ಎಂದು ಮಾಹಿತಿ ನೀಡಿದ್ದಾರೆ.

ಗೋಧಿ ಹಿಟ್ಟಿನ ಬಾಕ್ಸ್‌ಗಳಲ್ಲಿ ಡ್ರಗ್ಸ್ ಸಾಗಿಸುತ್ತಿದ್ದವರ ಸೆರೆ

ಬೆಂಗಳೂರು: ಗೋಧಿ ಹಿಟ್ಟಿನ ಬಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟುಕೊಂಡು ಬಂದು ನಗರದ ವಿವಿಧ ಭಾಗಗಳಲ್ಲಿ ಮಾರಾಟ ಮಾಡುತ್ತಿದ್ದ ಮಣಿಪುರ ಮೂಲದ ಜುಮಾ ಖಾನ್ ಮತ್ತು ಸಮೀರ್ ಎಂಬುವರನ್ನು ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಬಂಧಿತರಿಂದ 16 ಗ್ರಾಂ ಹೆರಾಯಿನ್ ಜಪ್ತಿ ಮಾಡಲಾಗಿದೆ. ನಗರದ ಹೋಟೆಲ್‌ಗಳಲ್ಲಿ ಕೆಲಸ ಮಾಡಿಕೊಂಡಿದ್ದ ಆರೋಪಿಗಳು ಮ್ಯಾನ್ಮಾರ್ ಗಡಿಭಾಗದಲ್ಲಿ ಮಾದಕ ವಸ್ತುಗಳನ್ನು ಖರೀದಿಸುತ್ತಿದ್ದರು. ಅವುಗಳನ್ನು ಗೋಧಿ ಹಿಟ್ಟಿನ ಬಾಕ್ಸ್‌ಗಳಲ್ಲಿ ಅಡಗಿಸಿ ರೈಲಿನ ಮೂಲಕ ನಗರಕ್ಕೆ ತರುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಐ.ಟಿ ಕಂಪನಿ ಉದ್ಯೋಗಿಗಳು ಹಾಗೂ ನಗರದಲ್ಲಿ ನೆಲೆಸಿರುವ ಉತ್ತರ ಭಾರತೀಯರಿಗೆ ಅವುಗಳನ್ನು ಮಾರುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಲಭಿಸಿದ್ದರಿಂದ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.

‘1 ಗ್ರಾಂ ಹೆರಾಯಿನ್‌ಗೆ ₹12 ಸಾವಿರ ದರ ನಿಗದಿ ಮಾಡಿದ್ದ ಆರೋಪಿಗಳು, ಹೆರಾಯಿನ್ ತುಂಬಿದ್ದ ಸಣ್ಣ ಡಬ್ಬಿಯನ್ನು ₹4 ಸಾವಿರಕ್ಕೆ ಮಾರುತ್ತಿದ್ದರು ಎಂಬುದು ವಿಚಾರಣೆಯಿಂದ ಗೊತ್ತಾಗಿದೆ. ಈ ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ವಿಚಾರಣೆ ಮುಂದುವರಿಸಿ ಆರೋಪಿಗಳಿಂದ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಅಪರಾಧ ಸುದ್ದಿ

ಕೋವಿಡ್ ಅಂಕಿ–ಅಂಶ

ಆಧಾರ: ಮೈಗೌ.ಇನ್/ ಕೋವಿಡ್19 ವರ್ಲ್ಡೋಮೀಟರ್

	ವಿಶ್ವ	ಭಾರತ
ಒಟ್ಟು ಪ್ರಕರಣ	27.61 ಕೋಟಿ	3.47 ಕೋಟಿ
ಸಕ್ರಿಯ ಪ್ರಕರಣ	2.29 ಕೋಟಿ	79,097
ಗುಣಮುಖ	24.78 ಕೋಟಿ	3.41 ಕೋಟಿ
ಸಾವು	53.80 ಲಕ್ಷ	4.78 ಲಕ್ಷ

ದಿನದ ಮಾಹಿತಿ

	ವಿಶ್ವ	ಭಾರತ
ಹೊಸ ಪ್ರಕರಣ	5.64 ಲಕ್ಷ	5,326
ಗುಣಮುಖ	5.90 ಲಕ್ಷ	8,043
ಸಾವು	6,029	453

ಎಲ್ಲಿ ಹೆಚ್ಚು ಪ್ರಕರಣ (ಹಿಂದಿನ 24 ಗಂಟೆಗಳಲ್ಲಿ): 1.43 ಲಕ್ಷ ಅಮೆರಿಕ; 91,743 ಬ್ರಿಟನ್; 26,568 ಸ್ಪೇನ್

ಎಲ್ಲಿ ಹೆಚ್ಚು ಸಕ್ರಿಯ ಪ್ರಕರಣಗಳು (ಲಕ್ಷಗಳಲ್ಲಿ): 1.05 ಕೋಟಿ ಅಮೆರಿಕ; 14.79 ಬ್ರಿಟನ್; 9.65 ಫ್ರಾನ್ಸ್

ಎಲ್ಲಿ ಹೆಚ್ಚು ಸಾವು: 1.41 ಲಕ್ಷ ಮಹಾರಾಷ್ಟ್ರ; 36,686 ತಮಿಳುನಾಡು; 44,922 ಕೇರಳ

ಎಲ್ಲಿ ಹೆಚ್ಚು ಪ್ರಕರಣ (ಲಕ್ಷಗಳಲ್ಲಿ): 66.50 ಮಹಾರಾಷ್ಟ್ರ; 52.19 ಕೇರಳ; 27.40 ತಮಿಳುನಾಡು

ಪ್ರಜಾವಾಣಿ ಗ್ರಾಫಿಕ್ಸ್

ನಗರದ ಕೋವಿಡ್ ಅಂಕಿ–ಅಂಶ

12,60,481 ಒಟ್ಟು ಪ್ರಕರಣಗಳು
5,691 ಸಕ್ರಿಯ ಪ್ರಕರಣಗಳು
12,38,411 ಗುಣಮುಖರಾದವರು
16,378 ಒಟ್ಟು ಸಾವು

ದಿನದ ಏರಿಕೆ

ಹೊಸ ಪ್ರಕರಣ	204
ಗುಣಮುಖ	171
ಸಾವು	-

ಆಧಾರ: ರಾಜ್ಯ ಆರೋಗ್ಯ ಇಲಾಖೆ
ಪ್ರಜಾವಾಣಿ ಗ್ರಾಫಿಕ್ಸ್

ಪಾದಚಾರಿ ಮೇಲ್ಸೇತುವೆಯಿಂದ ಜಿಗಿದು ಆರೋಪಿ ಸಾವು: ಎಸಿಪಿಯಿಂದ ತನಿಖೆ

ಬೆಂಗಳೂರು: ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡಿದ್ದ ಆರೋಪಿಯು ಪಾದಚಾರಿ ಮೇಲ್ಸೇತುವೆಯಿಂದ ಜಿಗಿದು ಮೃತಪಟ್ಟ ಪ್ರಕರಣದ ತನಿಖೆಯ ಹೊಣೆಯನ್ನು ವೈಟ್‌ಫೀಲ್ಡ್ ಉಪ ವಿಭಾಗದ ಎಸಿಪಿಗೆ ವಹಿಸಲಾಗಿದೆ.

‘ಆರೋಪಿಯು ತಪ್ಪಿಸಿಕೊಂಡಿದ್ದಾಗ ಕರ್ತವ್ಯದಲ್ಲಿದ್ದವರು ಯಾರು, ಠಾಣೆಯ ಸಿಬ್ಬಂದಿಯಿಂದ ಲೋಪವಾಗಿದೆಯೇ ಎಂಬುದರ ಕುರಿತು ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ಮುಗಿದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಕೆ.ಆರ್.ಪುರದ ವಿಜಿನಾಪುರ ನಿವಾಸಿಯಾಗಿದ್ದ ಶಕ್ತಿವೇಲು (32) ಎಂಬಾತನನ್ನು ಪತ್ನಿಯ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದರು. ತಮಿಳುನಾಡು ಮೂಲದ ಶಕ್ತಿವೇಲು, ಏಳು ವರ್ಷಗಳ ಹಿಂದೆ ಸಂಗೀತಾ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದ. ಕೆಲ ತಿಂಗಳುಗಳಿಂದ ದಂಪತಿಯ ನಡುವೆ ಜಗಳ ಪದೇ ಪದೇ ನಡೆಯುತ್ತಿತ್ತು. ಪತಿಯ ಕಿರುಕುಳದಿಂದ ಬೇಸತ್ತಿದ್ದ ಸಂಗೀತಾ ಇದೇ 18ರಂದು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು’ ಎಂದು ಪೊಲೀಸರು ಹೇಳಿದ್ದಾರೆ.

‘ಮಗಳ ಸಾವಿಗೆ ಅಳಿಯನೇ ಕಾರಣ ಎಂದು ಸಂಗೀತಾ ಅವರ ಪೋಷಕರು ಠಾಣೆಗೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದೆವು. ಸೋಮವಾರ ಬೆಳಿಗ್ಗೆ ಶೌಚಾಲಯಕ್ಕೆ ಹೋಗುವುದಾಗಿ ಕೇಳಿಕೊಂಡಿದ್ದರಿಂದ ಪಾಳಿಯಲ್ಲಿದ್ದ ಕಾನ್‌ಸ್ಟೆಬಲ್‌ವೊಬ್ಬರು ಶೌಚಾಲಯದ ಬಳಿ ಕರೆದೊಯ್ದಿದ್ದರು. ಆತನನ್ನು ಹಿಂದಕ್ಕೆ ಕರೆತರುತ್ತಿದ್ದ ವೇಳೆ ಠಾಣೆಯಿಂದ ಹೊರಗೆ ಓಡಿ ಹೋಗಿದ್ದ. ಕೂಡಲೇ ಸಿಬ್ಬಂದಿ ದ್ವಿಚಕ್ರವಾಹನದಲ್ಲಿ ಆತನನ್ನು ಬೆನ್ನಟ್ಟಿದ್ದರು. ಪೊಲೀಸರು ಬರುತ್ತಿರುವುದನ್ನು ಕಂಡ ಆತ ಹಳೆ ಮದ್ರಾಸ್ ರಸ್ತೆಯ ಐಟಿಐ ಕಾರ್ಖಾನೆ ಬಳಿಯ ಪಾದಚಾರಿ ಮೇಲ್ಸೇತುವೆ ಮೇಲಿಂದ ರಸ್ತೆಗೆ ಜಿಗಿದಿದ್ದ. ಈ ವೇಳೆ ಆತನ ತಲೆ, ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು. ರಸ್ತೆಯಲ್ಲಿ ಸಾಗುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದ್ದ ಆರೋಪಿ ಸ್ಥಳದಲ್ಲೇ ಮೃತಪಟ್ಟಿದ್ದ’ ಎಂದು ಹೇಳಿದ್ದಾರೆ.

ಲೇಖನಗಳಿಗೆ ಆಹ್ವಾನ

ಶಿವಮೊಗ್ಗ: ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಫೆಬ್ರುವರಿ ಎರಡನೇ ವಾರ ನಾ. ಡಿಸೋಜ ಸಾಹಿತ್ಯೋತ್ಸವ, ರಾಷ್ಟ್ರೀಯ ವಿಚಾರಸಂಕಿರಣದ ಅಂಗವಾಗಿ ಡಿಸೋಜ ಅವರ ಬದುಕು, ಸಾಹಿತ್ಯ, ಹೋರಾಟಗಳ ಕುರಿತು ಸಂಶೋಧಕರು, ವಿಮರ್ಶಕರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ.

ನಾಡಿನ ಸಂವೇದನಾಶೀಲ ಕಾದಂಬರಿಕಾರ ಡಿಸೋಜ ಅವರಿಗೆ 85ನೇ ವರ್ಷ ತುಂಬುತ್ತಿರುವ ಸಮಯದಲ್ಲಿ ಅವರ ಬದುಕು ಬರಹ ಪ್ರತಿಬಿಂಬಿಸುವ ಈ ಸಾಹಿತ್ಯೋತ್ಸವವನ್ನು ಶಿಕಾರಿಪುರದ ಜನ ಸ್ಪಂದನಾ ಟ್ರಸ್ಟ್, ಸುದ್ದಿ ಪಬ್ಲಿಕೇಷನ್ ಈ ಕಾರ್ಯಕ್ರಮ ಆಯೋಜಿಸುತ್ತಿವೆ ಎಂದು ಟ್ರಸ್ಟ್ ಅಧ್ಯಕ್ಷ ಬಿ.ಎನ್. ಸುನಿಲ್ ಕುಮಾರ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಾ.ಡಿಸೋಜ ಪ್ರಸ್ತುತ ದವರೆಗೂ ಬರೆದಿರುವ ಕಾದಂಬರಿಗಳ ಸಮಗ್ರ ಸಂಪುಟ ‘ನಾಡಿ ಮಿಡಿತ’ ಬಿಡುಗಡೆ ಮಾಡಲಾಗುವುದು. 9 ಸಂಪುಟಗಳು, 5,902 ಪುಟಗಳುಳ್ಳ 44 ಕಾದಂಬರಿಗಳಿವೆ. ಬೆಲೆ ₹ 5,885 ಮೊದಲ 100 ಓದುಗರಿಗೆ ರಿಯಾಯಿತಿ ದರದಲ್ಲಿ ₹ 4,800ಕ್ಕೆ ನೀಡಲಾಗುವುದು. ಸಂಪರ್ಕ: 96200 83614, 97435 86571

ಚಿತ್ರಾವಳಿ



ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್), ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಪರಮಾಣು ಶಕ್ತಿ ಇಲಾಖೆಗಳ ಸಹಯೋಗದಲ್ಲಿ ರಾಸಾಯನಿಕ, ಜೈವಿಕ ಹಾಗೂ ವಿಕಿರಣ ಅವಘಡಗಳ ನಿಯಂತ್ರಣ ಕುರಿತ ಅಣಕು ಪ್ರದರ್ಶನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆಯಿತು –ಪ್ರಜಾವಾಣಿ ಚಿತ್ರ



ಫ್ಲೋರಿಡಾ ವಿಶ್ವವಿದ್ಯಾಲಯವು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರಿಗೆ ‘ಪ್ರತಿಷ್ಠಿತ ಹಳೆ ವಿದ್ಯಾರ್ಥಿ’ ಪ್ರಶಸ್ತಿಯನ್ನು ವಿಶ್ವವಿದ್ಯಾಲಯದ ಅಧ್ಯಕ್ಷ ಕೆಂಟ್ ಫುಕ್ಸ್ ಅವರು ಪ್ರದಾನ ಮಾಡಿದರು. ಕೃಷಿ ಮತ್ತು ಜೀವವಿಜ್ಞಾನ ಕಾಲೇಜಿನ ಡೀನ್ ಪ್ರೊ. ಎಲೈನ್ ಟರ್ನರ್ ಇದ್ದರು.

ನಗರದಲ್ಲಿ ಇಂದು

ಡಿಸೈನೂರು–ವಿನ್ಯಾಸ ಮತ್ತು ಕ್ರಾಫ್ಟ್ ಕುರಿತು ಚರ್ಚೆ: ಗಾಯತ್ರಿ ಶೆಟ್ಟಿ ಮತ್ತು ಶ್ಯಾಮಲಾ ಪ್ರಭು, ಆಯೋಜನೆ–ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಇಂಟೀರಿಯರ್ ಡಿಸೈನರ್ಸ್ (ಐಐಐಡಿ), ಸ್ಥಳ–ರಂಗೋಲಿ ಕೇಂದ್ರ, ಎಂ.ಜಿ.ರಸ್ತೆ, ಬೆಳಿಗ್ಗೆ 9

ಕನ್ನಡ ರಾಜ್ಯೋತ್ಸವ: ಅಧ್ಯಕ್ಷತೆ–ಮುಖ್ಯ ಅಂಚೆಪಾಲಕ ಕೆ.ರಾಧಾಕೃಷ್ಣ, ಅತಿಥಿ–ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್, ಅತಿಥಿಗಳು–ಬೆಂಗಳೂರು ವಿಭಾಗದ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ.ಡಾಶ್, ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಆಯೋಜನೆ–ಬೆಂಗಳೂರು ಅಂಚೆ ಮಹಾಕಾರ್ಯಾಲಯ, ಸ್ಥಳ–ಮೇಘದೂತ ಸಭಾಂಗಣ, ಜಿಪಿಒ, ರಾಜಭವನ ರಸ್ತೆ, ಮಧ್ಯಾಹ್ನ 2



ಶಾರದಾ ಸಂಪತ್

ದ್ವಾರನ ಕುಂಟೆ ಪಾತಣ್ಣ ಅವರ ‘ನನ್ನೊಳಗಣ ನಾನು’ ಮತ್ತು ‘ದಿಗ್ವಿಜಯ’ ಪುಸ್ತಕಗಳ ಬಿಡುಗಡೆ: ಬರಗೂರು ರಾಮಚಂದ್ರಪ್ಪ, ಅಧ್ಯಕ್ಷತೆ–ಎಸ್. ನಾಗಣ್ಣ, ಪುಸ್ತಕಗಳ ಕುರಿತು ಮಾತು–ಜೋಗಿ, ಎಚ್.ದಂಡಪ್ಪ, ಅತಿಥಿಗಳು–ಎಂ.ತಿಮ್ಮಯ್ಯ, ಜಾಣಗೆರೆ ವೆಂಕಟರಾಮಯ್ಯ, ಆಯೋಜನೆ–ಸ್ವಾಭಿಮಾನಿ ಕರ್ನಾಟಕ ವೇದಿಕೆ, ಸ್ಥಳ–ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5.30

ಚೆನ್ನಬಸವ ಪಟ್ಟದೇವರ ಜಯಂತಿ: ಪುಷ್ಪನಮನ-ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಉಪನ್ಯಾಸ–ಹೇಮಲತಾ ವಡ್ಡೆ, ಅಧ್ಯಕ್ಷತೆ–ಎಂ.ಪ್ರಕಾಶ ಮೂರ್ತಿ, ಆಯೋಜನೆ–ಬೆಂಗಳೂರು ನಗರ ಜಿಲ್ಲಾ ಪರಿಷತ್ತು, ಸ್ಥಳ–ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಾಲಯ, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಸಂಜೆ 5.30

ಕೇಕ್ ಶೋ: ಉದ್ಘಾಟನೆ–ನಟಿ ರಾಧಿಕಾ ನಾರಾಯಣ್, ಸ್ಥಳ–ಗರುಡ ಮಾಲ್, ಮೆಗ್ರಾಥ್ ರಸ್ತೆ, ಮಧ್ಯಾಹ್ನ 3



ರಾಧಿಕಾ ನಾರಾಯಣ್

ಅನಂತ ಪಥ ಸಂಚಿಕೆ ಬಿಡುಗಡೆ: ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ, ಆಯೋಜನೆ–ಅನಂತಕುಮಾರ್ ಪ್ರತಿಷ್ಠಾನ, ಸಂಜೆ 4ಕ್ಕೆ (ಆನ್‌ಲೈನ್ ಕಾರ್ಯಕ್ರಮ)

ಮಾರ್ಗಶೀರ್ಷೋತ್ಸವ: ಕೃಷ್ಣದಾಸ್ ಭಾಗವತರ್ ಮತ್ತು ತಂಡದಿಂದ ನಾಮಸಂಕೀರ್ತನೆ, ಆಯೋಜನೆ ಮತ್ತು ಸ್ಥಳ–ಸುರಭಾರತೀ ಸಂಸ್ಕೃತ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ, ಎಚ್‌ಆರ್‌ಬಿಆರ್ ಬಡಾವಣೆ, ಸಂಜೆ 6.30

ರದ್ದುಪಡಿಸಲು ಅರ್ಜಿದಾರರ ಮನವಿ • ನ್ಯಾಯಾಂಗ ಪರಾಮರ್ಶೆ ಅಗತ್ಯ: ಹೈಕೋರ್ಟ್

ಜಾತಿ ಆಧಾರಿತ ನಿಗಮ, ಮಂಡಳಿಗೆ ತಕರಾರು

ಪ್ರಜಾವಾಣಿ ವಾರ್ತೆ

ಮುಖ್ಯಾಂಶಗಳು
- ಜಾತಿ ಆಧಾರಿತ ನಿಗಮಗಳ ಸ್ಥಾಪನೆ ಪ್ರಶ್ನಿಸಿದ್ದ ಅರ್ಜಿ
- ಈ ನಿಗಮಗಳ ರದ್ದುಪಡಿಸಲು ಅರ್ಜಿದಾರರ ಕೋರಿಕೆ
- ಸಂವಿಧಾನದ ವಿಧಿ ಉಲ್ಲಂಘನೆ ಆಗಿದೆಯೇ ಎಂದು ಪರಿಶೀಲನೆ ಅಗತ್ಯ–ಪೀಠ

ಹೈಕೋರ್ಟ್ ಸುದ್ದಿ

ಬೆಂಗಳೂರು: 'ಜಾತಿ ಆಧಾರಿತ ನಿಗಮ ಮಂಡಳಿಗಳನ್ನು ರಚಿಸಿ ಅವುಗಳಿಗೆ ಕೋಟ್ಯಂತರ ರೂಪಾಯಿ ವ್ಯಯ ಮಾಡುತ್ತಿರುವುದರಿಂದ ಸಂವಿಧಾನದ ಜಾತ್ಯತೀತ ತತ್ವ ಉಲ್ಲಂಘನೆಯಾಗಿದೆ-ಯೇ ಎಂಬುದನ್ನು ಪರಿಶೀಲಿಸಬೇಕಿದೆ' ಎಂದು ಹೈಕೋರ್ಟ್ ಹೇಳಿದೆ.

ಮರಾಠ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮಗಳ ಸ್ಥಾಪನೆ ಪ್ರಶ್ನಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಹೈಕೋರ್ಟ್‌ನ ಹಿರಿಯ ವಕೀಲ ಎಸ್.ಬಸವರಾಜ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ, 'ಕೆಲವೇ ಕೆಲವು ನಿಗಮ ಮಂಡಳಿಗಳನ್ನು ಗುರಿಯಾಗಿಸಿಕೊಂಡು ಈ ಅರ್ಜಿಗಳನ್ನು ದಾಖಲಿಸಲಾಗಿದೆ. ಕೆಲವು ನಿಗಮ ಮಂಡಳಿಗಳು ಈಗಾಗಲೇ 15–20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿ-ವೆ. ಆದರೆ, ಅರ್ಜಿದಾರರು 2020ರಲ್ಲಿ ರಚನೆಯಾದ ನಿಗಮಗಳನ್ನು ಮಾತ್ರವೇ ಪ್ರಶ್ನಿಸಿದ್ದಾರೆ. ಈ ಅರ್ಜಿಗಳು ವಿಚಾರಣೆಗೆ ಸ್ವೀಕಾರಾರ್ಹವಲ್ಲ. ಆದ್ದರಿಂದ, ಇವುಗಳನ್ನು ವಜಾಗೊಳಿಸಬೇಕು' ಎಂದು ಕೋರಿದರು.

ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ. ರವಿವರ್ಮಕುಮಾರ್, 'ಸರ್ಕಾರ ಕೆಲವೇ ಕೆಲವು ಜಾತಿಗಳನ್ನು ಓಲೈಸುವ ನಿಟ್ಟಿನಲ್ಲಿ ಅವುಗಳ ಹೆಸರಿನಲ್ಲಿ ನಿಗಮ–ಮಂಡಳಿ ರಚಿಸಿ ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ವ್ಯಯ ಮಾಡಲಾಗುತ್ತಿದೆ. ಇದು ಸಂವಿಧಾನ ಬಾಹಿರ ಹಾಗೂ ಜಾತ್ಯತೀತ ವ್ಯವಸ್ಥೆಗೆ ವಿರುದ್ಧವಾದ ನಡವಳಿಕೆ. ಆದ್ದರಿಂದ, ಈ ನಿಗಮ ಮಂಡಳಿಗಳನ್ನು ರದ್ದುಗೊ-ಳಿಸಬೇಕು' ಎಂದು ಕೋರಿದರು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ಸರ್ಕಾರದ ಆಕ್ಷೇಪಣೆ-ಯನ್ನು ಸಾರಾಸಗಟಾಗಿ ತಳ್ಳಿಹಾಕಿತು. 'ಅರ್ಜಿಗಳಲ್ಲಿ ಕಾಣಿಸಿರುವ ಅಂಶಗಳು ಮಹತ್ವದ್ದಾಗಿದ್ದು ಆ ಕುರಿತು ಪರಿಶೀಲನೆ ನಡೆಸಲೇಬೇಕಿದೆ. ಆಯ್ದ ಜಾತಿಗಳಿಗೆ ನಿಗಮಗಳನ್ನು ಸ್ಥಾಪಿಸಲು ಸರ್ಕಾರಕ್ಕೆ ಅವಕಾಶವಿದೆಯೇ ಎಂಬುದರ ನ್ಯಾಯಾಂಗ ಪರಾಮರ್ಶೆ ನಡೆಯಬೇಕಿದೆ. ಸಾರ್ವಜನಿಕರ ಹಣವನ್ನು ಕೆಲವೇ ಕೆಲವು ನಿರ್ದಿಷ್ಟ ಜಾತಿಗಳಿಗೆ ಬಳಸುವ ಮೂಲಕ ಸಂವಿಧಾನದ 27ನೇ ವಿಧಿಯ ಉಲ್ಲಂಘನೆಯಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕಾದ ಅಗತ್ಯವಿದೆ' ಎಂದು ಪ್ರತಿಪಾದಿಸಿತು. ವಿಚಾರಣೆಯನ್ನು 2022ರ ಫೆಬ್ರುವರಿ 2ಕ್ಕೆ ಮುಂದೂಡಲಾಗಿದೆ.

1.44 ಲಕ್ಷ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ದಾಸ್ಕೊಪ್ಪ ಗ್ರಾಮದಲ್ಲಿ ಬಾಯಿಪ್ಪ ಸಿದ್ದಾಮನಿ ಅವರ ಮನೆಗೆ ಸಾಂಕೇತಿಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ 'ಬೆಳಕು' ಯೋಜನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳವಾರ ಚಾಲನೆ ನೀಡಿದರು.

ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, 'ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದಿದ್ದರೂ ಲಕ್ಷಾಂತರ ಕುಟುಂಬಗಳ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಅಂಥವರಿಗೆ ಆದ್ಯತೆ ನೀಡಲಾಗುವುದು. ಈವರೆಗೆ ಯೋಜನೆಯಡಿ 1.44 ಲಕ್ಷ ಕುಟುಂಬಗಳಿಗೆ 'ಬೆಳಕು' ಒದಗಿಸಲಾಗಿದೆ' ಎಂದರು.



ರಥೋತ್ಸವ ರಾಯಚೂರು ಜಿಲ್ಲೆಯ ಜಾಲಹಳ್ಳಿ ಪಟ್ಟಣದ ಹಂಪರಗುಂದಿ ಬಳಿ ಮಂಗಳವಾರ ಉತ್ತಿನ ಎಲ್ಲಮ್ಮ ದೇವಸ್ಥಾನದ ಆವರಣದಲ್ಲಿ ದೇವಿಯ ರಥೋತ್ಸವವು ಅದ್ಧೂರಿಯಾಗಿ ನಡೆಯಿತು. ಭಕ್ತರು ರಥವನ್ನು ಎಳೆದು ಭಕ್ತಿ ಭಾವ ಮೆರೆದರು – ಪ್ರಜಾವಾಣಿ ಚಿತ್ರ

ಸಚಿವ ಬೈರತಿ–ಶಂಕರ್ ವಿರುದ್ಧದ ಪ್ರಕರಣಕ್ಕೆ ತಡೆ

ಬೆಂಗಳೂರು: ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣ-ವೊಂದರಲ್ಲಿ ಆಪಾದಿತರಾಗಿರುವ ಸಚಿವ ಬೈರತಿ ಬಸವರಾಜ ಮತ್ತು ಆರ್. ಶಂಕರ್ ವಿರುದ್ಧದ ಖಾಸಗಿ ದೂರಿಗೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಸಚಿವರಾದ ಬೈರತಿ ಬಸವರಾಜ ಮತ್ತು ಆರ್. ಶಂಕರ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿತು.

'ವಿವಾದಿತ ಸ್ಥಿರಾಸ್ತಿಗೆ ಸಂಬಂಧಿಸಿದಂತೆ 2012ರಲ್ಲಿಯೇ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು ಮತ್ತು ಅರ್ಜಿದಾರರ ವಿರುದ್ಧ ದಾಖಲಾಗಿರುವ ಖಾಸಗಿ ದೂರನ್ನು ವಿಚಾರಣೆಗೆ ಪರಿಗಣಿಸುವಾಗ, ಅರ್ಜಿದಾರರು ಮತ್ತು ಪ್ರತಿವಾದಿಗಳ ನಡುವೆ ಸಿವಿಲ್ ವ್ಯಾಜ್ಯವಿತ್ತು ಎಂಬ ಅಂಶವನ್ನು ವಿಚಾರಣಾ ನ್ಯಾಯಾಲಯ ಕಡೆಗಣಿಸಿದೆ' ಎಂದು ನ್ಯಾಯಪೀಠ ಹೇಳಿದೆ.

'ವಿವಾದಿತ ವಿಷಯಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯ, ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ಆದೇಶವನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿಲ್ಲ. ಆದ್ದರಿಂದ, ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಲು ಇದು ಅರ್ಹ ಪ್ರಕರಣವಾಗಿದೆ' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿಗೊಳಿಸಿದ 42ನೇ ಎಸಿಎಂಎಂ ನ್ಯಾಯಾಲಯದ ಆದೇಶ ಮತ್ತು ಪ್ರಕರಣ ಕುರಿತು ಕೆ.ಆರ್.ಪುರ ಪೊಲೀಸರು ಸಲ್ಲಿಸಿದ 'ಬಿ' ರಿಪೋರ್ಟ್ ತಿರಸ್ಕರಿಸಿದ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ಆದೇಶ ರದ್ದುಪ-ಡಿಸಬೇಕು ಎಂದು ಕೋರಿ ಬೈರತಿ ಬಸವರಾಜ, ಆರ್.ಶಂಕರ್ ಮತ್ತು ಎ.ಎಂ. ಮಾದಪ್ಪ ಈ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಸಚಿವರ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಗೂ ಬಿ.ಎಲ್.ಆಚಾರ್ಯ ವಾದ ಮಂಡಿಸಿದರು. ವಿಚಾರಣೆಯನ್ನು 2022ರ ಜನವರಿ ಎರಡನೇ ವಾರಕ್ಕೆ ಮುಂದೂಡಲಾಗಿದೆ.

ಬೆಳೆನಷ್ಟ ಪರಿಹಾರ ಹೆಚ್ಚಳ

ಒಂದನೇ ಪುಟದಿಂದ

ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ವಾರ್ಷಿಕ ₹1,054 ಕೋಟಿಗೆ ಪರಿಷ್ಕ-ರಿಸಲಾಗಿದ್ದು, ಅದರಂತೆ 2020–21ರ ಸಾಲಿಗೆ ₹1054 ಕೋಟಿ ಬಿಡುಗಡೆಯಾಗಿದೆ. ಅಲ್ಲದೆ, ಕೇಂದ್ರ ಸರ್ಕಾರದಿಂದ ಎಸ್‌ಡಿಆರ್‌ಎಫ್ ಅಡಿ ₹632.80 ಕೋಟಿ ಬಿಡುಗಡೆಯಾಗಿದೆ ಎಂದು ಅಶೋಕ ಹೇಳಿದರು.

ಈ ಹಿಂದೆ 2019 ರಲ್ಲಿ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿ ಅಡಿ ನಿಗದಿ ಪಡಿಸಿ ದರಕ್ಕಿಂತ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‌ಗೆ ₹10 ಸಾವಿರ ಹೆಚ್ಚಿಸಿ ಇನ್‌ಪುಟ್ ಸಬ್ಸಿಡಿ ನೀಡಲಾಗಿತ್ತು. ಆಗ ಮಳೆಯಾಶ್ರಿತ ಬೆಳೆಗೆ ₹16,800, ನೀರಾವರಿ ಬೆಳೆಗೆ ₹23,500 ಮತ್ತು ತೋಟಗಾರಿಕೆ ಬೆಳೆಗಳಿಗೆ ₹28,500 ನೀಡಲಾಗಿತ್ತು ಎಂದು ವಿವರಿಸಿದರು.

ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಮಾತನಾಡಿ, ಹಾನಿ ಪ್ರಕರಣದ-ಲ್ಲಿ ಮನೆ ಕಟ್ಟಿಸಿಕೊಳ್ಳಲು ಅಥವಾ ದುರಸ್ತಿಗೆ ಇರುವ ಕಡೇ ದಿನಾಂಕವನ್ನು ವಿಸ್ತರಿಸಬೇಕು' ಎಂದು ಕೋರಿದರು.

ಜೆಡಿಎಸ್‌ನ ಎಚ್.ಡಿ.ರೇವಣ್ಣ ಮಾತನಾಡಿ, ಹಳ್ಳಿ ರಸ್ತೆಗಳು, ಶಾಲಾ ಕಟ್ಟಡಗಳ ದುರಸ್ತಿ ಕಾರ್ಯ ನಡೆದಿಲ್ಲ. ಅದಕ್ಕೆ ಹಣ ಬಿಡುಗಡೆ ಆಗಿಲ್ಲ. ಇದಕ್ಕಾಗಿ ಪ್ರತಿ ಕ್ಷೇತ್ರಕ್ಕೂ ತಲಾ ₹10 ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಮತಾಂತರ ಮಸೂದೆಗೆ 'ಕೈ' ಕಿಡಿ

ಒಂದನೇ ಪುಟದಿಂದ

ಇದರಿಂದ ಸಿಟ್ಟಿಗೆದ್ದ ಕಾಂಗ್ರೆಸ್ ಸದಸ್ಯರು ಸಭಾಧ್ಯಕ್ಷರು ಮತ್ತು ಸರ್ಕಾರದ ವಿರುದ್ಧ ಹರಿಹಾಯ್ದರು.

'ಮಸೂದೆ ಮಂಡನೆಗೇ ನಮ್ಮ ವಿರೋಧವಿದೆ. ನಮ್ಮ ಗಮನಕ್ಕೆ ತಾರದೇ ಹೇಗೆ ಮಂಡಿಸುತ್ತೀರಿ? ಇದು, ಕರಾಳ ಮಸೂದೆ, ಸಂವಿಧಾನ ವಿರೋಧಿಯಾಗಿದೆ. ವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ' ಎಂದು ಸಿದ್ದರಾಮಯ್ಯ ಗುಡುಗಿದರು. ಕಾಂಗ್ರೆಸ್ ಸದಸ್ಯರು ಧ್ವನಿಗೂಡಿಸಿದರು.

ಇದೇ ವೇಳೆ ಡಿ.ಕೆ.ಶಿವಕುಮಾರ್ ಅವರು, 'ಕದ್ದು ಮುಚ್ಚಿ ಮಸೂದೆ ಮಂಡಿಸಲಾಗಿದೆ, ಇದು ಜನವಿರೋಧಿ ಮಸೂದೆ' ಎಂದು ಕಾರ್ಯಸೂಚಿ ಪಟ್ಟಿಯನ್ನು ಹರಿದು ಎಸೆದರು. ಇದನ್ನು ಕಾಗೇರಿ ಕಟುವಾಗಿ ಟೀಕಿಸಿದರು.

'ಮಸೂದೆ ಮಂಡನೆಯ ಬಗ್ಗೆ ನಿಮ್ಮ ವಿಪ್ ಅವರ ಗಮನಕ್ಕೆ ತರಲಾಗಿದೆ. ಕದ್ದು ಮುಚ್ಚಿ ಮಂಡಿಸಿಲ್ಲ. ನಿಮ್ಮ ಆರೋಪವನ್ನು ಹಿಂದಕ್ಕೆ ಪಡೆಯಬೇಕು. ಸದನದಲ್ಲಿ ಕೋರಂ ಆದ ತಕ್ಷಣವೇ ಕಲಾಪ ಆರಂಭಿಸಲಾಗಿದೆ. ಮಸೂದೆಯನ್ನು ಮಂಡಿಸಲಾಗಿದೆ. ಇದರಲ್ಲಿ ಲೋಪವಾಗಿಲ್ಲ, ಕಲಾಪ ಆರಂಭವಾಗುವಾಗ ನೀವು ಹಾಜರಿರಬೇಕಿತ್ತು. ಆ ಬಳಿಕ ಬಂದು ತಕರಾರು ಎತ್ತಿದ್ದು ಸರಿಯಲ್ಲ. ರೈಲು ಹೋದ ಮೇಲೆ ಟಿಕೆಟ್ ತೆಗೆದುಕೊಂಡು ರೈಲೇ ಸಿಕ್ಕಿಲ್ಲ ಎಂದು ಹೇಳುವವರ ರೀತಿ ವರ್ತಿಸುತ್ತಿದ್ದೀರಿ. ಮಸೂದೆಯ ಬಗ್ಗೆ ಇವತ್ತು ಚರ್ಚೆ ನಡೆಯುವುದಿಲ್ಲ. ಬುಧವಾರ ಚರ್ಚೆ ನಡೆಸಿ ಪರ್ಯಾಲೋಚನೆಗೆ ತೆಗೆದುಕೊಳ್ಳಲಾಗುವುದು. ಮಸೂದೆ ಅಧ್ಯಯನ ಮಾಡಿಕೊಂಡು ಬಂದು ನಾಳೆ ಮಾತನಾಡಿ' ಎಂದು ಸಭಾಧ್ಯಕ್ಷ ಕಾಗೇರಿ ಕಾಂಗ್ರೆಸ್ ಸದಸ್ಯರಿಗೆ ಹೇಳಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಮಧ್ಯ ಪ್ರವೇಶಿಸಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, 'ಇವತ್ತೇ ಪರ್ಯಾಲೋಚನೆಗೆ ತರುವುದಿಲ್ಲ. ಮಸೂದೆಯನ್ನು ಓದಿಕೊಂಡು ಬನ್ನಿ. ನಾಳೆಗೆ ಚರ್ಚೆಗೆ ತೆಗೆದುಕೊಳ್ಳುತ್ತೇವೆ' ಎಂದರು.

ಇದರಿಂದ ಸಮಾಧಾನಗೊಳ್ಳದ ಸಿದ್ದರಾಮಯ್ಯ, 'ಸದನವನ್ನು ನೀವು ಬುಲ್ಡೋಜ್ ಮಾಡಿ ಜನವಿರೋಧಿ ಮಸೂದೆಯನ್ನು ತರಬೇಕಿತ್ತಾ? ಇಂತಹ ಕೆಟ್ಟ ಸರ್ಕಾರ ಇತಿಹಾಸದಲ್ಲೇ ಇರಲಿಲ್ಲ, ನಾಚಿಕೆ ಆಗಬೇಕು' ಎಂದು ಹರಿಹಾಯ್ದರು.

'ಯಾವುದೇ ಧರ್ಮದ ವಿರುದ್ಧವಾದ ಮಸೂದೆಯಲ್ಲ. ಹಿಂದೂ, ಕ್ರೈಸ್ತ, ಮುಸ್ಲಿಂ ಹೆಸರು ಬಳಸಲಿಲ್ಲ. ಮಸೂದೆಯನ್ನು ಚೆನ್ನಾಗಿ ಓದಿಕೊಂಡು ಚರ್ಚೆಗೆ ಬನ್ನಿ' ಎಂದು ಮಾಧುಸ್ವಾಮಿ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.

ಇಷ್ಟಕ್ಕೆ ಕಾಂಗ್ರೆಸ್ ಸದಸ್ಯರು ಸುಮ್ಮ-ನಾಗಿದ್ದರಿಂದ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರ ನೀಡಲು ಕಂದಾಯ ಸಚಿವ ಅಶೋಕ ಅವರಿಗೆ ಸಭಾಧ್ಯಕ್ಷರು ಅವಕಾಶ ನೀಡಿದರು.

ಆದರೆ, ಕಾಂಗ್ರೆಸ್‌ನ ಇತರ ಸದಸ್ಯರಾದ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಅವರು ಇದರಿಂದ ಅಸಮಾಧಾನಗೊಂಡು ಸಿದ್ದರಾಮಯ್ಯ ಅವರ ಜತೆ ಸಮಾಲೋಚನೆ ನಡೆಸಿದರು. ಮತ್ತೆ ಎದ್ದು ನಿಂತ ಸಿದ್ದರಾಮಯ್ಯ, 'ಸರ್ಕಾರ ತರಾತುರಿಯಲ್ಲಿ ಮಸೂದೆ ಮಂಡಿಸಿದ್ದು, ಸಂವಿಧಾನ ಬಾಹಿರ ಕ್ರಮ' ಎಂದು ಸಭಾತ್ಯಾಗ ನಡೆಸಿದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಪರಸ್ಪರರ ವಿರುದ್ಧ ಧಿಕ್ಕಾರ ಮತ್ತು ತಮ್ಮ ಪಕ್ಷದ ಪರವಾಗಿ ಜೈಕಾರ ಕೂಗಿದರು.


ಅಡುಗೆ ಅನಿಲ ಸೋರಿಕೆ: ಸ್ಫೋಟಕ್ಕೆ ಮನೆ ಧ್ವಂಸ

ಪ್ರಜಾವಾಣಿ ವಾರ್ತೆ

ಕೊಳ್ಳೇಗಾಲ: ತಾಲ್ಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ಮಂಗಳವಾರ ಮುಂಜಾವಿನಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಮನೆಯೊಂದು ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಸುತ್ತಮುತ್ತಲಿನ 10ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿವೆ. ಪ್ರಾಣ ಹಾನಿ ಸಂಭವಿಸಿಲ್ಲ.

'ಅಡುಗೆ ಅನಿಲ ಸಿಲಿಂಡರ್ ಪೈಪ್‌ನಲ್ಲಿ ಸೋರಿಕೆ ಉಂಟಾಗಿ, ಅನಿಲದಿಂದ ಸೃಷ್ಟಿಯಾದ ಒತ್ತಡದಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ವಿಧಿ ವಿಜ್ಞಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೂಲಂಕಷ ತನಿಖೆ ನಡೆಸಲು ತಿಳಿಸಲಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ಭಾರಿ ಸದ್ದಿನಿಂದಾಗಿ ಗ್ರಾಮಸ್ಥರು ಭೂಕಂಪನವಾಗಿರಬಹುದು ಎಂದು ಭಾವಿಸಿ ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು.



ಹೆಣ್ಣೋ ಗಂಡೋ...



ಕೊಳ್ಳೇಗಾಲ ಶರ್ಮ

ತನಗಿಂತಲೂ ಮುನ್ನವೇ ಕುಂತಿ ಪಾಂಡವರಿಗೆ ಜನ್ಮವಿತ್ತಾಗ ಹಳಹಳಿಸಿ ಬಸುರಾದ ಹೊಟ್ಟೆಗೆ ಹೊಡೆದುಕೊಂಡಿದ್ದಳಂತೆ ಗಾಂಧಾರಿ. ಆಗ ಇಂದಿನ ಸಿ-ಸೆಕ್ಷನ್ ಹೆರಿಗೆಯಂತೆ ಆಗದೆ ಮಾಂಸದ ಮುದ್ದೆ ಹುಟ್ಟಿತಂತೆ. ಅನಂತರ ವ್ಯಾಸಮಹರ್ಷಿ ಅದನ್ನು ನೂರಾಗಿ ತುಂಡರಿಸಿ, ತುಪ್ಪದ ಗಡಿಗೆಯಲ್ಲಿಟ್ಟು ಮಕ್ಕಳಾಗಿಸಿದನಂತೆ. ನೂರು ಮಕ್ಕಳೂ ಗಂಡಾದರೂ ಅವಳು ತನಗೊಂದು ಹೆಣ್ಣುಮಗು ಬೇಕು ಎಂದು ಬೇಡಿಕೊಂಡಾಗ, ವ್ಯಾಸ ನೂರರ ಜೊತೆಗೆ ಇನ್ನೊಂದು ತುಣುಕು ಗರ್ಭವನ್ನು ಬೇರೊಂದು ಗಡಿಗೆಯಲ್ಲಿಟ್ಟು ಬೆಳೆಸಿದ; ಅವಳೇ ದುಶ್ಶಲೆ – ಎನ್ನುತ್ತದೆ, ಮಹಾಭಾರತದ ಕಥೆ. ಹೀಗೆ ಗಂಡೋ ಹೆಣ್ಣೋ – ಒಂದೇ ಲಿಂಗದ ಮಕ್ಕಳನ್ನು ಬೇಕಾದಷ್ಟು, ಬೇಕಿದ್ದ ಹಾಗೆ ಹುಟ್ಟಿಸುವುದು ಸಾಧ್ಯವಾಗಿದ್ದರೆ ನಮ್ಮ ಪಶುವಿಜ್ಞಾನಿಗಳು ಬಹಳ ಖುಷಿ ಪಡುತ್ತಿದ್ದರು. ಅದಿರಲಿ. ಇದೀಗ ಗಾಂಧಾರಿಯ ಸಂತಾನದಂತೆ ನೂರಕ್ಕೆ ನೂರು ಗಂಡುಸಂತಾನವನ್ನು ಹುಟ್ಟಿಸುವ ತಳಿ ಅಭಿವೃದ್ಧಿ ವಿಧಾನವೊಂದು ಸಿದ್ಧವಾಗಿದೆಯಂತೆ. ಬ್ರಿಟನ್ನಿನ ಫ್ರಾನ್ಸಿಸ್ ಕ್ರಿಕ್ ಸಂಶೋಧನಾಲಯದ ಜೇಮ್ಸ್ ಟರ್ನರ್ ಹಾಗೂ ಕೆಂಟ್ ವಿಶ್ವವಿದ್ಯಾನಿಲಯದ ಪೀಟರ್ ಎಲ್ಲಿಸ್ ಮತ್ತು ಸಂಗಡಿಗರು ಜೊತೆಯಾಗಿ ಗಂಡು ಬೇಕೆಂದರೆ ಗಂಡು, ಹೆಣ್ಣು ಬೇಕೆಂದರೆ ಹೆಣ್ಣು ಇಲಿಗಳನ್ನಷ್ಟೆ ಹುಟ್ಟಿಸುವ ತಳಿ ಅಭಿವೃದ್ಧಿ ತಂತ್ರವೊಂದನ್ನು ರೂಪಿಸಿದ್ದಾರೆ.

ಗಂಡು-ಹೆಣ್ಣು ಎನ್ನುವ ಲಿಂಗಗಳಿರುವ ಪ್ರಾಣಿಗಳಲ್ಲಿ, ಹುಟ್ಟುವಾಗ ಯಾವ ಲಿಂಗದ ಮರಿಯಾಗುತ್ತದೆಂದು ಊಹಿಸುವುದು ಲಾಟರಿಯಲ್ಲಿ ಬಹುಮಾನ ಬರುತ್ತದೆಂದು ಊಹಿಸಿದಷ್ಟೆ ಸುಲಭ. ಇದಕ್ಕೆ ಕಾರಣವಿಷ್ಟೆ. ನಿಸರ್ಗ ಎರಡೂ ಲಿಂಗಗಳಲ್ಲಿ ಯಾವುದನ್ನೂ ವಿಶೇಷವೆಂದು ಪರಿಗಣಿಸುವುದಿಲ್ಲ. ಅದು ಏನಿದ್ದರೂ ಮನುಷ್ಯರ ಗೋಳು ಅಷ್ಟೆ. ಹೀಗಾಗಿ ಗೋಪಾಲಕರಿಗೆ ಕಷ್ಟವೆನ್ನಿಸಿದರೂ ಎತ್ತು, ಗೂಳಿಗಳನ್ನು ಸಾಕಬೇಕು. ಕೇವಲ ಹಾಲು, ಮೊಸರು ನೀಡುವ ಹಸುವಷ್ಟೆ ಹುಟ್ಟಲಿ ಎಂದು ಗೋವಿಂದನನ್ನು ಪ್ರಾರ್ಥಿಸಿದರೂ ಫಲವಿಲ್ಲ. ಬಸಿರು ಕಳೆದು ಕರು ಹಡೆಯುವವರೆಗೂ ಅದು ಯಾವ ಲಿಂಗ ಎಂದು ಪತ್ತೆ ಮಾಡುವುದು ಕಷ್ಟ. ಗೋಪಾಲಕರಿಗೆ ಗಂಡು ಬೇಡ. ಮಾಂಸಕ್ಕಾಗಿ ಹಂದಿಗಳನ್ನು ಸಾಕುವವರಿಗೆ ಹೆಣ್ಣಿಗಿಂತಲೂ ಭಾರಿಯಾಗಿ ಕೊಬ್ಬುವ ಗಂಡುಮರಿಗಳೇ ಹೆಚ್ಚಿದ್ದರೆ ಚೆನ್ನ. ಮೊಟ್ಟೆ ತಯಾರಕರಿಗೆ, 'ಹೆಣ್ಣುಕೋಳಿ' ಬೇಕು. ಮಾಂಸದ ಕೋಳಿ ಬೆಳೆಸುವವರಿಗೆ ಹುಂಜಗಳೆಂದರೆ ಲಾಭ. ಹೀಗಾಗಿ ನಿರ್ದಿಷ್ಟ ಲಿಂಗಗಳನ್ನಷ್ಟೆ ಹುಟ್ಟಿಸುವ ತಂತ್ರಗಳಿಗಾಗಿ ಹುಡುಕಾಟ ಅನಾದಿಕಾಲದಿಂದಲೂ ನಡೆದಿದೆ.

ಮೀನು, ಹಲ್ಲಿ ಮೊದಲಾದ ಜೀವಿಗಳಲ್ಲಿ ಸ್ವಲ್ಪ ಮಟ್ಟಿಗೆ ಇದು ಸಾಧ್ಯವಾಗಿದೆ ಎನ್ನಬಹುದು. ಇವುಗಳಲ್ಲಿ ಭ್ರೂಣಗಳು ಬೆಳೆಯುತ್ತಿರುವ ಪರಿಸರವನ್ನು ಅಷ್ಟಿಷ್ಟು ಬದಲಿಸಿ, ಹುಟ್ಟುವ ಮರಿಗಳ ಲಿಂಗವನ್ನು ಬದಲಿಸಿಬಿಡಬಹುದು. ಉದಾಹರಣೆಗೆ, ಮೀನು ಸಾಕಣೆಯ ವೇಳೆ ಮೊಟ್ಟೆಗಳನ್ನು ಬೆಳೆಸುವಾಗ ಕೆಲವು ಹಾರ್ಮೋನುಗಳನ್ನು ಬಳಸಿದರೆ, ಗಂಡುಗಳ ಉತ್ಪಾದನೆ ಹೆಚ್ಚಿಸಬಹುದು. ಹೆಣ್ಣಾಗಿ ಹುಟ್ಟಬೇಕಾದಂಥವೂ ಅಂಡಾಶಯಗಳನ್ನು ಬೆಳೆಸಿಕೊಳ್ಳದೆ ಹೆಣ್ಣಾಗುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತವೆ. ಕೃತಕ ವೀರ್ಯಧಾರಣೆಯ ಪದ್ಧತಿ ಬಂದಮೇಲೆ, ಗಂಡಿನ ವೀರ್ಯದಲ್ಲಿ ಹೆಣ್ಣನ್ನು ಹುಟ್ಟಿಸುವಂತಹ ವೀರ್ಯಾಣುಗಳನ್ನು ಪ್ರತ್ಯೇಕಿಸಿ, ಕೇವಲ ಗಂಡನ್ನಷ್ಟೆ ಹುಟ್ಟಿಸಬಹುದೇ ಎಂದೂ ಪ್ರಯತ್ನಿಸಲಾಗಿದೆ. ಇವೆಲ್ಲ ಪ್ರಯತ್ನಗಳು ನಡೆದರೂ, ನೂರಕ್ಕೆ ನೂರು ಬೇಕೆಂದ ಲಿಂಗದ ಮರಿಗಳನ್ನಷ್ಟೆ ಹುಟ್ಟಿಸುವುದು ಅಸಾಧ್ಯವೆನ್ನಿಸಿತ್ತು. ಇದೀಗ ಟರ್ನರ್ ಮತ್ತು ಎಲ್ಲಿಸ್ ಅವರ ತಂಡ ಜೀನ್ ಸಂಪಾದನೆಯ ತಂತ್ರವನ್ನು ಉಪಯೋಗಿಸಿಕೊಂಡು, ಇದನ್ನು ಸಾಧ್ಯವಾಗಿಸಿದೆ. ಇಲಿಗಳಲ್ಲಿ ಇವರು ನಡೆಸಿದ ಪ್ರಯೋಗಗಳಲ್ಲಿ ಹುಟ್ಟಿದ ನೂರಾಮೂರು ಮರಿಗಳಲ್ಲಿ ನೂರೆರಡು ಮರಿಗಳು ಕೇವಲ ಗಂಡಾಗಿದ್ದುವು. ಹುಟ್ಟಿದ ಒಂದೇ ಒಂದು ಹೆಣ್ಣು ಕೂಡ ಆಕಸ್ಮಿಕವಾಗಿ ಹೆಣ್ಣಾದ ದೋಷಪೂರ್ಣ ಲಿಂಗಿಯಾಗಿತ್ತು!


> ಗಂಡು-ಹೆಣ್ಣು ಎನ್ನುವ ಲಿಂಗಗಳಿರುವ ಪ್ರಾಣಿಗಳಲ್ಲಿ, ಹುಟ್ಟುವಾಗ ಯಾವ ಲಿಂಗದ ಮರಿಯಾಗುತ್ತದೆಂದು ಊಹಿಸುವುದು ಲಾಟರಿಯಲ್ಲಿ ಬಹುಮಾನ ಬರುತ್ತದೆಂದು ಊಹಿಸಿದಷ್ಟೆ ಸುಲಭ!




ಗಾಂಧಾರೀಸಂತಾನವನ್ನು ಸೃಷ್ಟಿಸಲು ಟರ್ನರ್-ಎಲ್ಲಿಸ್ ತಂಡ ಜೀವಕೋಶಗಳಲ್ಲಿ ಇರುವ ಡಿಎನ್‌ಎಯಲ್ಲಿರುವ ದೋಷಗಳನ್ನು ಸರಿಪಡಿಸುವ ಟೋಪೋಐಸೋಮರೇಸ್-1 ಎನ್ನುವ ಜೀನನ್ನು ತಿದ್ದಿದೆ. ಕ್ರಿಸ್ಪರ್ ಎನ್ನುವ ಜೀನ್ ತಿದ್ದುವ ತಂತ್ರಜ್ಞಾನವನ್ನು ಬಳಸಿಕೊಂಡು ಇದನ್ನು ಸಾಧಿಸಿದೆ. ಗಂಡು ಹಾಗೂ ಹೆಣ್ಣುಗಳಲ್ಲಿ ಇರುವ ವ್ಯತ್ಯಾಸಕ್ಕೆ ಅವುಗಳ ಜೀವಕೋಶಗಳಲ್ಲಿ ಇರುವ ಲಿಂಗವರ್ಣತಂತುಗಳೂ ವಿಭಿನ್ನವಾಗಿರುವುದು ಕಾರಣ. ಹೆಣ್ಣಿನಲ್ಲಿ ಒಂದೇ ತೆರನಾದ ಜೋಡಿ ಲಿಂಗವರ್ಣತಂತುಗಳಿರುತ್ತವೆ. ಗಂಡಿನಲ್ಲಿ ಈ ಜೋಡಿಯಲ್ಲಿ ತುಸು ವ್ಯತ್ಯಾಸ ಇರುತ್ತದೆ. ಗಂಡೋ ಹೆಣ್ಣೋ – ಒಟ್ಟಾರೆ ಲಿಂಗವರ್ಣತಂತುಗಳ ಜೋಡಿಯಲ್ಲಿ ಒಂದು ತಾಯಿಯಿಂದಲೂ, ಇನ್ನೊಂದು ತಂದೆಯಿಂದಲೂ ಬಂದ ಬಳುವಳಿ. ಹೀಗಾಗಿ, ತಂದೆಯ ಲಿಂಗವರ್ಣತಂತುವಿನಲ್ಲಿ ಟೋಪೋಐಸೋಮರೇಸ್-1 ಜೀನನ್ನು ನಿಷ್ಕ್ರಿಯಗೊಳಿಸುವಂತೆ ಮಾಡಲು ಬೇಕಾದ ಕ್ರಿಸ್ಪರ್ ಕಿಣ್ವವನ್ನು ತಾಯಿಯ ಲಿಂಗವರ್ಣತಂತುವಿನಲ್ಲಿ ಸೇರಿಸಿದರೆ, ಹುಟ್ಟಬೇಕಾದ ಗಂಡುಗಳೆಲ್ಲವೂ ಟೋಪೋಐಸೋಮರೇಸಿನಲ್ಲಿರುವ ದೋಷದಿಂದಾಗಿ ಹುಟ್ಟುವ ಮುನ್ನವೇ ಸತ್ತು ಹೋಗುತ್ತವೆ. ಆದರೆ ಹೆಣ್ಣುಗಳಲ್ಲಿ ತಾಯಿಯಿಂದ ಬಂದ ಇನ್ನೊಂದು ಜೀನ್ ಇರುವುದರಿಂದ ಅದು ಹಾಗೆ ಸಾಯುವುದಿಲ್ಲ. ಇದೇ ರೀತಿಯಲ್ಲಿ ಹೆಣ್ಣಿನ ಲಿಂಗವರ್ಣತಂತುಗಳಲ್ಲಿ ಟೋಪೋಐಸೋಮರೇಸ್-1 ಜೀನನ್ನೂ, ಗಂಡಿನಲ್ಲಿ ಕ್ರಿಸ್ಪರ್ ಜೀನನ್ನೂ ಸೇರಿಸಿದರೆ, ಗಂಡಿನ ಬದಲಿಗೆ ಹೆಣ್ಣುಭ್ರೂಣಗಳು ಸಾಯುತ್ತವೆ ಎಂದು ಇವರು ಕಂಡುಕೊಂಡಿದ್ದಾರೆ.

ಭ್ರೂಣವಾಗುವುದಕ್ಕೂ ಮೊದಲೇ ಮೊಟ್ಟೆಗಳನ್ನು ತಿದ್ದುವ, ತಿದ್ದಿದ ಮೊಟ್ಟೆಗಳನ್ನು ಇಲಿಗಳ ಗರ್ಭದೊಳಗೆ ಇಟ್ಟು ಮರಿ ಮಾಡುವ ತಂತ್ರಗಳು ಈಗ ನಿತ್ಯದ ಕೆಲಸ ಎನ್ನಿಸುವಂತೆ ಆಗಿರುವಾಗ, ಈ ರೀತಿಯಲ್ಲಿ ಜೀನ್ ತಿದ್ದಿದ ಇಲಿತಳಿಗಳನ್ನು ಹುಟ್ಟಿಸುವುದು ಕಷ್ಟವಲ್ಲ. ಆಗ ಬೇಕೆಂದ ಲಿಂಗವನ್ನಷ್ಟೆ ಹುಟ್ಟುವಂತೆ ಮಾಡಬಹುದು ಎನ್ನುವುದು ಟರ್ನರ್-ಎಲ್ಲಿಸ್ ತಂಡದ ಉಪಾಯ. ಎರಡು ವರ್ಷಗಳ ಹಿಂದೆ ಇಸ್ರೇಲಿನ ವಿಜ್ಞಾನಿಗಳು ಇದೇ ರೀತಿಯಲ್ಲಿ ಕ್ರಿಸ್ಪರ್ ತಂತ್ರಜ್ಞಾನ ಬಳಸಿ ಒಂದೇ ಲಿಂಗದ ಸಂತಾನಗಳನ್ನು ಹುಟ್ಟಿಸಲು ಪ್ರಯತ್ನಿಸಿದ್ದರು. ಆದರೆ ಆಗ ಅವರು ಹುಟ್ಟಿಸಿದ ಹೆಣ್ಣುಗಳ ಮಧ್ಯೆ ಒಂದೋ ಎರಡೋ ಹೆಣ್ಣುಗಳು ಇರುತ್ತಿದ್ದುವು. ಹುಟ್ಟಿ ಸ್ವಲ್ಪ ಕಾಲದ ನಂತರ ಸಾಯುತ್ತಿದ್ದುವು. ಆದರೆ ಟರ್ನರ್-ಎಲ್ಲಿಸ್ ತಂತ್ರದಲ್ಲಿ ಇಂತಹ ದೋಷಪೂರ್ಣ ಹುಟ್ಟುಗಳು ಇರಲೇ ಇಲ್ಲವಂತೆ. ನೂರಕ್ಕೆ ನೂರು ಪಕ್ಕಾ ಗಂಡುಗಳೋ ಹೆಣ್ಣುಗಳೋ ಹುಟ್ಟುತ್ತವೆ. ಅಷ್ಟೇ ಅಲ್ಲ. ಸಾಮಾನ್ಯವಾಗಿ ಹುಟ್ಟುವ ಮರಿಗಳಲ್ಲಿ ಇರಬಹುದಾದ ಹೆಣ್ಣುಮರಿಗಳ ಸಂಖ್ಯೆಗಿಂತಲೂ ಹೆಚ್ಚು ಹೆಣ್ಣುಮರಿಗಳು ಹುಟ್ಟಿದ್ದುವಂತೆ. ಹೀಗೆಂದು 'ನೇಚರ್ ಕಮ್ಯೂನಿಕೇಶನ್ಸ್' ಪತ್ರಿಕೆಯಲ್ಲಿ ಟರ್ನರ್-ಎಲ್ಲಿಸ್ ತಂಡ ಪ್ರಕಟಿಸಿದೆ.

ಈ ತಂತ್ರವನ್ನು ಉಪಯೋಗಿಸಿಕೊಂಡು ಪ್ರಯೋಗಗಳಲ್ಲಿ ಬಳಸುವ ಇಲಿಗಳಲ್ಲಿ ಬೇಕೆಂದ ಲಿಂಗವನ್ನಷ್ಟೆ ಹುಟ್ಟಿಸಬಹುದು. ಹಂದಿ ಹಾಗೂ ಗೋವಿನ ಸಂತಾನಗಳನ್ನೂ ಇದೇ ರೀತಿಯಲ್ಲಿ ಬೆಳೆಸಬಹುದು ಎನ್ನುವ ಆಸೆಯೂ ಇದೆ. ಆದರೆ ಟೋಪೋಐಸೋಮರೇಸ್ ಜೀನ್ ತಿದ್ದಿದ ತಳಿ ಕುಲಾಂತರಿಯಲ್ಲವೇ? ಅದರ ಹಾಲನ್ನೋ ಮಾಂಸವನ್ನೋ ತಿನ್ನಬಹುದೇ? ಈ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಹಾಗೆಯೇ ಈ ಗಾಂಧಾರಿ ಸಂತಾನ ತಂತ್ರವನ್ನು ಮನುಷ್ಯರಲ್ಲಿ ಬೇಕೆಂದ ಲಿಂಗವನ್ನು ಹುಟ್ಟಿಸಲು ಬಳಸಿದರೆ ಈಗಾಗಲೇ ಎರ್ರಾಬಿರ್ರಿಯಾಗಿರುವ ಗಂಡು-ಹೆಣ್ಣುಗಳ ಪರಿಮಾಣ ಇನ್ನೂ ಹೆಚ್ಚಾಗಬಹುದೇ ಎನ್ನುವ ಆತಂಕವೂ ಇದೆ. ಸದ್ಯ! ಇಂತಹ ತಂತ್ರಗಳನ್ನು ಮನುಷ್ಯ ಭ್ರೂಣಗಳ ಮೇಲೆ ಪ್ರಯೋಗಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎನ್ನುವುದೊಂದು ಸಮಾಧಾನದ ವಿಷಯ. ಆದರೆ ಕಾನೂನು, ನಿಯಮಗಳನ್ನು ಪಾಲಿಸದವರಿಗೆ ಇದು ತಿಳಿಯಬೇಕಲ್ಲ?!





ವರ್ಷದ ಟಾಪ್ ಸ್ಮಾರ್ಟ್ ಸಾಧನಗಳು

ಕ್ಷಮಾ ವಿ. ಭಾನುಪ್ರಕಾಶ್

ಡಿಸೆಂಬರ್ ಬಂತೆಂದರೆ ಸಾಕು, ಸಮೀಕ್ಷೆಗಳ ಮಹಾಪೂರವೇ ಹರಿದು ಬರುವುದು ಗ್ಯಾರಂಟಿ, ವರ್ಷದ ಟಾಪ್ ಟೆನ್ ಪುಸ್ತಕಗಳು, ವರ್ಷದ ಅತ್ಯುತ್ತಮ ನಟ-ನಟಿಯರು, ವರ್ಷದ ಹತ್ತು ಬೆಸ್ಟ್ ಸಿನೆಮಾ, ಅತ್ಯುತ್ತಮ ಶಾಲೆಗಳು - ಹೀಗೆ ಪಟ್ಟಿ ಬೆಳೆಯುತ್ತಲೇ ಸಾಗುತ್ತದೆ. ತಂತ್ರಜ್ಞಾನ ಕ್ಷೇತ್ರವೂ ಇದಕ್ಕೆ ಹೊರತಲ್ಲ. ಅದರಲ್ಲೂ ಸ್ಮಾರ್ಟ್ ಸಾಧನಗಳಲ್ಲಿ ಜನರು ಮೆಚ್ಚಿದ, ಜಗ ಮೆಚ್ಚಿದ ಪ್ರಮುಖ ಹೆಸರುಗಳ್ಯಾವುವು ಎಂದು ಗಮನಿಸೋಣ ಬನ್ನಿ. 2021ರಲ್ಲಿ ಬಿಡುಗಡೆಯಾಗಿ ಜನರನ್ನು ನಿಬ್ಬೆರಗಾಗಿಸಿದ ಟಾಪ್ ಮೂರು ಸ್ಮಾರ್ಟ್ ಸಾಧನಗಳ ಪುಟ್ಟ ಪರಿಚಯ ಇಲ್ಲಿದೆ.

ಆ್ಯಪಲ್ ಏರ್‌ಟ್ಯಾಗ್



ಮರೆಗುಳಿಗಳಿಗೆ ಆಪ್ತಮಿತ್ರ ಎನ್ನಬಹುದಾದ ಈ ಪುಟಾಣಿ ಸಾಧನವನ್ನು 2021ರಲ್ಲಿ ಅತಿ ಹೆಚ್ಚು ಇಷ್ಟಪಟ್ಟಿದ್ದಾರಂತೆ ಸ್ಮಾರ್ಟ್‌ಸಾಧನ ಪ್ರಿಯರು. ಆ್ಯಪಲ್ ಸಂಸ್ಥೆಯು ಐಫೋನ್‌ನ ಆಕ್ಸೆಸರಿಯಾಗಿ ಇದನ್ನು ಬಿಡುಗಡೆಮಾಡಿದ್ದು, ಇದು ದಿನನಿತ್ಯದ ಮರೆವಿನ ಜಂಜಡದಿಂದ ನಮ್ಮನ್ನು ಕಾಪಾಡಿದೆ ಎನ್ನುತ್ತಾರೆ ಐಫೋನ್ ಬಳಕೆದಾರರು. ಪರ್ಸು, ಬ್ಯಾಗು, ಕನ್ನಡಕ, ಬೆಲ್ಟ್, ಮುಖ್ಯ ದಾಖಲೆಗಳ ಫೈಲು – ಹೀಗೆ ಯಾವುದಕ್ಕೆ ಬೇಕಾದರೂ ಈ ಆ್ಯಪಲ್ ಏರ್‌ಟ್ಯಾಗ್ ಅನ್ನು ತಗಲಿಸಿದರೆ ಸಾಕು; ನಂತರ ಈ ವಸ್ತುಗಳೇನಾದರೂ ಕಳೆದುಹೋದರೆ ಅಥವಾ ಅವನ್ನು ಎಲ್ಲಿ ಜೋಪಾನ ಮಾಡಿದ್ದೀರೆಂದು ನೀವು ಮರೆತರೆ, ನಿಮ್ಮ ಫೋನಿನ 'ಫೈಂಡ್ ಮೈ' ಜಾಲಕ್ಕೆ ಹೋಗಿ ಟೈಪಿಸಿದರೆ ಸಾಕು! ನಿಮ್ಮ ಕಳೆದುಹೋದ ವಸ್ತುವಿನ ಲೊಕೇಶನ್ ನಿಮ್ಮ ಅಂಗೈಯಲ್ಲಿನ ಫೋನಿನಲ್ಲಿ ಹಾಜರ್! ಇದೊಂದು ಮಾಡರ್ನ್ ಕವಡೆಶಾಸ್ತ್ರದಂತೆ!

ನಥಿಂಗ್ ಇಯರ್(1) ಇಯರ್‌ಬಡ್ಸ್

ಹೆಡ್‌ಫೋನ್ಸ್, ಇಯರ್‌ಫೋನ್ಸ್‌ನ ಪ್ರಯಾಣ ಎಲ್ಲಿಂದೆಲ್ಲಿಗೆ ಬಂದು ತಲುಪಿದೆ ನೋಡಿ. ತಲೆಯ ಮೇಲೆ ಕಿರೀಟದಂತೆ ಧರಿಸುವ ಹೆಡ್‌ಫೋನ್‌ಗಳಿಂದ ಶುರುವಾಗಿ ಈಗ ಕಣ್ಣಿಗೇ ಕಾಣದ ಹಾಗೆ ವೈರ್‌ಲೆಸ್ ಇಯರ್‌ಫೋನ್ಸ್‌ನ ರೂಪ ತಳೆದಿದೆ. 'ಇಯರ್‌ಫೋನ್/ಹೆಡ್‌ಫೋನ್‌ನಲ್ಲಿ ಹಾಯಾಗಿ ಹಾಡು ಕೇಳುತ್ತಾ, ಜಾಗಿಂಗ್ ಮಾಡೋಣ ಅಂದರೆ, ಹಾಳಾದ್ದು ವೈರ್‌ಗಳು ಅಡಿಗಡಿಗೂ ಕಾಡುತ್ತವೆ' ಎನಿಸಿದಾಗ ಎದುರಿಗೆ ಬಂದದ್ದು ವೈರ್‌ಲೆಸ್ ಏರ್‌ಪಾಡ್ಸ್/ಇಯರ್‌ಬಡ್ಸ್. ಬಗೆಬಗೆಯ ವಿನ್ಯಾಸ, ಬಣ್ಣಗಳಲ್ಲಿ ಲಭ್ಯವಿರುವ ಈ ವೈರ್‌ಲೆಸ್ ಸಾಧನಗಳು, ಈಗ ಬಣ್ಣರಹಿತವಾಗಿ ಜನರನ್ನು ಮತ್ತಷ್ಟು ಸೆಳೆದಿವೆ. ಟಿಡಬ್ಲುಎಸ್ ಸಂಸ್ಥೆಯ ಕೊಡುಗೆಯಾದ ಈ ಪಾರದರ್ಶಕ ಇಯರ್‌ಬಡ್‌ಗಳನ್ನು ಅತ್ಯಂತ ಹೆಚ್ಚು ಜನರು ಇಷ್ಟಪಟ್ಟಿದ್ದು, ಮಾರುಕಟ್ಟೆಗೆ ಬಂದದ್ದೇ, ಬಿಸಿ ದೋಸೆಯಂತೆ ಖರ್ಚಾಗಿದೆಯಂತೆ. ಕಿವಿಗೆ ಏನೂ ಹಾಕಿಕೊಂಡಿಲ್ಲ ಎಂಬಂತೆ ಕಂಡುಬಂದರೂ, ಇದನ್ನು ಧರಿಸಿದಾಗ ನಿಮಗೆ ಗಂಧರ್ವಲೋಕದಲ್ಲಿ ಸಂಗೀತ ಕೇಳಿದಂತಹ ಅನುಭವ ಸಿಗುತ್ತದೆ ಎನ್ನುತ್ತದೆ ಸಂಸ್ಥೆ. ಅತ್ಯುತ್ಕೃಷ್ಟ ನಾಯ್ಸ್ ಕ್ಯಾನ್ಸಲೇಶನ್ ವ್ಯವಸ್ಥೆಯಿಂದ ಕೂಡಿದ ಈ ಸಾಧನ, ಹೊರಗಿನ ಕಿರಿಕಿರಿಯ ಸದ್ದನ್ನು ನಿಮ್ಮವರೆಗೂ ತಲುಪಲು ಬಿಡದೇ, ನಿಮ್ಮಿಷ್ಟದ ಸಂಗೀತದಲ್ಲಿ ನಿಮ್ಮನ್ನು ತೇಲಿಸುತ್ತದೆ. ಜಾಗಿಂಗ್, ಜಿಮ್ಮಿಂಗ್ - ಹೀಗೆ ಯಾವುದೇ ಸಮಯದಲ್ಲಿ ನೀವು ಇದನ್ನು ಬಳಸಿದರೂ, ಬೆವರು ಅಥವಾ ನೀರಿನಿಂದ ಇದಕ್ಕೆ ಯಾವುದೇ ಹಾನಿಯಾಗದು. ಹಾಗಾಗಿಯೇ ಇದು ಎಲ್ಲರ ಫೇವರೆಟ್ ಎನ್ನುತ್ತಾರೆ ತಂತ್ರಜ್ಞಾನತಜ್ಞರು!

ಒಪ್ಪೊ ಏರ್ ಗ್ಲಾಸ್

ಲೇಟ್ ಆಗಿ ಬಂದರೂ, ಲೇಟೆಸ್ಟ್ ಆಗಿ ಬರುವುದು ಅನ್ನುವ ಆಡುಮಾತು ಇದಕ್ಕೆ ಹೇಳಿಮಾಡಿಸಿದ ಹಾಗಿದೆ. ಈ ವರ್ಷದ ಕೊನೆಗೆ ಮಾರುಕಟ್ಟೆಗೆ ಪರಿಚಯವಾದ ಈ ಸಾಧನ, ಅತ್ಯಂತ ಕಡಿಮೆ ಸಮಯದಲ್ಲಿ ಪ್ರಸಿದ್ಧಿ ಪಡೆದಿದೆ. 'ಒಪ್ಪೋ' ಸಂಸ್ಥೆಯೇ ಸಿದ್ಧಪಡಿಸಿದ ಸ್ಪಾರ್ಕ್ ಮೈಕ್ರೋಪ್ರೊಜೆಕ್ಟರನ್ನು ಒಳಗೊಂಡಿರುವ ಈ ಸಾಧನ, ನೋಡುವುದಕ್ಕೆ ಸಾಮಾನ್ಯ ಕನ್ನಡಕದಂತೆಯೇ ಕಾಣುತ್ತದೆ; ಆದರೆ ಇದು ಅಚ್ಚರಿಗಳ ಊಟೆ. ನಿಮ್ಮ ಫೋನು, ಟಿವಿ, ಅಥವಾ ಮತ್ಯಾವುದೇ ಸ್ಮಾರ್ಟ್ ಸಾಧನದೊಂದಿಗೆ ಸುಲಭವಾಗಿ ಸಂವಹನ ಸಾಧ್ಯವಾಗಿಸುವ ಈ ಕನ್ನಡಕ, ನಾಲ್ಕು ಬಗೆಯಲ್ಲಿ ನಿಮ್ಮ ಆಜ್ಞೆಗೆ ಓಗೊಡುತ್ತದೆ. ಸ್ಪರ್ಶ, ಧ್ವನಿ, ತಲೆಯ ಚಲನೆ ಮತ್ತು ಕೈಯ ಚಲನೆ – ಹೀಗೆ ನಾಲ್ಕು ಬಗೆಯಲ್ಲಿ ಯಾವುದಾದರೂ ಒಂದನ್ನು ಆಯ್ದುಕೊಂಡು, ಅದರ ಮೂಲಕ ಈ ಏರ್‌ಗ್ಲಾಸ್‌ಗೆ ನಿಮ್ಮ ಮನದಿಂಗಿತವನ್ನು ತಿಳಿಸಿ; ಮರುಕ್ಷಣವೇ ನೀವು ತಿಳಿಸಿದವರಿಗೆ ಕರೆ ಮಾಡುವುದೋ, ನಿಮ್ಮ ಮನೆಯ ಸ್ಮಾರ್ಟ್‌ಲೈಟನ್ನು ಆನ್ ಮಾಡುವುದೋ, ನಿಮಗೆ ಬಂದ ವಾಯ್ಸ್‌ನೋಟನ್ನು ಪ್ಲೇಮಾಡುವುದೋ – ಹೀಗೆ ಎಲ್ಲವನ್ನೂ ಚಾಚು ತಪ್ಪದೇ ಮಾಡುತ್ತದೆಯಂತೆ. ಇದೇ ಕಾರಣಕ್ಕೇ ಇದು ಅಲ್ಪ ಸಮಯದಲ್ಲಿಯೇ ಜನರ ಮನಗೆದ್ದು, ಅವರ ಮುಖದ ಮೇಲೆ ರಾರಾಜಿಸುತ್ತಿದೆ ಎನ್ನುತ್ತವೆ ತಂತ್ರಜ್ಞಾನ ಸಮೀಕ್ಷೆಗಳು.

ಗೋದ್ರೆಜ್ ಸ್ಪಾಟ್‌ಲೈಟ್ ಮನೆಗೊಬ್ಬ ಕಾವಲುಗಾರ



ಅವಿನಾಶ್ ಬಿ.

ಹಿಂದಿನಂತೆ ಈಗ ಕೂಡುಕುಟುಂಬಗಳಿಲ್ಲ. ಇದ್ದರೂ ಒಂದು ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ದುಡಿಯಬೇಕಾದ ಪರಿಸ್ಥಿತಿ ಇದ್ದಾಗ, ಮನೆಯಲ್ಲಿ ಹಿರಿಯರನ್ನು, ಮಕ್ಕಳನ್ನು ನೋಡಿಕೊಳ್ಳುವವರು ಯಾರು? ಅವರೇನಾದರೂ ಅತ್ತಿತ್ತ ಹೋಗುವಾಗ ಬಿದ್ದುಬಿಟ್ಟರೆ? ಅಥವಾ ಕಳ್ಳ ನುಗ್ಗಿದರೆ? ಇಂಥ ಪರಿಸ್ಥಿತಿಯಲ್ಲಿ ಕಣ್ಗಾವಲು ಇರಿಸಿ, ಕಚೇರಿಯಲ್ಲಿ ಕುಳಿತುಕೊಂಡೇ ಮನೆಯಲ್ಲೇನಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ವೈಫೈ ಕ್ಯಾಮೆರಾಗಳು ನೆರವಾಗುತ್ತವೆ. ಐಷಾರಾಮಿ ಮನೆಗಳಲ್ಲಷ್ಟೇ ಅಲ್ಲದೆ, ಸಣ್ಣಪುಟ್ಟ ಮನೆಗಳಿಗೆ ಅನುಕೂಲವಾಗುವ ದರದಲ್ಲಿ ಇಂಥ ಕ್ಯಾಮೆರಾಗಳು ದೊರೆಯುತ್ತವೆ. ಇಂಥದ್ದೇ ಒಂದು ವೈಫೈ ಕ್ಯಾಮೆರಾವನ್ನು ಇಲ್ಲಿ ಪರಿಚಯಿಸಲಾಗಿದೆ.

ಇದು ಗೋದ್ರೆಜ್ ಕಂಪನಿಯು ಹೊರತಂದಿರುವ ಸ್ಪಾಟ್‌ಲೈಟ್ ಪಿಟಿ ಕ್ಯಾಮೆರಾ ಹೆಸರಿನ ವೈಫೈ ಕ್ಯಾಮೆರಾ. ಮನೆಯಲ್ಲಿ ಇಂಟರ್ನೆಟ್ ಸಂಪರ್ಕವಿದ್ದರಾಯಿತು. ಇದನ್ನು ಮನೆಯೊಳಗೆ ಅಳವಡಿಸಿ, ವಯೋವೃದ್ಧ ಪ್ರೀತಿಪಾತ್ರರು ಏನು ಮಾಡಿದರು, ತಿಂಡಿ-ಊಟ ಮಾಡಿದರೇ? ಮಾತ್ರೆ ತೆಗೆದುಕೊಂಡರೇ ಎಂಬುದನ್ನೆಲ್ಲ ಕಚೇರಿಯಲ್ಲಿದ್ದುಕೊಂಡೇ, ಮೊಬೈಲ್ ಫೋನ್ ಮೂಲಕವೇ ವೀಕ್ಷಿಸುತ್ತಾ, ಮಾತ್ರೆ ತೆಗೆದುಕೊಳ್ಳಲು ಅವರಿಗೆ ಧ್ವನಿಯ ಮೂಲಕ ನೆನಪಿಸಲು ಕೂಡ ನೆರವಾಗುತ್ತದೆ ಇದು.

ಸ್ಪಾಟ್‌ಲೈಟ್ ಪಿಟಿ (ಪ್ಯಾನ್-ಟಿಲ್ಟ್) ಹಾಗೂ ಸ್ಪಾಟ್‌ಲೈಟ್ ಫಿಕ್ಸ್‌ಡ್ ಎಂಬ ಎರಡು ನಮೂನೆಗಳಲ್ಲಿ ವೈಫೈ ಕ್ಯಾಮೆರಾ ಲಭ್ಯವಿದೆ. ಪಿಟಿ ಮಾದರಿಯ ವಿಶೇಷವೆಂದರೆ, ಅದರ ಕ್ಯಾಮೆರಾವನ್ನು ಬೇಕಾದ ಕೋನಕ್ಕೆ ತಿರುಗಿಸಬಹುದು. ನೋಡಲು ಆಕರ್ಷಕವಾಗಿದೆ.

ಅಳವಡಿಸುವುದು ಸುಲಭ

ಗೋದ್ರೆಜ್ ಸೆಕ್ಯುರಿಟಿ ಸೊಲ್ಯುಶನ್ಸ್ ವಿನ್ಯಾಸಪಡಿಸಿರುವ ಸ್ಪಾಟ್‌ಲೈಟ್ ಹೋಂ ಕ್ಯಾಮೆರಾವನ್ನು ಅಳವಡಿಸುವುದು ತೀರಾ ಸುಲಭ. ಸೂಚನೆಗಳನ್ನು ಅನುಸರಿಸುತ್ತಾ ಹೋದರೆ ನಾವಾಗಿಯೇ ಅಳವಡಿಸಬಹುದು. ಇದಕ್ಕೆ ವೈಫೈ ಸಂಪರ್ಕ ಬೇಕು ಮತ್ತು ಮೊಬೈಲ್ ಆ್ಯಪ್ ಮೂಲಕವೇ ಎಲ್ಲವನ್ನೂ ನಿಭಾಯಿಸಬಹುದು. ಬಾಕ್ಸ್‌ನಲ್ಲಿ ಪವರ್ ಕೇಬಲ್ ಜೊತೆಗಿದೆ. ಕ್ಯಾಮೆರಾವನ್ನು ಹೊರತೆಗೆದು, ಒಂದೋ ಗೋಡೆಯ ಮೇಲೆ ಅಳವಡಿಸಬಹುದು (ಮೊಳೆ ಹಾಕಬೇಕಾಗುತ್ತದೆ). ಇಲ್ಲವೇ, ಪ್ಲಗ್ ಪಾಯಿಂಟ್ ಸಮೀಪದಲ್ಲಿ ಹೆಚ್ಚುವರಿಯಾಗಿರುವ ಬಲ್ಬ್ ಹೋಲ್ಡರ್ ಪಾಯಿಂಟ್ ಮೇಲೆ ಕೂರಿಸಬಹುದು. ಅಥವಾ, ಮೇಜು ಇಲ್ಲವೇ ಕಪಾಟು ಮುಂತಾದ ಸಮತಟ್ಟಾದ ಮೇಲ್ಮೈ ಮೇಲೆ ಇರಿಸಬಹುದು. ಆದರೆ ಪ್ಲಗ್ ಪಾಯಿಂಟ್ ಸಮೀಪದಲ್ಲಿರಬೇಕು.

ನಂತರ ಗೋದ್ರೆಜ್ ಸ್ಪಾಟ್‌ಲೈಟ್ ಆ್ಯಪ್ ಅಳವಡಿಸಿಕೊಂಡು, ಅದನ್ನು ತೆರೆದಾಗ, ಮೊದಲ ಬಾರಿ ವೈಫೈಗೆ ಸಂಪರ್ಕಿಸಬೇಕಾಗುತ್ತದೆ. ಇದಕ್ಕಾಗಿ ಸ್ಮಾರ್ಟ್‌ಫೋನ್ ಅದೇ ವೈಫೈ ನೆಟ್‌ವರ್ಕ್‌ಗೆ ಸಂಪರ್ಕಿಸಿರಬೇಕಾಗುತ್ತದೆ. ನಂತರ ಪ್ಲಸ್ ಗುರುತನ್ನು ಒತ್ತಿ, ಕ್ಯಾಮೆರಾ ಹಿಂಭಾಗದಲ್ಲಿರುವ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದರಾಯಿತು. ಕೆಲವೇ ಕ್ಷಣಗಳಲ್ಲಿ ಕ್ಯಾಮೆರಾ ಸಿದ್ಧವಾಗುತ್ತದೆ.

ಹೇಗೆ ಕೆಲಸ ಮಾಡುತ್ತದೆ

ವೈಫೈ ಕ್ಯಾಮೆರಾಕ್ಕೆ ಸದಾ ಕಾಲ ಪವರ್ ಆನ್ ಆಗಿರಬೇಕು. ವೈಫೈ ಇಂಟರ್ನೆಟ್ ಸಂಪರ್ಕ ಇರಬೇಕು. ನಾವು ದೂರದಲ್ಲಿರುವಾಗ, ಇಂಟರ್ನೆಟ್ ಸಂಪರ್ಕವಿರುವ ಮೊಬೈಲ್‌ನಲ್ಲಿ ಆ್ಯಪ್ ತೆರೆದರೆ, ಮನೆಯೊಳಗಿನ ದೃಶ್ಯಗಳು ಕ್ಯಾಮೆರಾ ಮೂಲಕವಾಗಿ ಸ್ಟ್ರೀಮ್ ಆಗುತ್ತವೆ. ಕಂಪ್ಯೂಟರಿನಲ್ಲಿ ಬ್ರೌಸರ್ ಮೂಲಕವೂ ಈ ವಿಡಿಯೊವನ್ನು ವೀಕ್ಷಿಸುತ್ತಿರಬಹುದು. ಪಕ್ಕದಲ್ಲಿರುವ ಮೈಕ್ ಬಟನ್ ಒತ್ತಿದರೆ, 'ಅಮ್ಮಾ, ಮಾತ್ರೆ ತಗೊಳ್ಳಿ, ಊಟ ಮಾಡಿ' ಅಂತೆಲ್ಲ ಹೇಳಿದರೆ, ಮನೆಯಲ್ಲಿರುವ ಅವರಿಗೂ ಆ ಕ್ಯಾಮೆರಾದಲ್ಲೇ ಕೇಳಿಸುತ್ತದೆ. ಇದು ಉಭಯ-ಮಾರ್ಗದಲ್ಲಿ ಮಾತನಾಡುವ ವ್ಯವಸ್ಥೆ. ಅವರೇನಾದರೂ ಹೇಳಿದರೆ ಕಚೇರಿಯಲ್ಲೋ ಪ್ರಯಾಣದಲ್ಲೋ ಅಥವಾ ದೂರದಲ್ಲೆಲ್ಲೋ ಇರುವ ನಮಗೂ ಕೇಳಿಸುತ್ತದೆ. ಕ್ಯಾಮೆರಾದ ಕೋನವನ್ನು ದೂರದಲ್ಲಿರುವ ಆ್ಯಪ್ ಮೂಲಕವೇ (ರಿಮೋಟ್ ಆಗಿ) ನಿಯಂತ್ರಿಸಬಹುದಾಗಿದೆ ಎಂಬುದು ವಿಶೇಷ. 110 ಡಿಗ್ರಿ ಕೋನದಲ್ಲಿರುವ ಎಲ್ಲವೂ ಗೋಚರಿಸುತ್ತದೆ.

ಜೊತೆಗೆ, ಇದರಲ್ಲಿರುವ ಮೋಷನ್ ಸೆನ್ಸರ್ ಎಂಬ ವೈಶಿಷ್ಟ್ಯವು, ವ್ಯಕ್ತಿಗಳು ಚಲಿಸಿದರೆ ಅಥವಾ ಏನಾದರೂ ಅಸಹಜ ಚಲನೆ ಕಂಡುಬಂದರೆ, ಮೊಬೈಲ್ ಆ್ಯಪ್‌ಗೆ ಅಲರ್ಟ್ ನೋಟಿಫಿಕೇಶನ್ ಕಳುಹಿಸುವ ವ್ಯವಸ್ಥೆಯನ್ನೂ ಹೊಂದಿದೆ. ಆಂತರಿಕವಾಗಿ 128 ಜಿಬಿ ಸಾಮರ್ಥ್ಯ ಮೆಮೊರಿ ಕಾರ್ಡ್ ಅಳವಡಿಸಬಹುದಾಗಿದೆ. ಹಿಂದಿನ ಕ್ಯಾಮೆರಾ ದೃಶ್ಯಾವಳಿಗಳು ಬೇಡವೆಂದಾದರೆ, ಇಷ್ಟು ಸಾಕಾಗುತ್ತದೆ. ಹೆಚ್ಚುವರಿ ಬೇಕೆಂದಾದರೆ, ಕ್ಲೌಡ್‌ನಲ್ಲಿ ಕೂಡ (ಆನ್‌ಲೈನ್ ಸರ್ವರ್‌ನಲ್ಲಿ) ಈ ವಿಡಿಯೊ ದೃಶ್ಯಗಳನ್ನು ಉಳಿಸಿಕೊಳ್ಳಬಹುದು. ಇದಕ್ಕಾಗಿ ಹಣ ಪಾವತಿಸಬೇಕಾಗುತ್ತದೆ.

ರಾತ್ರಿ ವೇಳೆಯ ದೃಶ್ಯವೂ ಈ ಕ್ಯಾಮೆರಾದ ಮೂಲಕ ಚೆನ್ನಾಗಿ ಕಾಣಿಸುತ್ತದೆ. ಸುಮಾರು 30 ಅಡಿ ದೂರದಿಂದಲೂ ರಾತ್ರಿ ವೇಳೆ ಬಹುತೇಕ ಸ್ಪಷ್ಟ ಚಿತ್ರಗಳು ಕಾಣಿಸುತ್ತವೆ. ಅಂತರ್-ನಿರ್ಮಿತವಾದ ಮೈಕ್ ಮತ್ತು ಸ್ಪೀಕರ್ ಇರುವುದರಿಂದ, ಪರಸ್ಪರ ಸಂವಹನಕ್ಕೆ ಸೂಕ್ತವಾಗಿರುವ ಇದರ ಬೆಲೆ ₹5999. ಸಾಕಷ್ಟು ಕೊಡುಗೆಗಳೂ ಇರುವುದರಿಂದ ಕಡಿಮೆ ಬೆಲೆಗೆ ಲಭ್ಯವಾಗುತ್ತದೆ.

ಪ್ರಯಾಗ್‌ರಾಜ್‌ನ ಮಹಿಳಾ ಸಮಾವೇಶದಲ್ಲಿ ಮೋದಿ ಭಾಗಿ; ಪ್ರತಿಪಕ್ಷಗಳ ವಿರುದ್ಧ ಕಿಡಿ

ಮಹಿಳೆಯರ ಮತ ಕೇಳಿದ ಪ್ರಧಾನಿ

ಪ್ರಜಾವಾಣಿ ವಾರ್ತೆ

ಲಖನೌ: ಉತ್ತರ ಪ್ರದೇಶ ವಿಧಾನಸಭೆಗೆ ಕೆಲ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯರನ್ನು ಕೇಳಿಕೊಂಡರು. ಪ್ರಯಾಗ್‌ರಾಜ್‌ನಲ್ಲಿ ನಡೆದ ಸ್ವಸಹಾಯ ಸಂಘಗಳ ಸಮಾವೇಶ ಉದ್ದೇಶಿಸಿ ಮಂಗಳವಾರ ಅವರು ಮಾತನಾಡಿದರು.

ಮಹಿಳೆಯರ ಕಲ್ಯಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿದ ಅವರು, ಮಹಿಳೆಯರ ಮದುವೆಯ ಕನಿಷ್ಠ ವಯಸ್ಸು ಏರಿಕೆ ಮಾಡಿದ್ದನ್ನು ವಿರೋಧಿಸಿದ ಪ್ರತಿಪಕ್ಷಗಳನ್ನು ಟೀಕಿಸಿದರು.

‘ಈಗಿನ ವಿರೋಧ ಪಕ್ಷಗಳು ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿದ್ದ ವೇಳೆ ಅಪರಾಧ ಚಟುವಟಿಕೆಗಳು ಹೆಚ್ಚಿದ್ದವು. ಹೀಗಾಗಿ ಮಹಿಳೆಯರು ಮನೆಯಿಂದ ಹೊರಬರಲೂ ಹೆದರುವ ಪರಿಸ್ಥಿತಿ ಇತ್ತು. ಒಂದು ವೇಳೆ ಮಹಿಳೆಯರು ದೂರು ನೀಡಲು ಠಾಣೆಗೆ ಹೋದರೂ ಅತ್ಯಾಚಾರಿಗಳು ಹಾಗೂ ಮಾಫಿಯಾಗಳಿಂದ ಪೊಲೀಸರಿಗೆ ಕರೆ ಬರುತ್ತಿತ್ತು. ಈಗಿನ ಹೊಸ ಉತ್ತರ ಪ್ರದೇಶವನ್ನು ಮತ್ತೆ ಹಿಂದಿನ ಕತ್ತಲ ದಿನಗಳಿಗೆ ತಳ್ಳಲಾಗದು’ ಎಂದು ಹೇಳಿದರು.

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಸರ್ಕಾರದ ನಿರ್ಧಾರವನ್ನು ಪ್ರಧಾನಿ ಸಮರ್ಥಿಸಿಕೊಂಡರು. ‘ವಿದ್ಯಾಭ್ಯಾಸ ಮಾಡಲು, ಅವಕಾಶಗಳಿಗೆ ತೆರೆದುಕೊಳ್ಳಲು ಮಹಿಳೆಯರಿಗೂ ಒಂದಿಷ್ಟು ಸಮಯ ಬೇಕು. ಮಹಿಳೆಯರು ಪ್ರಗತಿ ಹೊಂದಬೇಕು ಎಂಬುದು ನಮ್ಮ ಉದ್ದೇಶ. ಆದರೆ ಕೆಲವರು ಈ ನಡೆಯನ್ನು ವಿರೋಧಿಸುತ್ತಿದ್ದಾರೆ. ದೇಶ ಎಲ್ಲವನ್ನೂ ನೋಡುತ್ತಿದೆ’ ಎಂದು ಪ್ರತಿಪಕ್ಷಗಳನ್ನು ಅವರು ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳ ಸಂಸದರು ರಾಜ್ಯಸಭೆಯಲ್ಲಿ ಈ ಮಸೂದೆಯನ್ನು ವಿರೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷ ಮಹಿಳೆಯರು ಸೇರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಪ್ರಯಾಗ್‌ರಾಜ್‌ನಲ್ಲಿ ನಡೆದ ಸ್ವಸಹಾಯ ಸಂಘಗಳ ಸಮಾವೇಶದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಗುವೊಂದನ್ನು ಎತ್ತಿಕೊಂಡರು–ಪಿಟಿಐ ಚಿತ್ರ



ರಾಣಾ ಗುರ್ಮೀತ್ ಸಿಂಗ್ ಸೋಧಿ ಅವರು ದೆಹಲಿಯಲ್ಲಿ ಮಂಗಳವಾರ ಬಿಜೆಪಿ ಸೇರ್ಪಡೆಯಾದರು–ಪಿಟಿಐ ಚಿತ್ರ

ಈ ಹಿಂದೆ ಅಧಿಕಾರ ನಡೆಸಿದ್ದ ಸರ್ಕಾರಕ್ಕೆ ರಾಜ್ಯದಲ್ಲಿ ಮತ್ತೆ ಅವಕಾಶ ನೀಡಬಾರದು ಎಂದು ಉತ್ತರ ಪ್ರದೇಶದ ಮಹಿಳೆಯರು ನಿರ್ಧರಿಸಿದ್ದಾರೆ
ನರೇಂದ್ರ ಮೋದಿ, ಪ್ರಧಾನಿ

ಕಳೆದ ಐದು ವರ್ಷಗಳಲ್ಲಿ ಮಹಿಳೆಯರಿಗಾಗಿ ಸರ್ಕಾರ ಏನೂ ಮಾಡಿಲ್ಲ. ಚುನಾವಣಾ ಘೋಷಣೆಗಳು ಮತ ಸೆಳೆಯುವ ತಂತ್ರಗಳಷ್ಟೇ
ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ಬಿಜೆಪಿ ಸೇರಿದ ರಾಣಾ ಗುರ್ಮೀತ್ ಸಿಂಗ್ ಸೋಧಿ

ನವದೆಹಲಿ: ಪಂಜಾಬ್ ರಾಜ್ಯ ಕಾಂಗ್ರೆಸ್‌ನ ಹಿರಿಯ ಮುಖಂಡ ರಾಣಾ ಗುರ್ಮೀತ್ ಸಿಂಗ್ ಸೋಧಿ ಅವರು ಮಂಗಳವಾರ ಬಿಜೆಪಿ ಸೇರ್ಪಡೆಯಾದರು.

ರಾಜ್ಯದ ಭದ್ರತೆ ಹಾಗೂ ಸಾಮರಸ್ಯವನ್ನು ಕಾಂಗ್ರೆಸ್ ಅಪಾಯಕ್ಕೆ ತಳ್ಳಿದೆ ಎಂದು ಅವರು ಆರೋಪಿಸಿದ್ದಾರೆ. ಪಂಜಾಬ್‌ನಲ್ಲಿ ಶಾಂತಿ ಹಾಗೂ ಕೋಮು ಸಾಮರಸ್ಯ ಕಾಪಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸೋಧಿ ಅವರು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ತಮ್ಮ ರಾಜೀನಾಮೆಯನ್ನು ಟ್ವಿಟರ್‌ನಲ್ಲಿ ಪ್ರಕಟಿಸಿರುವ ಅವರು, ಪತ್ರವನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.

ಬಳಿಕ, ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹಾಗೂ ಭೂಪೇಂದರ್ ಯಾದವ್ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಅಮರಿಂದರ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಜೊತೆ ಚುನಾವಣಾ ಮೈತ್ರಿಯನ್ನು ಬಿಜೆಪಿ ಘೋಷಿಸಿದೆ.

ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಜೊತೆ ಕೆಲಸ ಮಾಡಿದ್ದನ್ನು ಸ್ಮರಿಸಿಕೊಂಡಿರುವ ಸೋಧಿ, ಕಾಂಗ್ರೆಸ್‌ನ ಜಾತ್ಯತೀತ ಸಿದ್ಧಾಂತಗಳು ಧ್ವಂಸಗೊಂಡಿದ್ದು, ಅಂತಃಕಲಹಗಳು ಹೆಚ್ಚಾಗಿವೆ ಎಂದು ಆರೋಪಿಸಿದ್ದಾರೆ.

ಸೋಧಿ ಅವರ ಸೇರ್ಪಡೆಯಿಂದ ಪಂಜಾಬ್‌ನಲ್ಲಿ ಬಿಜೆಪಿ ನೆಲೆ ಗಟ್ಟಿಯಾಗಲಿದೆ ಎಂದು ಭೂಪೇಂದರ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದರು.

ಮಕ್ಕಳ ಇನ್‌ಸ್ಟಾಗ್ರಾಂ ಖಾತೆ ಹ್ಯಾಕ್: ಪ್ರಿಯಾಂಕಾ

ಲಖನೌ: ತಮ್ಮ ಮಕ್ಕಳ ಇನ್‌ಸ್ಟಾಗ್ರಾಂ ಖಾತೆಗಳನ್ನು ಸರ್ಕಾರ ಹ್ಯಾಕ್ ಮಾಡಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ತಮ್ಮ ಮತ್ತು ತಮ್ಮ ಪಕ್ಷದ ಹಿರಿಯ ಮುಖಂಡರ ದೂರವಾಣಿ ಕರೆಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೆಲ ದಿನಗಳ ಹಿಂದೆ ದೂರಿದ್ದರು.

‘ದೂರವಾಣಿ ಕರೆ ಕದ್ದಾಲಿಕೆಯನ್ನು ಮರೆತುಬಿಡಿ, ನನ್ನ ಮಕ್ಕಳ ಇನ್‌ಸ್ಟಾಗ್ರಾಂ ಖಾತೆಗಳನ್ನೇ ಹ್ಯಾಕ್ ಮಾಡಿದ್ದಾರೆ. ಈ ಸರ್ಕಾರಕ್ಕೆ ಬೇರೆ ಯಾವ ಕೆಲಸವೂ ಇಲ್ಲ’ ಎಂದು ವರದಿಗಾರರ ಜತೆ ಮಾತನಾಡುತ್ತಾ ಪ್ರಿಯಾಂಕಾ ಹೇಳಿದ್ದಾರೆ.

ದೂರವಾಣಿ ಕದ್ದಾಲಿಕೆಯಾಗುತ್ತಿದೆ ಎಂದು ಅಖಿಲೇಶ್ ಮಾಡಿದ ಆರೋಪವನ್ನು ಪ್ರಿಯಾಂಕಾ ಬೆಂಬಲಿಸಿದ್ದರು. ಅಖಿಲೇಶ್ ಆಪ್ತರಿಗೆ ಸೇರಿದ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ಶೋಧವನ್ನು ಖಂಡಿಸಿದ್ದರು.

ಗೋವಾ: ಪಕ್ಷ ತೊರೆದ ಬಿಜೆಪಿ ಶಾಸಕ

ಪಣಜಿ (ಪಿಟಿಐ): ಗೋವಾದ ಬಿಜೆಪಿ ಶಾಸಕ ಕಾರ್ಲೋಸ್ ಅಲ್ಮೇಡಾ ಅವರು ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಇವರು ವಾಸ್ಕೊ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ‘ದಾಜಿ ಸಾಲ್ಕರ್ ಅವರ ನಾಯಕತ್ವದಲ್ಲಿ ಕೆಲಸ ಮಾಡುವಂತೆ ಪಕ್ಷವು ಸೂಚಿಸಿತ್ತು. ಆದರೆ, ಅವರ ವಿರುದ್ಧ ವಂಚನೆ ಪ್ರಕರಣವನ್ನು ನಾನು ದಾಖಲಿಸಿದ್ದೆ’ ಎಂದು ಪಕ್ಷ ಬಿಡಲು ಅಲ್ಮೇಡಾ ಅವರು ಕಾರಣ ಕೊಟ್ಟಿದ್ದಾರೆ.

ಪಕ್ಷ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿಜೆಪಿಯ ಎರಡನೇ ಶಾಸಕ ಅಲ್ಮೇಡಾ. ಇತ್ತೀಚಿನ ವಾರಗಳಲ್ಲಿ ಏಳು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲುಜಿನೊ ಫಲೇರೊ, ರವಿ ನಾಯ್ಕ್, ಅಲೆಕ್ಸೊ ರೆಜಿನಾಲ್ಡೊ ಲೌರೆಂಕೊ (ಎಲ್ಲರೂ ಕಾಂಗ್ರೆಸ್‌ನವರು), ಜಯೇಶ್ ಸಲಗಾಂವ್ಕರ್ (ಗೋವಾ ಫಾರ್ವರ್ಡ್ ಪಾರ್ಟಿ), ರೋಹನ್ ಖೌಂಟೆ (ಪಕ್ಷೇತರ) ಮತ್ತು ಅಲೀನಾ ಸಲ್ದಾನಾ (ಬಿಜೆಪಿ) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟವರು.

ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದ ಅಲೆಕ್ಸೊ ರೆಜಿನಾಲ್ಡ್ ಲೌರೆಂಕೊ ಅವರು ಟಿಎಂಸಿಗೆ ಮಂಗಳವಾರ ಸೇರ್ಪಡೆ ಆಗಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ನಿವಾಸದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆ ಆದರು.

ಅಶಿಸ್ತು: ಟಿಎಂಸಿಯ ಡೆರೆಕ್ ಅಮಾನತು

ನವದೆಹಲಿ (ಪಿಟಿಐ): ಸಭಾಪತಿ ಪೀಠದತ್ತ ನಿಯಮಾವಳಿಗಳ ಪುಸ್ತಕವನ್ನು ಎಸೆಯುವ ಮೂಲಕ ಅಶಿಸ್ತಿನಿಂದ ವರ್ತಿಸಿದ ಕಾರಣ ಟಿಎಂಸಿಯ ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರಿಯಾನ್ ಅವರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಮಂಗಳವಾರ ಅಮಾನತು ಮಾಡಲಾಯಿತು.


ಸದನವನ್ನು ಮುಂದೂಡುವ ಮುನ್ನ, ಸಭಾಪತಿ ಪೀಠದಲ್ಲಿದ್ದ ಸಸ್ಮಿತ್ ಪಾತ್ರಾ ಅವರು ಡೆರೆಕ್ ಅವರ ನಡವಳಿಕೆಯನ್ನು ಖಂಡಿಸಿದರು. ನಂತರ, ಅವರನ್ನು ಅಮಾನತುಗೊಳಿಸಿದರು.

ಸುದ್ದಿ 2 ನಿಮಿಷ

ಅತ್ಯಾಚಾರ ಸಂತ್ರಸ್ತೆಯ ಅಪಘಾತ ಪ್ರಕರಣ: ಸೆಂಗರ್ ಖುಲಾಸೆ

ನವದೆಹಲಿ (ಪಿಟಿಐ): ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಮತ್ತು ಇತರ ಐವರನ್ನು ದೆಹಲಿಯ ನ್ಯಾಯಾಲಯ ಖುಲಾಸೆಗೊಳಿಸಿದೆ.

ಆರೋಪಿಗಳ ವಿರುದ್ಧ ಪ್ರಾಥಮಿಕವಾಗಿ ಯಾವುದೇ ಪುರಾವೆಗಳಿಲ್ಲದ ಕಾರಣ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಅವರು ಕುಲದೀಪ್ ಸಿಂಗ್, ಕೋಮಲ್ ಸಿಂಗ್, ಅರುಣ್ ಸಿಂಗ್, ಗ್ಯಾನೇಂದ್ರ ಸಿಂಗ್, ರಿಂಕು ಸಿಂಗ್ ಮತ್ತು ಅವದೇಶ್ ಸಿಂಗ್‌ರನ್ನು ಖುಲಾಸೆಗೊಳಿಸಿದ್ದಾರೆ.



ಇತರ ಆರೋಪಿಗಳಾದ ಆಶಿಷ್ ಕುಮಾರ್ ಪಾಲ್, ವಿನೋದ್ ಮಿಶ್ರಾ, ಹರಿಪಾಲ್ ಸಿಂಗ್ ಮತ್ತು ನವೀನ್ ಸಿಂಗ್ ವಿರುದ್ಧ ಪ್ರಾಥಮಿಕ ಹಂತದ ಸಾಕ್ಷ್ಯಾಧಾರಗಳಿರುವುದರಿಂದ, ಅವರ ವಿರುದ್ಧ ಆರೋಪ ಹೊರಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಇತರ ಆರೋಪಿಗಳ ಜೊತೆ ಸೇರಿ ಕುಲದೀಪ್ ಸಿಂಗ್ ಪಿತೂರಿ ನಡೆಸಿರುವ ಬಗ್ಗೆ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿಲ್ಲ ಎಂದೂ ನ್ಯಾಯಾಲಯ ಸೋಮವಾರ ಆದೇಶದಲ್ಲಿ ತಿಳಿಸಿದೆ.

2019ರಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಇಬ್ಬರು ಸಂಬಂಧಿಕರು ಹಾಗೂ ವಕೀಲರ ಜೊತೆ ವಾಹನವೊಂದರಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಸಂತ್ರಸ್ತೆಯ ಇಬ್ಬರು ಸಂಬಂಧಿಕರು ಮೃತಪಟ್ಟಿದ್ದರು. ಸಂತ್ರಸ್ತೆ ಹಾಗೂ ವಕೀಲರು ತೀವ್ರವಾಗಿ ಗಾಯಗೊಂಡಿದ್ದರು.

‘ಇತರ ದತ್ತಾಂಶಗಳೊಂದಿಗೆ ಜನನ–ಮರಣ ನೋಂದಣಿ ವಿವರ ಜೋಡಣೆಗೆ ಅವಕಾಶ’

ನವದೆಹಲಿ (ಪಿಟಿಐ): ಜನನ ಮತ್ತು ಮರಣ ದತ್ತಾಂಶವನ್ನು ಇತರ ದತ್ತಾಂಶಗಳೊಂದಿಗೆ ಅಪ್‌ಡೇಟ್ ಮಾಡುವುದಕ್ಕೆ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಸಿದ್ಧಪಡಿಸಿರುವ ಕರಡು ಅವಕಾಶ ಕಲ್ಪಿಸುತ್ತದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ತಿಳಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಸದನಕ್ಕೆ ಈ ಮಾಹಿತಿ ನೀಡಿದರು. ನ್ಯಾಟ್‌ಗ್ರಿಡ್ ಹಾಗೂ ನಾಗರಿಕರಿಗೆ ಸಂಬಂಧಿಸಿದ ವಿವರಗಳನ್ನು ಅಪ್‌ಡೇಟ್ ಮಾಡುವ ಸಂದರ್ಭದಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರಗಳನ್ನು ಆಧಾರ್‌ನೊಂದಿಗೆ ಜೋಡಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.

‘ಸಂಬಂಧಪಟ್ಟ ಸಚಿವಾಲಯಗಳು, ಇಲಾಖೆಗಳು ಹಾಗೂ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ‘ಜನನ ಮತ್ತು ಮರಣ ನೋಂದಣಿ ಕಾಯ್ದೆ 1969’ಕ್ಕೆ ತಿದ್ದುಪಡಿ ತರಲು ಕರಡು ಸಿದ್ಧಪಡಿಸಲಾಗಿದೆ. ಈ ಕರಡನ್ನು ಕಳೆದ ಅಕ್ಟೋಬರ್ 18ರಿಂದ ಡಿಸೆಂಬರ್ 2ರ ವರೆಗೆ ಸಾರ್ವಜನಿಕರ ಮುಂದಿಟ್ಟು, ಸಲಹೆ–ಸೂಚನೆ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು’ ಎಂದೂ ಅವರು ತಿಳಿಸಿದರು.

ಕರ್ನಾಟಕ ನೋಂದಣಿಯ ಟ್ಯಾಕ್ಸಿ ಮೇಲೆ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ

ಕನ್ನಡ ಬಾವುಟಕ್ಕೆ ಬೆಂಕಿ: ಮೂವರ ಬಂಧನ

ಪ್ರಜಾವಾಣಿ ವಾರ್ತೆ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟ ಮತ್ತು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸೆಗಣಿ ಮೆತ್ತಿದ್ದ ಪ್ರಕರಣದ ಸಂಬಂಧ ನಂದಗಡ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಸೋಮವಾರ ತಡರಾತ್ರಿ ಬಂಧಿಸಿದ್ದಾರೆ.

ಅದೇ ಗ್ರಾಮದ ಸಂಜು ಗುರವ, ಸಚಿನ ಗುರವ ಹಾಗೂ ಗಣೇಶ ಪೆಡ್ನೇಕರ ಬಂಧಿತರು.

ಪ್ರತಿಭಟನೆ: ಬಸವೇಶ್ವರರ ಚಿತ್ರಕ್ಕೆ ಅಪಮಾನ ಖಂಡಿಸಿ, ಜಾಗತಿಕ ಲಿಂಗಾಯತ ಮಹಾಸಭಾದವರು ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದರು. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಮಹಾಪುರುಷರ ಪ್ರತಿಮೆಗಳಿಗೆ ರಕ್ಷಣೆ ನೀಡಲು ಒತ್ತಾಯಿಸಿದರು. ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮ ಪ್ರಭು ಸ್ವಾಮೀಜಿ ಭಾಗವಹಿಸಿದ್ದರು.

ಕರ್ನಾಟಕದ ಟ್ಯಾಕ್ಸಿ ಮೇಲೆ ಕಲ್ಲು ತೂರಾಟ: ನೆರೆಯ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು, ಕರ್ನಾಟಕ ನೋಂದಣಿಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸುವುದನ್ನು ಮುಂದುವರಿಸಿದ್ದಾರೆ. ಮೀರಜ್‌ನಲ್ಲಿ ಗೋಕಾಕ ಮೂಲದ ಟ್ಯಾಕ್ಸಿಗೆ ಕಲ್ಲೆಸೆದು ಹಿಂಬದಿ ಗಾಜು ಒಡೆದು ಹಾಕಿದ್ದಾರೆ.

ಎಂಇಎಸ್ ನಿಷೇಧಿಸಲು ಚಿತ್ರೋದ್ಯಮದ ಒಕ್ಕೊರಲ ಕರೆ

ಬೆಂಗಳೂರು: ‘ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನ ಮಾಡಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪುಂಡರು ದಬ್ಬಾಳಿಕೆ ನಡೆಸಿದ್ದಾರೆ. ಈ ಅಧಿವೇಶನ ಪೂರ್ಣಗೊಳ್ಳುವ ಮೊದಲೇ ಎಂಇಎಸ್ ಅನ್ನು ನಿಷೇಧಿಸಿ’ ಎಂದು ನಿರ್ಮಾಪಕ ಸಾ.ರಾ.ಗೋವಿಂದ್ ಆಗ್ರಹಿಸಿದ್ದಾರೆ.



ಸಾ.ರಾ. ಗೋವಿಂದ್

ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಎಂಇಎಸ್ ನಿಷೇಧಿಸಿದರಷ್ಟೇ ಇಂಥ ಕೃತ್ಯಗಳಿಗೆ ಶಾಶ್ವತ ಕಡಿವಾಣ ಹಾಕಬಹುದು. ವರನಟ ಡಾ.ರಾಜ್‌ಕುಮಾರ್ ಅವರು ಈ ನಾಡಿಗೆ, ಭಾಷೆಗೆ, ನೆಲ ಜಲಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಹೋರಾಟ ಮಾಡಿದ್ದರು. ಈ ಭದ್ರ ಬುನಾದಿಯಲ್ಲಿ ನಾವಿದ್ದೇವೆ. ಭಾಷಾವಾರು ಪ್ರಾಂತ್ಯ ಮಾಡಿದ ಮೇಲೆ ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ, ಅಗ್ರಪೀಠ. ಆಡಳಿತಕ್ಕೆ ಬಂದ ಸರ್ಕಾರಗಳು ಕೇವಲ ಮತಭಿಕ್ಷೆಗಾಗಿ ಕನ್ನಡಿಗರ ಮಾನ, ಮರ್ಯಾದೆ, ಗೌರವವನ್ನು ಹರಾಜು ಹಾಕುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಅಧಿವೇಶನ ಪೂರ್ಣಗೊಳ್ಳುವ ಮೊದಲೇ ಎಂಇಎಸ್ ಅನ್ನು ನಿಷೇಧಿಸಲಿ’ ಎಂದರು.

‘ನಾಡು, ನುಡಿಗೆ ಅನ್ಯಾಯವಾದಾಗ ಇಡೀ ಚಿತ್ರೋದ್ಯಮ ಒಂದಾಗಿರುತ್ತದೆ. ಸಮಯ ಬಂದಾಗ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಮುಖ್ಯಮಂತ್ರಿಗಳು ಕಠಿಣ ನಿಲುವು ತೆಗೆದುಕೊಳ್ಳಲಿ. ಇಡೀ ರಾಜ್ಯದ ಜನತೆ ನಿಮ್ಮ ಬೆನ್ನಿಗೆ ನಿಲ್ಲಲಿದೆ’ ಎಂದರು. ಮಂಡಳಿಯ ಅಧ್ಯಕ್ಷ ಡಿ.ಆರ್.ಜೈರಾಜ್ ಮಾತನಾಡಿ, ‘ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ಸಂದರ್ಭದಲ್ಲೆಲ್ಲಾ ಈ ರೀತಿ ಎಂಇಎಸ್ ತೊಂದರೆ ನೀಡುತ್ತಿದೆ. ಮಹಾರಾಷ್ಟ್ರ ಗಡಿಯಲ್ಲಿ ನಡೆಯುವ ಈ ಪುಂಡಾಟಕ್ಕೆ ಕೇಂದ್ರ ಸರ್ಕಾರವೂ ಕಡಿವಾಣ ಹಾಕಬೇಕು. ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ರೀತಿ ಘಟನೆಗಳಾಗದಂತೆ ನಿಗಾವಹಿಸಬೇಕು’ ಎಂದರು.

‘ರಾಜ್ಯದ ಮರಾಠರು ಅಪ್ಪಟ ಕನ್ನಡಿಗರು’

ಬೆಂಗಳೂರು: ‘ಕರ್ನಾಟಕದಲ್ಲಿರುವ ಮರಾಠರು ಅಪ್ಪಟ ಕನ್ನಡಿಗರಾಗಿ, ಶಾಂತಿ ಸೌಹಾರ್ದದಿಂದ ಬದುಕುತ್ತಿದ್ದೇವೆ. ಕೆಲ ಪುಂಡರ ಕೃತ್ಯದಿಂದ ಕರ್ನಾಟಕ, ಮಹಾರಾಷ್ಟ್ರದಲ್ಲಿ ಶಾಂತಿ ಕದಡುವ ಕೆಲಸಗಳು ನಡೆಯುತ್ತಿವೆ. ಇವುಗಳನ್ನು ನಿಲ್ಲಿಸಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟವು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದೆ.

‘ಕರ್ನಾಟಕದಲ್ಲಿ ನೆಲೆಸಿರುವ ಮರಾಠರು ಅಪ್ಪಟ ಕನ್ನಡಿಗರು. ವಲಸೆ ಬಂದವರಲ್ಲ. ಕೆಲ ಕಿಡಿಗೇಡಿಗಳು ಭಾಷೆಯನ್ನು ಮುಂದಿಟ್ಟುಕೊಂಡು ಎರಡೂ ರಾಜ್ಯಗಳ ನಡುವೆ ದ್ವೇಷದ ಬೀಜ ಬಿತ್ತಿ, ಹಿಂದೂಗಳ ಒಗ್ಗಟ್ಟಿನಲ್ಲಿ ಒಡಕು ಮೂಡಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಒಕ್ಕೂಟದ ಅಧ್ಯಕ್ಷ ವಿ.ಎಸ್.ಶಾಮಸುಂದರ್ ಗಾಯಕ್‌ವಾಡ್ ಖಂಡನೆ ವ್ಯಕ್ತಪಡಿಸಿದ್ದಾರೆ.

‘ಮುಖ್ಯಮಂತ್ರಿಯಾಗಿ ತಾವು ಇಂತಹ ಕೃತ್ಯ ತಡೆಯದೇ, ಪ್ರಚೋದನೆ ನೀಡುವುದು ಸರಿಯಲ್ಲ. ಮಹಾರಾಷ್ಟ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿ, ಅಲ್ಲಿರುವ ಕನ್ನಡಿಗರಿಗೆ ರಕ್ಷಣೆ ಒದಗಿಸುವುದು ನಿಮ್ಮ ಜವಾಬ್ದಾರಿ. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಈಗಾಗಲೇ ತೀರ್ಮಾನವಾಗಿದೆ. ಮತ್ತೆ ಬೆಳಗಾವಿ ವಿಷಯ ಮುಂದಿಟ್ಟುಕೊಂಡು ಕ್ಯಾತೆ ತೆಗೆಯಬೇಡಿ’ ಎಂದೂ ಕೋರಿದ್ದಾರೆ.

‘ಕೆಲ ಪುಂಡರು ವೀರರಾದ ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಪ್ರತಿಮೆಗಳನ್ನು ಭಗ್ನಗೊಳಿಸಿರುವುದು, ಅವುಗಳಿಗೆ ಮಸಿ ಬಳಿಯುವುದು ಹಾಗೂ ಧ್ವಜಗಳನ್ನು ಸುಟ್ಟು ಹಾಕುವ ಹೇಯಕೃತ್ಯಗಳನ್ನು ಮಾಡುತ್ತಿದ್ದಾರೆ. ಇಂತಹ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೂ ಒಕ್ಕೂಟವು ಆಗ್ರಹಿಸಿದೆ.

ಗಡಿ ಪ್ರದೇಶದಲ್ಲಿ ಕನ್ನಡಿಗರು-ಮರಾಠಿಗರು ಹಿತ ಕಾಪಾಡುವ ಕ್ರಮವಾಗಿ ಮಹಾರಾಷ್ಟ್ರದ ಗೃಹ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ
ಆರಗ ಜ್ಞಾನೇಂದ್ರ
ಗೃಹ ಸಚಿವ

ಎಂಇಎಸ್ ವಿರುದ್ಧ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಾಡಿದ್ದೇವೆ. ಈ ವಿಷಯವನ್ನು ಪ್ರಧಾನಿ ಅವರ ಗಮನಕ್ಕೂ ತರಲಾಗುವುದು
ಕೆ.ಎಸ್.ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಸಚಿವ

ಎಂಇಎಸ್ ಸೇರಿ ಯಾವುದೇ ಸಂಘಟನೆಯ ಗೂಂಡಾಗಿರಿ ವರ್ತನೆ ಸಹಿಸಿಕೊಳ್ಳಬಾರದು. ಅಂಥವರನ್ನು ಗಡಿಪಾರು ಮಾಡಿ ಕಠಿಣ ನಿರ್ಧಾರ ಕೈಗೊಳ್ಳಬೇಕು
ಎಚ್.ಡಿ. ಕುಮಾರಸ್ವಾಮಿ
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

‘ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು’

ಇಲ್ಲಿನ ಅನಗೋಳದ ಕನಕದಾಸ ಕಾಲೊನಿಯಲ್ಲಿ ಮರುಪ್ರತಿಷ್ಠಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಂಗಳವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು, ‘ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಅಪಮಾನ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಹಾಗೂ ಗಡಿಪಾರಿಗೆ ಚಿಂತನೆ ನಡೆದಿದೆ’ ಎಂದರು.

ಬ್ರಾಹ್ಮಣರಿಗೆ ನಿಗಮ ಬೇಕು; ಅಲೆಮಾರಿಗಳಿಗೆ ಬೇಡವೇ?

ಸಂವಾದದಲ್ಲಿ ಸಮುದಾಯದ ಬಗ್ಗೆ ಮುಖಂಡರ ಪ್ರಶ್ನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಬ್ರಾಹ್ಮಣ ಸಮುದಾಯದವರು ಬಡವರಲ್ಲವೇ? ಅವರ ಮಕ್ಕಳು ದೇವಸ್ಥಾನಗಳ ಮುಂದೆ, ರಸ್ತೆ- ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದಾರಲ್ಲವೇ, ಅವರಿಗೆ ಅಭಿವೃದ್ಧಿ ನಿಗಮ ಬೇಕು; ಆದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿರುವ ಅಲೆಮಾರಿ ಸಮುದಾಯಗಳಿಗೆ ನಿಗಮ ಬೇಡ ಅಲ್ಲವೇ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಶಿವಣ್ಣ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.



ಸಂವಾದದಲ್ಲಿ ಅಲೆಮಾರಿ ಸಮುದಾಯಗಳ ಮುಖಂಡರಾದ ಲೋಹಿತಾಶ್ವ, ಆದರ್ಶ ಯಲ್ಲಪ್ಪ, ಬಿ.ಎಸ್ ಶಿವಣ್ಣ, ಕಿರಣ್ ಕುಮಾರ್ ಕೊತ್ತಗೆರೆ, ಡಾ. ಕೃಷ್ಣಮೂರ್ತಿ ಭಾಗವಹಿಸಿದರು –ಪ್ರಜಾವಾಣಿ ಚಿತ್ರ

ಎಸ್.ಸಿ–ಎಸ್.ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾವು ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ‘ಎಸ್.ಸಿ–ಎಸ್.ಟಿ ಅಲೆಮಾರಿ ಸಮುದಾಯಗಳ ಸವಾಲುಗಳು ಮತ್ತು ಪರಿಹಾರ’ ಕುರಿತ ಸಂವಾದವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರವು ಬ್ರಾಹ್ಮಣರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೂ ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸದಿದ್ದರೆ ಕಾಂಗ್ರೆಸ್‌ನಿಂದ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ₹500 ಕೋಟಿ ಅನುದಾನ ನೀಡುವ ಭರವಸೆಯನ್ನು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿದ್ದಾರೆ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ರೂಪಿಸುವುದು ಮತ್ತು ನಿಗಮ ಸ್ಥಾಪಿಸುವ ವಿಷಯಗಳನ್ನು ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗುವುದು’ ಎಂದು ಭರವಸೆ ನೀಡಿದರು.

ಎಸ್.ಸಿ–ಎಸ್.ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್ ಕೊತ್ತಗೆರೆ, ‘ಅಲೆಮಾರಿ ಸಮುದಾಯದವರು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಘಟಕ ವೆಚ್ಚ ₹ 5.50 ಲಕ್ಷ ಮತ್ತು ಗ್ರಾಮೀಣ ಪ್ರದೇಶದಲ್ಲಿ ₹ 3.50 ಲಕ್ಷ ಇತ್ತು. ಸಮಾಜ ಕಲ್ಯಾಣ ಇಲಾಖೆ ತನ್ನ ಪಾಲಿನ ಮೊತ್ತವನ್ನು ಸ್ಥಗಿತಗೊಳಿಸಿರುವುದರಿಂದ ಘಟಕ ವೆಚ್ಚವನ್ನು ಕ್ರಮವಾಗಿ ₹3.50 ಲಕ್ಷ ಮತ್ತು ₹1.75 ಲಕ್ಷಕ್ಕೆ ಇಳಿಸಲಾಗಿದೆ. ಇದನ್ನು ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದರು.

‘ಗಾರ್ಮೆಂಟ್ಸ್ ಉದ್ಯಮ: ಲೈಂಗಿಕ ದೌರ್ಜನ್ಯ ಹೆಚ್ಚಳ’

ಬಾಗಲಕೋಟೆ: ‘ರಾಜ್ಯದಲ್ಲಿ ಗಾರ್ಮೆಂಟ್ಸ್ ಉದ್ಯಮದಲ್ಲಿ ಹೆಣ್ಣು ಮಕ್ಕಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಕೆಲಸ ಕಳೆದುಕೊಳ್ಳುವ ಭಯ ಹಾಗೂ ಕಾನೂನಿನ ತಿಳಿವಳಿಕೆ ಇಲ್ಲದ ಕಾರಣ ತೊಂದರೆಗೀಡಾದವರು ದೂರು ನೀಡಲು ಮುಂದೆ ಬರುತ್ತಿಲ್ಲ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದರು.

ಮುಖ್ಯಾಂಶಗಳು
- ಜಾಗೃತಿ ಮೂಡಿಸಲು ಮಹಿಳಾ ಆಯೋಗದ ಕ್ರಮ
- ದೂರು ಕೊಡಲು ಮಹಿಳೆಯರು ಮುಂದಾಗುತ್ತಿಲ್ಲ

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಾರ್ಮೆಂಟ್ಸ್ ಉದ್ಯಮದಲ್ಲಿ ದೌರ್ಜನ್ಯಕ್ಕೆ ತುತ್ತಾಗುವವರಲ್ಲಿ ಹೆಚ್ಚಾಗಿ ಮಧ್ಯಮ ಹಾಗೂ ಕೆಳಮಧ್ಯಮ ವರ್ಗದ ಮಹಿಳೆಯರು ಇದ್ದಾರೆ. ಆಯೋಗವು ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ’ ಎಂದರು.

ಕೆಲಸದ ಸ್ಥಳದಲ್ಲಿ ಆರೋಗ್ಯಕರ ವಾತಾವರಣ ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಪ್ರಮೀಳಾ ನಾಯ್ಡು, ‘ಮಹಿಳೆಯರ ರಕ್ಷಣೆಗೆ ಆಯೋಗ ಬದ್ಧವಾಗಿದೆ. ತೊಂದರೆಗೀಡಾದವರು ಯಾವುದೇ ಹಿಂಜರಿಕೆ ಇಲ್ಲದೇ ದೂರು ಕೊಡಿ’ ಎಂದು ಮನವಿ ಮಾಡಿದರು.

‘ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜ್ಯ ಮಹಿಳಾ ಆಯೋಗ ಖಂಡಿತವಾಗಿಯೂ ಸ್ವಾಗತಿಸಲಿದೆ. ಆ ವಯಸ್ಸಿಗೆ ಹೆಣ್ಣು ಮಕ್ಕಳು ಮಾನಸಿಕವಾಗಿ, ದೈಹಿಕವಾಗಿ ಸದೃಢರು ಆಗಲಿದ್ದು, ಪದವಿ ಪೂರೈಸುವುದರಿಂದ ಯಾವುದಾದರೂ ಕೆಲಸ ಮಾಡಿ ಕುಟುಂಬವನ್ನು ಸಲಹುವ ಶಕ್ತಿ ಹೊಂದಿರುತ್ತಾರೆ’ ಎಂದರು.

ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗೆ ಮಸಿ

ಪ್ರಜಾವಾಣಿ ವಾರ್ತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕಲಬುರಗಿ ಘಟಕಕ್ಕೆ ಸೇರಿದ ಬಸ್ಸನ್ನು ಮಹಾರಾಷ್ಟ್ರದಲ್ಲಿ ತಡೆದ ಮಹಾರಾಷ್ಟ್ರ ನವ ನಿರ್ಮಾಣ ಸೇನಾ (ಎಂಎನ್‌ಎಸ್) ಕಾರ್ಯಕರ್ತರು ಬಸ್ ಮೇಲೆ ಜೈ ಶಿವಾಜಿ ಎಂದು ಘೋಷಣೆ ಬರೆದು, ಮಸಿ ಬಳಿದಿದ್ದಲ್ಲದೇ ಚಾಲಕನ ಕೈಗೆ ತಮ್ಮ ಸಂಘಟನೆಯ ಧ್ವಜವನ್ನು ಕೊಟ್ಟು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ.

ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮುಂಬೈನಿಂದ ಕಲಬುರಗಿಗೆ ಬರುತ್ತಿದ್ದ ಈ ಬಸ್‌ನ್ನು ಎಲ್ಲಿ ತಡೆದಿದ್ದಾರೆ ಎಂಬ ಮಾಹಿತಿ ಇಲ್ಲ.

ಪಶ್ಚಿಮ ಬಂಗಾಳ: ಬೆಂಕಿ ಅವಘಡ– ಸಾವು

ಹಲ್ದಿಯಾ: ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಹಲ್ದಿಯಾದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನ (ಐಒಸಿ) ರಿಫೈನರಿಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಮೃತಪಟ್ಟು, 44 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಒಬಿಸಿ ಮೀಸಲು: ‘ಸುಪ್ರೀಂ’ಗೆ ಮರುಪರಿಶೀಲನೆ ಅರ್ಜಿ ಸಲ್ಲಿಸಲು ಚಿಂತನೆ

ನವದೆಹಲಿ (ಪಿಟಿಐ): ಮಹಾನಗರಪಾಲಿಕೆಗಳೂ ಸೇರಿ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ‘ರಾಜಕೀಯ ಮೀಸಲಾತಿ’ಯನ್ನು ರದ್ದುಪಡಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸುವ ಚಿಂತನೆ ನಡೆದಿದೆ ಎಂದು ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾಲಯ ಹೇಳಿದೆ.

ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇ 27ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶ ಸರ್ಕಾರ ಕೈಗೊಂಡ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಮೀಸಲಾತಿಗೆ ಸಂವಿಧಾನದಲ್ಲಿ ನಿಗದಿ ಮಾಡಿರುವ ಮಾನದಂಡವನ್ನೇ ಅನುಸರಿಸಬೇಕು ಎಂದು ಸಲಹೆ ನೀಡಲಾಗಿದೆ ಎಂದು ಸಚಿವಾಲಯವು ತಿಳಿಸಿದೆ.

ಸುಪ್ರೀಂ ಕೋರ್ಟ್ ಕೆಲವು ಮಾನದಂಡಗಳನ್ನು ಮುಂದಿಟ್ಟಿದೆ. ರಾಜ್ಯಗಳು ಅವುಗಳನ್ನು ಅಳವಡಿಸಿಕೊಳ್ಳುವವರೆಗೆ ಒಬಿಸಿ ಸಮುದಾಯಗಳಿಗೆ ಮೀಸಲಾತಿ ನೀಡಲು ಅವಕಾಶ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ಅನ್ನು ಕೋರಲಾಗುವುದು ಎಂದು ಸಚಿವಾಲಯ ಹೇಳಿದೆ.

ಮೂರು ಅಂಶಗಳನ್ನು ಪರಿಗಣಿಸಿ ಮೀಸಲಾತಿ ನಿಗದಿ ಮಾಡಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ರಾಜ್ಯದೊಳಗಿನ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಿಂದುಳಿದಿರುವಿಕೆಯ ಸ್ವರೂಪ ಮತ್ತು ಅದರ ಪರಿಣಾಮ ಅಧ್ಯಯನ ಮಾಡಲು ಪ್ರತ್ಯೇಕ ಆಯೋಗ ರಚಿಸಬೇಕು; ಆಯೋಗದ ಶಿಫಾರಸಿನಂತೆ ಅಗತ್ಯ ಇರುವ ಮೀಸಲಾತಿಯ ಪ್ರಮಾಣವನ್ನು ನಿಗದಿ ಮಾಡಬೇಕು; ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಮೀಸಲಾತಿಯು ಶೇ 50ರಷ್ಟನ್ನು ಮೀರಬಾರದು ಎಂಬುದು ಕೋರ್ಟ್ ನಿಗದಿಪಡಿಸಿರುವ ಮಾನದಂಡಗಳಾಗಿವೆ.

ರಾಜಕೀಯ ಕೆಸರೆರಚಾಟಕ್ಕೆ ಕಾರಣವಾದ ‘ಚಿತ್ರ’


ಪ್ರಜಾವಾಣಿ ವಾರ್ತೆ

ಲಖನೌ: ದೆಹಲಿಯಲ್ಲಿ ನಡೆದ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಮೊಮ್ಮಗಳ ವಿವಾಹದ ಆರತಕ್ಷತೆ ಕಾರ್ಯಕ್ರಮದಲ್ಲಿ ಕ್ಲಿಕ್ಕಿಸಿದ ಚಿತ್ರವೊಂದು, ಚುನಾವಣೆ ಹೊಸ್ತಿಲಲ್ಲಿರುವ ಉತ್ತರ ಪ್ರದೇಶದಲ್ಲಿ ಈಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ಆರತಕ್ಷತೆಯಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾವಗತ್ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರು ಅಕ್ಕಪಕ್ಕ ಆಸೀನರಾಗಿದ್ದಾಗ ಈ ಚಿತ್ರವನ್ನು ಸೆರೆಹಿಡಿಯಲಾಗಿದೆ. ಈ ಚಿತ್ರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್, ಸಮಾಜವಾದಿ ಪಕ್ಷದ ವಿರುದ್ಧ ತೀಕ್ಷ್ಣ ಟೀಕೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡರು ಸಹ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ.



ಮುಲಾಯಂ ಸಿಂಗ್ ಯಾದವ್



ಮೋಹನ್ ಭಾಗವತ್

‘ಈ ಚಿತ್ರ ಹೊಸದಾದ ‘ಎಸ್‌ಪಿ’ಯನ್ನು ತೋರಿಸುತ್ತದೆ. ‘ಎಸ್’ ಎಂಬುದು ‘ಸಂಘವಾದ’ವನ್ನು ಹೇಳುತ್ತದೆ’ ಎಂದು ಕಾಂಗ್ರೆಸ್‌ನ ಉತ್ತರ ಪ್ರದೇಶ ಘಟಕ ಟ್ವೀಟ್ ಮಾಡಿದೆ.

‘ಧನ್ಯವಾದ ಸಮಾಜವಾದಿ ಪಕ್ಷ. ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರು ಮೋಹನ್ ಭಾಗವತ್ ಅವರನ್ನು ಆಶೀರ್ವದಿಸಿದ್ದಾರೆ. ಈ ಬಗ್ಗೆಯೇ ನಾವು ತಿಳಿದುಕೊಳ್ಳಲು ಕಾಯುತ್ತಿದ್ದೆವು. ಈ ವಿಷಯವನ್ನು ರಾಜ್ಯದ ಜನರಿಗೆ ಸ್ಪಷ್ಟಪಡಿಸಿದ್ದೀರಿ. ಇದಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು’ ಎಂದು ಟ್ವೀಟ್‌ನಲ್ಲಿ ಛೇಡಿಸಿದೆ.

ತಕ್ಷಣವೇ, ಸಮಾಜವಾದಿ ಪಕ್ಷದ ಮುಖಂಡರು ಪ್ರತಿಕ್ರಿಯಿಸಿದ್ದು, ‘ಕಾಂಗ್ರೆಸ್‌ನವರು ರಾಜಕಾರಣದಲ್ಲಿ ಸೌಜನ್ಯವನ್ನು ಮರೆತಂತೆ ಕಾಣುತ್ತದೆ’ ಎಂದು ತಿರುಗೇಟು ನೀಡಿದ್ದಾರೆ.

‘ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನೊಂದಿಗೆ ಎನ್‌ಸಿಪಿ ಮೈತ್ರಿ ಮಾಡಿಕೊಂಡು, ಸರ್ಕಾರ ರಚಿಸಿದೆ. ಎನ್‌ಸಿಪಿಯ ಹಲವು ಮುಖಂಡರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಮುಲಾಯಂ ಸಿಂಗ್ ಯಾದವ್ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಏನು ಹೇಳುತ್ತದೆ’ ಎಂದು ಟ್ವೀಟ್ ಮೂಲಕ ಎಸ್‌ಪಿ ಪ್ರಶ್ನಿಸಿದೆ.

ಉತ್ತರ ಪ್ರದೇಶ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿಯೇ ಸ್ಪರ್ಧಿಸಲು ತೀರ್ಮಾನಿಸಿದೆ. ಹೀಗಾಗಿ, ಸಮಾಜವಾದಿ ಪಕ್ಷದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಎಸ್‌ಪಿ ಹಾಗೂ ಬಿಜೆಪಿ ರಹಸ್ಯ ಒಪ್ಪಂದವನ್ನು ಮಾಡಿಕೊಂಡಿವೆ ಎಂಬ ಸಂದೇಶವನ್ನು ಮುಸ್ಲಿಮರಿಗೆ ರವಾನಿಸುವ ಪ್ರಯತ್ನದ ಭಾಗವಾಗಿ ಕಾಂಗ್ರೆಸ್ ಈಗ ಈ ಚಿತ್ರವನ್ನು ಮುಂದಿಟ್ಟುಕೊಂಡು ಟೀಕೆ ಮಾಡುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕೋಲ್ಕತ್ತ ಪಾಲಿಕೆ ಚುನಾವಣೆ: ಟಿಎಂಸಿ ಜಯಭೇರಿ

ಕೋಲ್ಕತ್ತ (ಪಿಟಿಐ): ಕೋಲ್ಕತ್ತ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷ ಟಿಎಂಸಿ 132 ಸ್ಥಾನಗಳಲ್ಲಿ ಗೆದ್ದು ಬೀಗಿದೆ.

ಮಂಗಳವಾರ ಮತ ಎಣಿಕೆ ನಡೆಯಿತು. ವಿರೋಧ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಎಡರಂಗ ಒಡ್ಡಿದ್ದ ಸವಾಲನ್ನು ಮೆಟ್ಟಿನಿಂತ ಟಿಎಂಸಿ, ಸತತ ಮೂರನೇ ಬಾರಿಯೂ ಪಾಲಿಕೆಯ ಆಡಳಿತ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿತು.

ಬಿಜೆಪಿ ಮೂರು ವಾರ್ಡ್‌ಗಳಲ್ಲಿ ಗೆದ್ದರೆ, ಕಾಂಗ್ರೆಸ್ ಹಾಗೂ ಸಿಪಿಎಂ ನೇತೃತ್ವದ ಎಡರಂಗದ ಅಭ್ಯರ್ಥಿಗಳು ತಲಾ ಎರಡು ವಾರ್ಡ್‌ಗಳಲ್ಲಿ ಜಯಸಾಧಿಸಿದ್ದಾರೆ. ಮೂರು ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ.

ಎಡರಂಗವು ಎರಡೇ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ, ಮತಗಳಿಕೆ ಪ್ರಮಾಣದಲ್ಲಿ ಎರಡನೇ ಸ್ಥಾನಕ್ಕೆ ಏರಿರುವುದು ಗಮನಾರ್ಹ.

ಕೋವಿಡ್ ದೃಢ ಪ್ರಮಾಣ ಹೆಚ್ಚು ಇದ್ದಲ್ಲಿ ಕ್ರಮ: ಕೇಂದ್ರದಿಂದ ರಾಜ್ಯ ಸರ್ಕಾರಗಳಿಗೆ ಪತ್ರ

ಒಮೈಕ್ರಾನ್: ನಿರ್ಬಂಧಕ್ಕೆ ಕೇಂದ್ರ ಸೂಚನೆ

ಪ್ರಜಾವಾಣಿ ವಾರ್ತೆ

ನವದೆಹಲಿ: ದೇಶದಲ್ಲಿ ಒಮೈಕ್ರಾನ್ ರೂಪಾಂತರ ತಳಿಯ ಕೋವಿಡ್ ಪ್ರಕರಣಗಳ ಸಂಖ್ಯೆ 200ಕ್ಕೆ ಏರಿಕೆಯಾಗಿದೆ. ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ಪತ್ತೆಯಾಗಿವೆ. ಎರಡೂ ರಾಜ್ಯಗಳಲ್ಲಿ ತಲಾ 54 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. 'ಕೋವಿಡ್ ದೃಢಪಡುವ ಪ್ರಮಾಣ ಅಧಿಕವಾಗಿರುವ ಜಿಲ್ಲೆಗಳಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಿ' ಎಂದು ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ದೇಶದಲ್ಲಿ ಕೋವಿಡ್-19 ತೀವ್ರತೆ ಇಳಿಕೆಯಾಗುತ್ತಿತ್ತು. ಆದರೆ ಈ ಒಮೈಕ್ರಾನ್ ಹರಡುವಿಕೆ ವ್ಯಾಪಕವಾಗುತ್ತಿರುವ ಕಾರಣ, ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಬಹುದು ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

'ಒಂದು ವಾರದ ಅವಧಿಯಲ್ಲಿ ಕೋವಿಡ್ ದೃಢಪಡುವ ಪ್ರಮಾಣವು ಶೇ 10ರಷ್ಟು ಮತ್ತು ಅದಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳು ಮತ್ತು ನಿರ್ಬಂಧಗಳನ್ನು ಜಾರಿಗೆ ತನ್ನಿ. ಜಿಲ್ಲೆಯಲ್ಲಿ ಲಭ್ಯವಿರುವ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ ಪೂರೈಕೆ ವ್ಯವಸ್ಥೆ ಇರುವ ಹಾಸಿಗೆಗಳ ಭರ್ತಿ ಪ್ರಮಾಣವು ಶೇ 40ನ್ನು ದಾಟಿದರೆ, ಆ ಜಿಲ್ಲೆಗಳಲ್ಲೂ ನಿಯಂತ್ರಣ ಕ್ರಮ ಮತ್ತು ನಿರ್ಬಂಧಗಳನ್ನು ಜಾರಿಗೆ ತನ್ನಿ' ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರ್ಕಾರಗಳಿಗೆ ಬರೆದಿರುವ ಪತ್ರದಲ್ಲಿ ಸೂಚಿಸಿದ್ದಾರೆ.

'ಡೆಲ್ಟಾಗಿಂತ ಒಮೈಕ್ರಾನ್ ರೂಪಾಂತರ ತಳಿಯು ಮೂರು ಪಟ್ಟು ಹೆಚ್ಚು ತೀವ್ರವಾಗಿ ಹರಡುತ್ತದೆ. ಜತೆಗೆ ದೇಶದ ಹಲವೆಡೆ ಇನ್ನೂ ಡೆಲ್ಟಾ ಪ್ರಕರಣಗಳು ಇವೆ. ಇವುಗಳನ್ನು ಗಮನದಲ್ಲಿ ಇರಿಸಿಕೊಂಡು ಜಿಲ್ಲಾ ಮಟ್ಟದಲ್ಲಿ ಅಗತ್ಯ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ' ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

200 ಪ್ರಕರಣಗಳಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಲ್ಲೇ ಒಟ್ಟು 108 ಪ್ರಕರಣಗಳು ಪತ್ತೆಯಾಗಿವೆ. ತೆಲಂಗಾಣದಲ್ಲಿ 20, ಕರ್ನಾಟಕದಲ್ಲಿ 19, ರಾಜಸ್ಥಾನದಲ್ಲಿ 18 ಪ್ರಕರಣಗಳು ಪತ್ತೆಯಾಗಿವೆ. ಒಮೈಕ್ರಾನ್ ದೃಢಪಟ್ಟ 200 ಜನರಲ್ಲಿ ಬಹುತೇಕ ಮಂದಿ ವಿದೇಶಗಳಿಂದ ಹಿಂದಿರುಗಿದವರು ಮತ್ತು ಅವರ ಸಂಪರ್ಕಿತರು.

ಒಮೈಕ್ರಾನ್ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ. ಈಗ ವಿದೇಶಗಳಿಂದ ವಾಪಸ್ಸಾಗುತ್ತಿರುವವರಲ್ಲಿ ಒಮೈಕ್ರಾನ್ ಪ್ರಕರಣಗಳು ಹೆಚ್ಚು ದೃಢಪಡುತ್ತಿವೆ. ಮುಂದಿನ ದಿನಗಳಲ್ಲಿ, ಸಮುದಾಯದ ಮಟ್ಟದಲ್ಲಿಯೇ ಒಮೈಕ್ರಾನ್‌ನ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಅಪಾಯವಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

'ವಿದೇಶಿ ಪ್ರಯಾಣ ಮಾಡದವರು ಮತ್ತು ಅಂತಹವರ ಸಂಪರ್ಕಕ್ಕೆ ಬಾರದೇ ಇದ್ದವರಲ್ಲೂ ಒಮೈಕ್ರಾನ್ ದೃಢಪಟ್ಟಿದೆ. ಒಮೈಕ್ರಾನ್ ಸ್ಥಳೀಯ ಮಟ್ಟದಲ್ಲಿಯೂ ಹರಡುತ್ತಿದೆ ಎಂಬುದನ್ನು ಇದು ಸೂಚಿಸುತ್ತದೆ' ಎಂದು ಬೆಂಗಳೂರಿನ ಪಬ್ಲಿಕ್ ಹೆಲ್ತ್ ಫೌಂಡೇಷನ್ ಆಫ್ ಇಂಡಿಯಾದ ವೈರಾಣುರೋಗ ಶಾಸ್ತ್ರಜ್ಞ ಗಿರಿಧರ ಬಾಬು ಹೇಳಿದ್ದಾರೆ.

'ದಕ್ಷಿಣ ಆಫ್ರಿಕಾದಲ್ಲಿ ಡೆಲ್ಟಾ ತೀವ್ರವಾಗಿದ್ದ ವೇಳೆ, ಕೋವಿಡ್ ದೃಢಪಟ್ಟವರಲ್ಲಿ ಆಸ್ಪತ್ರೆ ಸೇರುತ್ತಿದ್ದವರ ಪ್ರಮಾಣ ಶೇ 19ರಷ್ಟಿತ್ತು. ಅಲ್ಲಿ ಒಮೈಕ್ರಾನ್ ತೀವ್ರವಾಗಿರುವಾಗ ಆಸ್ಪತ್ರೆ ಸೇರುವವರ ಪ್ರಮಾಣ ಶೇ 1.8ರಷ್ಟಿದೆ. ಭಾರತದಲ್ಲಿ ಇದೇ ಸ್ಥಿತಿ ಬಂದರೆ, ಆಸ್ಪತ್ರೆ ಸೇರುವವರ ಸಂಖ್ಯೆ ವಿಪರೀತವಾಗಿರುತ್ತದೆ. ಇದನ್ನು ಎದುರಿಸಲು ನಮ್ಮ ಆರೋಗ್ಯ ವ್ಯವಸ್ಥೆ ಸಿದ್ಧವಾಗಿರಬೇಕು' ಎಂದು ದೆಹಲಿ ಸರ್ಕಾರದ ಕೋವಿಡ್ ಸಲಹಾ ಸಮಿತಿಯ ಸದಸ್ಯರಾದ ಸಂದೀಪ್ ಬಿ. ಅವರು ಹೇಳಿದ್ದಾರೆ.



ದೆಹಲಿಯ ಕಾಮನ್‌ವೆಲ್ತ್ ಕ್ರೀಡಾಗ್ರಾಮದಲ್ಲಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿನ ಹಾಸಿಗೆ ವ್ಯವಸ್ಥೆಯನ್ನು ಅಧಿಕಾರಿಯೊಬ್ಬರು ಮಂಗಳವಾರ ಪರಿಶೀಲಿಸಿದರು–ಪಿಟಿಐ ಚಿತ್ರ

ಬೇರೆ ದೇಶಗಳಲ್ಲಿ ಒಮೈಕ್ರಾನ್ ಪ್ರಕರಣಗಳು ದಿಢೀರ್ ಎಂದು ಏರುತ್ತಿವೆ. ಭಾರತದಲ್ಲಿ ಈ ರೀತಿ ಆಗುವುದಿಲ್ಲ ಎಂದು ನಂಬಲು ಯಾವುದೇ ಕಾರಣವಿಲ್ಲ

ಗೌತಮ್ ಮೆನನ್, ಚೆನ್ನೈ ವಿ.ವಿ.ಯ ಗಣಿತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ

ಒಮೈಕ್ರಾನ್ ಪ್ರಕರಣಗಳಲ್ಲಿ ಏರಿಕೆಯಾಗುವುದನ್ನು ನಾವು ನೋಡಲಿದ್ದೇವೆ. ಆ ಕೆಟ್ಟ ಪರಿಸ್ಥಿತಿಯನ್ನು ಎದುರಿಸಲು ನಾವು ಸಿದ್ಧರಾಗಬೇಕಷ್ಟೆ

ಅನುರಾಗ್ ಅಗರ್ವಾಲ್, ದೆಹಲಿಯ ಜಿನೋಮಿಕ್ಸ್ ಸಂಸ್ಥೆ ನಿರ್ದೇಶಕ

'ವಿಮಾನ ಸಂಚಾರ ನಿಲ್ಲಿಸಿ'

'ದೆಹಲಿಯಲ್ಲಿ ಪತ್ತೆಯಾಗಿರುವ 54 ಪ್ರಕರಣಗಳಲ್ಲಿ ಮೂವರಿಗೆ ವಿದೇಶ ಪ್ರಯಾಣದ ಹಿನ್ನೆಲೆ ಇಲ್ಲ. ಒಮೈಕ್ರಾನ್ ಹರಡುವುದನ್ನು ತಡೆಗಟ್ಟಲು ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ಸಂಪೂರ್ಣವಾಗಿ ನಿಲ್ಲಿಸುವುದೇ ಪರಿಣಾಮಕಾರಿ ಕ್ರಮ' ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

'ವಿದೇಶಗಳಿಂದ ಬರುತ್ತಿರುವ ಬಹಳಷ್ಟು ಮಂದಿ, ಅಲ್ಲಿಂದ ಹೊರಡುವ ಮುನ್ನ ಮಾಡಿಸಿದ ಪರೀಕ್ಷೆಯಲ್ಲಿ ಕೋವಿಡ್ ಇಲ್ಲ ಎಂದು ವರದಿ ಬಂದಿರುತ್ತದೆ. ಆದರೆ ಇಲ್ಲಿಗೆ ಬಂದು ಇಳಿದಾಗ ನಡೆಸುವ ಪರೀಕ್ಷೆಯಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ. ಹೀಗಾಗಿ ಅಂತರರಾಷ್ಟ್ರೀಯ ವಿಮಾನಗಳ ಸಂಚಾರವನ್ನು ತಕ್ಷಣವೇ ನಿಲ್ಲಿಸಬೇಕು' ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅಮೆರಿಕ: ಶೇ 73ರಷ್ಟು ಪ್ರಕರಣಗಳು ಒಮೈಕ್ರಾನ್

ವಾಷಿಂಗ್ಟನ್ (ರಾಯಿಟರ್ಸ್): ಅಮೆರಿಕದಲ್ಲಿ ಒಂದು ವಾರದ ಅವಧಿಯಲ್ಲಿ ಪತ್ತೆಯಾದ ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಶೇ 73.2ರಷ್ಟು ಒಮೈಕ್ರಾನ್ ಪ್ರಕರಣಗಳಾಗಿವೆ ಎಂದು ಅಮೆರಿಕದ ಆರೋಗ್ಯ ಇಲಾಖೆ ಹೇಳಿದೆ.

ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರವು (ಸಿಡಿಸಿಪಿ) ನೀಡಿರುವ ವರದಿಯ ಆಧಾರದಲ್ಲಿ ಸರ್ಕಾರವು ಹೀಗೆ ಹೇಳಿದೆ. ದೇಶದಲ್ಲಿ ಒಮೈಕ್ರಾನ್ ವ್ಯಾಪಕವಾಗಿ ಹರಡುತ್ತಿರುವ ಕಾರಣ, ದೇಶದಲ್ಲಿ ಒಟ್ಟು 50 ಕೋಟಿ ಕೋವಿಡ್ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲು ಸರ್ಕಾರವು ತೀರ್ಮಾನಿಸಿದೆ ಎಂದು ಅಧ್ಯಕ್ಷ ಜೋ ಬೈಡನ್ ಅವರು ಟ್ವೀಟ್ ಮಾಡಿದ್ದಾರೆ.

ಒಮೈಕ್ರಾನ್ ಹರಡುವುದನ್ನು ತಡೆಯುವ ಉದ್ದೇಶದಿಂದ ಹಲವು ರಾಜ್ಯಗಳಲ್ಲಿ ಕ್ರಿಸ್‌ಮಸ್ ಸಮಾರಂಭ ಮತ್ತು ಹೊಸ ವರ್ಷಾಚರಣೆಯನ್ನು ನಿರ್ಬಂಧಿಸಲಾಗಿದೆ. ಒಮೈಕ್ರಾನ್ ನಿಯಂತ್ರಣ ಕಾರ್ಯದಲ್ಲಿ ಸೇನೆಯನ್ನು ಬಳಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ಬೈಡನ್ ಹೇಳಿದ್ದಾರೆ.

- ಜರ್ಮನಿಯಲ್ಲಿ ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡ ಮೂರು ತಿಂಗಳ ನಂತರ, ಬೂಸ್ಟರ್ ಡೋಸ್ ನೀಡುವಂತೆ ತಜ್ಞರ ಸಮಿತಿ ಶಿಫಾರಸು ಮಾಡಿದೆ
- ಅಮೆರಿಕದಿಂದ ಬರುವ ಪ್ರಯಾಣಿಕರ ಪ್ರವೇಶವನ್ನು ನಿಷೇಧಿಸಿ ಇಸ್ರೇಲ್ ಸರ್ಕಾರ ಆದೇಶ ಹೊರಡಿಸಿದೆ
- ಸ್ವೀಡನ್‌ನಲ್ಲಿ ಒಂದೇ ದಿನ 15,000 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ಈವರೆಗೆ ದಿನವೊಂದರಲ್ಲಿ ಪತ್ತೆಯಾದ ಪ್ರಕರಣಗಳ ಗರಿಷ್ಠ ಸಂಖ್ಯೆಯಾಗಿದೆ. ಇವುಗಳಲ್ಲಿ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಎಷ್ಟು ಎಂಬುದು ಬಹಿರಂಗವಾಗಿಲ್ಲ

ಕೋವಿಡ್: ರಾಜ್ಯದಲ್ಲಿ ರೂಪಾಂತರಿ ಪ್ರಕರಣ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 295 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆಯಿಂದ (ಜೀನೋಮ್ ಸೀಕ್ವೆನ್ಸಿಂಗ್) ಕೊರೊನಾ ವೈರಾಣುವಿನ ರೂಪಾಂತರಿ ಡೆಲ್ಟಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದೃಢಪಟ್ಟಿವೆ. 479ಡೆಲ್ಟಾ (ಬಿ.1617.2) ಪ್ರಕರಣಗಳು ಪರೀಕ್ಷೆಯಿಂದ ಖಚಿತಪಟ್ಟಿವೆ. ಈ ಮಾದರಿಯ ಪ್ರಕರಣಗಳ ಒಟ್ಟು ಸಂಖ್ಯೆ 2,569ಕ್ಕೆ ಏರಿಕೆಯಾಗಿದೆ. ಡೆಲ್ಟಾ ಉಪತಳಿಯ 391 ಪ್ರಕರಣಗಳು ದೃಢಪಟ್ಟಿವೆ. ಈ ತಳಿಯ ಕೋವಿಡ್ ಪ್ರಕರಣಗಳ ಸಂಖ್ಯೆ 949ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಈವರೆಗೆ 19 ಒಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.

ದಿನದ ಅವಧಿಯಲ್ಲಿ 75 ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.39ರಷ್ಟಿದೆ. ಎರಡು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 15 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ ಸೇರಿದಂತೆ 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.

ಕರಡು ಪ್ರಸ್ತಾವ ವಿರೋಧಿಸಿ ಪ್ರತಿಭಟನೆ

ಕ್ಷೇತ್ರ ಪುನರ್ ವಿಂಗಡಣಾ ಆಯೋಗದ ಪ್ರಸ್ತಾವಕ್ಕೆ ವಿರೋಧ

ಜಮ್ಮು: ಜಮ್ಮು ಪ್ರಾಂತ್ಯದಲ್ಲಿ ಆರು, ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಒಂದು ವಿಧಾನಸಭಾ ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡುವ ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್ ವಿಂಗಡಣಾ ಆಯೋಗದ ಕರಡು ಪ್ರಸ್ತಾವವನ್ನು ವಿರೋಧಿಸಿ ಗುಪ್ಕಾರ್ ಕೂಟ (ಪೀಪಲ್ಸ್ ಅಲೆಯನ್ಸ್ ಫಾರ್ ಗುಪ್ಕಾರ್ ಡಿಕ್ಲೆರೇಷನ್) ಜನವರಿ 1ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಈ ಕುರಿತು ಮಂಗಳವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ನಡೆದ ಪಿಎಜಿಡಿ ನಾಯಕರ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕ್ತಾರ ಎಂ.ವೈ.ತರಿಗಾಮಿ, 'ವಿಭಜನಾಕಾರಿಯಾದ ಕ್ಷೇತ್ರ ಪುನರ್‌ವಿಂಗಡಣೆಯ ಆಯೋಗದ ಕರಡು ಪ್ರಸ್ತಾವವನ್ನು ರಾಜಕೀಯ ನಾಯಕರಷ್ಟೆ ಅಲ್ಲ, ಇಲ್ಲಿನ ಎಲ್ಲ ವರ್ಗದ ಜನ ಹಾಗೂ ಸಮುದಾಯಗಳು ಒಪ್ಪಲು ಸಾಧ್ಯವಿಲ್ಲ. ಹಾಗಾಗಿ ಅದನ್ನು ವಿರೋಧಿಸಿ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು' ಎಂದರು.

'ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕ್ರಮವನ್ನು ಪ್ರಶ್ನಿಸಿ ಇಲ್ಲಿನ ಜನರು ಸುಪ್ರೀಂ ಮೆಟ್ಟಿಲೇರಿದ್ದಾರೆ. ಇದು ವಿಚಾರಣೆಯ ಹಂತದಲ್ಲಿರುವಾಗಲೇ ಕೇಂದ್ರ ಆಯೋಗವನ್ನು ರಚಿಸಿದ್ದು ಸರಿಯಲ್ಲ. ಈ ನಿರ್ಧಾರದ ಹಿಂದೆ ಸ್ಥಳೀಯರ ಹಾಗೂ ಯಾವ ರಾಷ್ಟ್ರೀಯ ಹಿತಾಸಕ್ತಿಯೂ ಇಲ್ಲ' ಎಂದರು.

'ಆಯೋಗವು ಸಾಂವಿಧಾನಿಕವಾಗಿ ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಮಾಡಬೇಕಾದರೆ ಒಂದಷ್ಟು ಮಾನದಂಡಗಳುನ್ನು ಪಾಲನೆ ಮಾಡಬೇಕು' ಎಂದರು.

ಮಹಿಳೆಯರ ಮದುವೆ ವಯಸ್ಸು ಹೆಚ್ಚಳ ಮಸೂದೆ ಮಂಡನೆ

ನವದೆಹಲಿ (ಪಿಟಿಐ): ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.

ವಿರೋಧ ಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಂಡಿಸಿದರು. ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸುವಂತೆ ವಿರೋಧ ಪಕ್ಷದ ಸದಸ್ಯರು ಸ್ಪೀಕರ್‌ಗೆ ಒತ್ತಾಯಿಸಿದರು.

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು ಈಗಿನ 18 ವರ್ಷದಿಂದ 21 ವರ್ಷಕ್ಕೆ ಏರಿಸುವುದಕ್ಕೆ ಅವಕಾಶ ನೀಡುವ 'ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಮಸೂದೆ–2021' ಅನ್ನು ಮಂಡಿಸಿ ಮಾತನಾಡಿದ ಸಚಿವೆ ಇರಾನಿ, 'ಯಾವುದೇ ಪದ್ಧತಿ, ಸಂಪ್ರದಾಯಗಳನ್ನು ಒಳಗೊಂಡಂತೆ ಮದುವೆಗೆ ಸಂಬಂಧಿಸಿ ಸದ್ಯ ಜಾರಿಯಲ್ಲಿರುವ ಎಲ್ಲ ಕಾಯ್ದೆಗಳು ಈ ಮಸೂದೆ ಅಂಗೀಕಾರಗೊಂಡ ನಂತರ ರದ್ದಾಗುವವು' ಎಂದರು.

ಸಂಕ್ಷಿಪ್ತ ಸುದ್ದಿ

ಟಿಬೆಟ್ ಚರ್ಚೆ: ಉಜ್ರಾ ಜೆಯಾ ವಿಶೇಷ ಸಂಯೋಜಕಿ

ವಾಷಿಂಗ್ಟನ್ (ಪಿಟಿಐ): ಭಾರತ ಮೂಲದ ಅಮೆರಿಕದ ರಾಜತಾಂತ್ರಿಕ ಅಧಿಕಾರಿ ಉಜ್ರಾ ಜೆಯಾ ಅವರನ್ನು ಟಿಬೆಟ್ ಕುರಿತ ವಿಷಯಗಳ ಮೇಲ್ವಿಚಾರಣೆಗೆ ವಿಶೇಷ ಸಂಯೋಜಕಿಯನ್ನಾಗಿ ನೇಮಿಸಲಾಗಿದೆ.

ಟಿಬೆಟ್ ಕುರಿತು ಒಪ್ಪಂದಕ್ಕೆ ಬರಲು ಚೀನಾ ಮತ್ತು ದಲೈಲಾಮಾ ಅಥವಾ ಅವರ ಪ್ರತಿನಿಧಿಗಳ ಜೊತೆಗೆ ಚರ್ಚೆಗೆ ಪೂರಕ ವಾತಾವರಣ ರೂಪಿಸುವ ಹೊಣೆಯನ್ನು ಇವರಿಗೆ ವಹಿಸಲಾಗಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಪಾನ್: 2 ವರ್ಷದ ಬಳಿಕ ಮೂವರಿಗೆ ಗಲ್ಲು ಶಿಕ್ಷೆ ಜಾರಿ

ಟೋಕಿಯೊ (ಎಪಿ): ಜಪಾನ್‌ನಲ್ಲಿ ಮಂಗಳವಾರ ಮೂವರು ಕೈದಿಗಳನ್ನು ಗಲ್ಲಿಗೇರಿಸಲಾಗಿದೆ. ಗಲ್ಲುಶಿಕ್ಷೆ ಜಾರಿ ವಿರುದ್ಧ ಮಾನವ ಹಕ್ಕುಗಳ ಸಂಘಟನೆಗಳಿಂದ ತೀವ್ರ ವಿರೋಧ, ಟೀಕೆ ವ್ಯಕ್ತ ಆಗುತ್ತಿರುವುದರ ನಡುವೆಯೂ ಎರಡು ವರ್ಷಗಳಲ್ಲಿ ಇದೇ ಮೊದಲಿಗೆ ಶಿಕ್ಷೆ ಜಾರಿಗೊಂಡಿದೆ.

ಗಲ್ಲುಶಿಕ್ಷೆಗೆ ಗುರಿಯಾದವರಲ್ಲಿ ಯಸುಟಕ ಫುಜಿಶಿರೊ 2004ರಲ್ಲಿ ಏಳುಮಂದಿಯನ್ನು ಕೊಲೆ ಮಾಡಿ, ಅವರ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಉಳಿದ ಇಬ್ಬರಾದ ಟೊಮೊಕಿ, ಮಿಟ್‌ಸುನೊರಿ 2003ರಲ್ಲಿ ಇಬ್ಬರು ಪಾರ್ಲರ್ ನೌಕರರನ್ನು ಕೊಲೆ ಮಾಡಿದ್ದರು.

ವಿಚ್ಛೇದಿತ ಪತ್ನಿಗೆ ₹ 5,527 ಕೋಟಿ ಪರಿಹಾರ: ಕೋರ್ಟ್

ಲಂಡನ್ (ಎಪಿ): ಯುಎಇಯ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಂ ಅವರು ವಿಚ್ಛೇದಿತ ಪತ್ನಿ ಹಯಾ ಬಿಂಟ್ ಅಲ್ ಹುಸೇನಿ ಹಾಗೂ ಅವರ ಇಬ್ಬರು ಮಕ್ಕಳಿಗೆ ₹ 5,527 ಕೋಟಿ (730 ಮಿಲಿಯನ್ ಡಾಲರ್) ಪರಿಹಾರ ನೀಡಬೇಕು ಎಂದು ಬ್ರಿಟನ್‌ನ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ವಿಚ್ಛೇದನಕ್ಕೆ ಸಂಬಂಧಿಸಿ, ಬ್ರಿಟನ್‌ನ ಇತಿಹಾಸದಲ್ಲಿಯೇ ಅತ್ಯಂತ ದುಬಾರಿ ಪರಿಹಾರ ನೀಡಿರುವ ಪ್ರಕರಣ ಇದು ಎಂದು ಹೇಳಲಾಗುತ್ತಿದೆ. 'ಹಯಾ ಹುಸೇನಿ ಹಾಗೂ ಅವರ ಇಬ್ಬರು ಮಕ್ಕಳ ಜೀವಕ್ಕೆ ಶೇಖ್ ಮೊಹಮ್ಮದ್ ಅವರಿಂದಲೇ ಹೆಚ್ಚು ಬೆದರಿಕೆ ಇದೆ. ಅವರಿಗೆ ಅಧಿಕ ಭದ್ರತೆಯ ಅಗತ್ಯ ಇದೆ' ಎಂದು ನ್ಯಾಯಾಧೀಶ ಫಿಲಿಪ್ ಮೂರ್ ಆದೇಶದಲ್ಲಿ ತಿಳಿಸಿದ್ದಾರೆ.

ಕಂದಾಯ ಸಚಿವಾಲಯ

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರ್ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ 2013ರ (ದಿನಾಂಕ: 01.01.2014ರಿಂದ ಜಾರಿಗೆ ತಂದ ಅಧಿಸೂಚನೆ ಪ್ರಕಾರ) ಭೂಸ್ವಾಧೀನ ಕಾಯ್ದೆ ಕಲಂ 19(1)ರೊಂದಿಗೆ ಓದಲಾದ ಪ್ರಕರಣ 19(2) ಅನ್ವಯ ಘೋಷಣೆ

ಆರ್ ಡಿ 24 ಎಕ್ಯೂಸಿ 2021 **ದಿನಾಂಕ: 21.12.2021**

ಈ ಕೆಳಗಿನ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಸ್ವತ್ತನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರಿ.ಪಿ.ಸಂ: 41344/2015ರಲ್ಲಿ ನೀಡಿರುವ ಆದೇಶದ ಮೇರೆಗೆ ಒಂದು ಸಾರ್ವಜನಿಕ ಉದ್ದೇಶಕ್ಕೆ ಅಂದರೆ ಹಳೇ ಪಿ.ಬಿ. ರಸ್ತೆ ಅಗಲೀಕರಣದ ಭಾಗವಾಗಿ ತಾತ್ಕಾಲಿಕ ಯೋಜನಾ ಕಛೇರಿಯ ನಿರ್ಮಾಣದ ಉದ್ದೇಶಕ್ಕಾಗಿ ದಾವಣಗೆರೆ ನಗರದ 5ನೇ ವಾರ್ಡ್, 7ನೇ ಡಿವಿಜನ್, ಹಳೇ ಪಿ.ಬಿ. ರಸ್ತೆಯಲ್ಲಿರುವ ಸ್ವತ್ತಿನ ಸಂ: 239 1ಎ, 2, 3ಬಿ ರಲ್ಲಿನ ಸ್ವತ್ತಿನ ಭೂಸ್ವಾಧೀನ ಅಗತ್ಯವಾಗಿದೆ ಎಂದು ಕರ್ನಾಟಕ ಸರ್ಕಾರಕ್ಕೆ ಕಂಡು ಬಂದಿರುವುದರಿಂದ, ಕೇಂದ್ರ ಅಧಿನಿಯಮ "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ 2013"ರ ಕಲಂ 11(1)ರಂತೆ ಜಿಲ್ಲಾಧಿಕಾರಿಗಳು, ದಾವಣಗೆರೆ ಇವರ ಅಧಿಸೂಚನೆ ಕ್ರಮಾಂಕ: ಭೂಸ್ವಾಧೀನ/ಸಿಆರ್/96/2020–21 ದಿನಾಂಕ: 19.03.2021ರಂತೆ ರಾಜ್ಯ ಪತ್ರದಲ್ಲಿ ದಿನಾಂಕ: 22.03.2021ರಂದು ಅಧಿಸೂಚನೆ ಹೊರಡಿಸಲಾಗಿರುವುದರ ಮೇರೆಗೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ (ಕರ್ನಾಟಕ) ನಿಯಮಾವಳಿ 2015ರ ನಿಯಮ 10ರಂತೆ ಕೇಂದ್ರ ಅಧಿನಿಯಮ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ 2013ರ ಕಲಂ 19(1) ರನ್ವಯ ಅಧಿಸೂಚನೆ ಹೊರಡಿಸಲಾಗಿದೆ ಹಾಗೂ "ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ 2015"ರ ನಿಯಮ 2(ಸಿ)ರನ್ವಯ ಜಿಲ್ಲಾಧಿಕಾರಿಗಳ ಕಾರ್ಯಗಳನ್ನು ನಿರ್ವಹಿಸಲು ಉಪವಿಭಾಗಾಧಿಕಾರಿಗಳು ಹಾಗೂ ಭೂಸ್ವಾಧೀನಾಧಿಕಾರಿಗಳು, ದಾವಣಗೆರೆ ಉಪವಿಭಾಗ, ದಾವಣಗೆರೆ ಇವರನ್ನು ನೇಮಕ ಮಾಡಿರುತ್ತದೆ. ಭೂಸ್ವಾಧೀನಕ್ಕೆ ಒಳಪಡುವ ಸ್ವತ್ತಿನ ವಿವರಗಳು ಈ ಕೆಳಗಿನ ಅನುಸೂಚಿಯಂತ ಇರುತ್ತವೆ.

"ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ 2013"ರ ಕಲಂ 15(1)ರ ಪ್ರಕಾರ ಕಲಂ 11(1)ರ ಪ್ರಕಟಣೆಯ ಬಗ್ಗೆ ನೀಡಲಾದ ನೋಟಿಸುಗಳ ವಿಚಾರವಾಗಿ ಭಾದಿತ ವ್ಯಕ್ತಿಗಳಿಂದ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಚಾರಣೆ ಮಾಡಲಾಗಿದೆ. ಭೂಸ್ವಾಧೀನಕ್ಕೆ ಒಳಪಡಿಸಲು ಉದ್ದೇಶಿಸಿರುವ ಸ್ವತ್ತು ಸರಳ ರೇಖೆಯಲ್ಲಿ ಬರುತ್ತಿದ್ದು ಈ ಸಂಬಂಧ ಕಲಂ 16(1) ಮತ್ತು 17ರನ್ವಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ವ್ಯವಸ್ಥೆಯ ಬಗ್ಗೆ ವರದಿ ತಯಾರಿಸಲಾಗಿದ್ದು, ಅದರಂತೆ ಈ ಭೂಸ್ವಾಧೀನ ಪ್ರಕರಣದಲ್ಲಿ ಯಾವುದೇ ಕುಟುಂಬವು ಪುನರ್ವಸತಿ ಮತ್ತು ಪುನರ್ ನಿರ್ಮಾಣ ವ್ಯಾಪ್ತಿಯಲ್ಲಿ ಬರುವುದಿಲ್ಲ. ಸದರಿ ವರದಿಯನ್ನು **ಮಾನ್ಯ ರಾಜ್ಯ ಆಯುಕ್ತರು ಮತ್ತು ಪದನಿಮಿತ್ತ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಕಂದಾಯ ಇಲಾಖೆ, ಬೆಂಗಳೂರು ಇವರು ಪತ್ರ ಸಂಖ್ಯೆ 58 ಬಿ.ಆರ್.ಆರ್ 2021 ದಿನಾಂಕ: 17.12.2021**ರಂತೆ ಅನುಮೋದನೆ ನೀಡಿರುತ್ತಾರೆ.

ಈ ಪ್ರಕಟಣೆಯ ಕೇಂದ್ರ ಅಧಿನಿಯಮ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ 2013ರ ಕಲಂ 19(1)ರನ್ವಯ ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನಕ್ಕೆ ಒಳಪಡುವ ಸ್ವತ್ತಿನ ನಕ್ಷೆಯನ್ನು ಉಪವಿಭಾಗಾಧಿಕಾರಿಗಳು ಹಾಗೂ ಭೂಸ್ವಾಧೀನಾಧಿಕಾರಿಗಳು, ದಾವಣಗೆರೆ ಉಪವಿಭಾಗ, ದಾವಣಗೆರೆ ಇವರ ಕಛೇರಿಯಲ್ಲಿ ಪರಿಶೀಲನೆಗೆ ಇಡಲಾಗಿದೆ.

19(1) ಅನುಸೂಚಿ

ಜಿಲ್ಲೆ: ದಾವಣಗೆರೆ ತಾಲ್ಲೂಕು: ದಾವಣಗೆರೆ ಹೋಬಳಿ: ಕಸಬಾ ಗ್ರಾಮ: ದಾವಣಗೆರೆ ಟೌನ್


ಕ್ರ. ಸಂ.	ಖಾತೆದಾರರ ಹೆಸರು	ಸ್ವತ್ತಿನ ಸಂಖ್ಯೆ	ಭೂ ಸ್ವಾಧೀನ ವಾಗುವ ವಿಸ್ತೀರ್ಣ	ಚಕ್ಕುಬಂದಿ				ಮರವಳಿಗಳು /ರಚನೆಗಳು ಹೆಸರು ಮತ್ತು ಸಂಖ್ಯೆ	ಷರಾ
				ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ		
1	ಶ್ರೀ ಡಿ.ಎಸ್. ಕುಮಾರ್‌ಸ್ವಾಮಿ ಬಿನ್ ಡಿ. ಶೇಖರಪ್ಪ ಮತ್ತು ಶ್ರೀಮತಿ ರೇಖಾ ಕುಮಾರ್ ಕೋಂ ಡಿ.ಎಸ್. ಕುಮಾರಸ್ವಾಮಿ	239, 1ಎ, 2, 3ಬಿ	255 ಚ.ಅಡಿ	ಕನ್ಸರ್ವೆನ್ಸಿ	ರವಿಕುಮಾರ ರವರಿಗೆ ಸೇರಿದ ಸ್ವತ್ತ	ಪಿ.ಬಿ. ರಸ್ತೆ	ಕುಮಾರ ಸ್ವಾಮಿಯವರ ಉಳಿದ ಸ್ವತ್ತು (ಡೋರ್ ನಂ. 239, 1ಎ, 2, 3ಬಿ)	–	–

ಘೋಷ್ವಾರೆ (ವಿಸ್ತೀರ್ಣ ಚ.ಅಡಿಗಳಲ್ಲಿ)			
ಕ್ರ.ಸಂ.	ಗ್ರಾಮ	ಸ್ವತ್ತಿನ ಸಂಖ್ಯೆ	ಭೂಸ್ವಾಧೀನವಾಗುವ ವಿಸ್ತೀರ್ಣ
1	ದಾವಣಗೆರೆ ಟೌನ್	239, 1ಎ, 2, 3ಬಿ	255 ಚ.ಅಡಿ

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ

ಸಹಿ/–
ಉಪವಿಭಾಗಾಧಿಕಾರಿಗಳು ಹಾಗೂ ಭೂಸ್ವಾಧೀನಾಧಿಕಾರಿ,
ದಾವಣಗೆರೆ ಉಪವಿಭಾಗ.

ಸಹಿ/–
ಬಿ.ಎನ್. ಆನಂದ್,
ಸರ್ಕಾರದ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಭೂಸ್ವಾಧೀನ–2)



ಸುಭಾಷಿತ

ಎಷ್ಟು ಪಡೆಯಬೇಕೋ ಅಷ್ಟನ್ನು ಮಾತ್ರ ಪಡೆದರೆ ತೃಪ್ತಿ, ಅದಕ್ಕಿಂತ ಹೆಚ್ಚಿಗೆ ಪಡೆದರೆ ಬಹಳಷ್ಟು ಹೊರೆ ಮತ್ತು ಬಹಳಷ್ಟು ದುಃಖ. -ರವೀಂದ್ರನಾಥ ಟ್ಯಾಗೋರ್

ಮತಚೀಟಿಗೆ ಆಧಾರ್ ಸಂಯೋಜನೆ ಚರ್ಚೆ ಇಲ್ಲದ ಆತುರದ ಕ್ರಮ

ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯ ಜತೆಗೆ ಸಂಯೋಜಿಸುವುದಕ್ಕಾಗಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ- 2021ಕ್ಕೆ ಸಂಸತ್ತು ಅನುಮೋದನೆ ನೀಡಿದೆ. ಕಾಂಗ್ರೆಸ್, ಡಿಎಂಕೆ ಮತ್ತು ಟಿಎಂಸಿ ಸದಸ್ಯರು ಲೋಕಸಭೆಯಲ್ಲಿ ಸ್ಪೀಕರ್ ಪೀಠದ ಮುಂದೆ ನಿಂತು ವಿವಿಧ ವಿಷಯಗಳ ವಿರುದ್ಧ ಘೋಷಣೆ ಕೂಗುತ್ತಿದ್ದಾಗ, ಯಾವುದೇ ಚರ್ಚೆ ನಡೆಸದೆ ಮಸೂದೆಗೆ ಒಪ್ಪಿಗೆ ಕೊಡಲಾಯಿತು. ಇಂತಹ ಕಾಯ್ದೆ ಬೇಕು ಎಂಬ ಬೇಡಿಕೆಯನ್ನು ಚುನಾವಣಾ ಆಯೋಗವು 2015ರಲ್ಲಿಯೇ ಸರ್ಕಾರದ ಮುಂದೆ ಇರಿಸಿತ್ತು. ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿರುವವರನ್ನು ಗುರುತಿಸಿ, ಹೆಚ್ಚುವರಿ ಚೀಟಿ ಗಳನ್ನು ರದ್ದು ಮಾಡುವುದು ಮತ್ತು ನಕಲಿ ಮತದಾನವನ್ನು ತಡೆಯುವುದಕ್ಕೆ ಇದು ಅಗತ್ಯ ಎಂದು ಆಯೋಗವು ಪ್ರತಿಪಾದಿಸಿತ್ತು. ಈಗ, ಈ ತಿದ್ದುಪಡಿಯನ್ನು ತರುವುದಕ್ಕೆ ಸರ್ಕಾರ ಕೂಡ ಇದೇ ಕಾರಣ ಗಳನ್ನು ಮುಂದಿಟ್ಟಿದೆ.

ಎಷ್ಟು ಅನುಕೂಲ ಇದೆ ಮತ್ತು ಎಷ್ಟು ಅನನುಕೂಲ ಇದೆ ಎಂಬುದನ್ನು ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲೇ ಸಮಗ್ರವಾಗಿ ಚಿಂತಿಸಬೇಕು. ಅನುಕೂಲವು ಗರಿಷ್ಠ ಪ್ರಮಾಣದಲ್ಲಿಯೂ ಅನನುಕೂಲವು ಕನಿಷ್ಠ ಪ್ರಮಾಣದಲ್ಲಿಯೂ ಇದ್ದರೆ ಮಾತ್ರ ಅಂತಹ ನಿರ್ಧಾರವು ಜನಪರ ಎನಿಸಿಕೊಳ್ಳಬಹುದು. ದೂರಗಾಮಿ ಪರಿಣಾಮಗಳನ್ನು ಬೀರಬಲ್ಲ ಮಸೂದೆಗಳ ವಿಚಾರದಲ್ಲಿ ಅನನುಕೂಲ ಕನಿಷ್ಠ ಪ್ರಮಾಣದಲ್ಲಷ್ಟೇ ಇದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆದರೆ, ಮತದಾರರ ಚೀಟಿಯ ಜತೆಗೆ ಆಧಾರ್ ಸಂಖ್ಯೆ ಸಂಯೋಜನೆಯ ವಿಚಾರದಲ್ಲಿ ಈ ರೀತಿ ಆಗಿಲ್ಲ ಎಂದು ಹೇಳಬೇಕಾಗುತ್ತದೆ. ಇಂತಹ ತಿದ್ದುಪಡಿಯನ್ನು ಸದನ ಸಮಿತಿಗೆ ಒಪ್ಪಿಸಬೇಕು ಎಂಬ ವಿರೋಧ ಪಕ್ಷಗಳ ಆಗ್ರಹವು ಸಕಾರಣವೇ ಆಗಿದೆ. ಮತದಾರರ ಪಟ್ಟಿ ಶುದ್ಧೀಕರಣ ಮತ್ತು ದೃಢೀಕರಣ ಕಾರ್ಯಕ್ರಮ ಎಂಬ ಯೋಜನೆಯ ಮೂಲಕ ಮತದಾರರ ಗುರುತು ಚೀಟಿಯೊಂದಿಗೆ ಆಧಾರ್ ಸಂಖ್ಯೆಯನ್ನು ಸಂಯೋಜಿಸುವ ಕೆಲಸವನ್ನು ಚುನಾವಣಾ ಆಯೋಗವು 2015ರಲ್ಲಿ ಆರಂಭಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ಈ ಕಾರ್ಯಕ್ರಮಕ್ಕೆ 2015ರಲ್ಲಿಯೇ ತಡೆ ಕೊಟ್ಟಿತ್ತು. ಈಗ ತಿದ್ದುಪಡಿ ಮಸೂದೆ ಮೂಲಕ ಸುಪ್ರೀಂ ಕೋರ್ಟ್‌ನ ತಡೆಯನ್ನು ಮೀರುವ ಯತ್ನವನ್ನು ಸರ್ಕಾರ ಮಾಡಿದಂತಿದೆ.



ಮತ ಚಲಾವಣೆಯಂತಹ ಮಹತ್ವದ ವಿಚಾರದಲ್ಲಿ ದೂರಗಾಮಿ ಪರಿಣಾಮ ಬೀರುವ ಈ ತಿದ್ದುಪಡಿ ಮಸೂದೆಯ ಬಗ್ಗೆ ಸರ್ಕಾರ ಮರುಚಿಂತನೆ ಮಾಡಬೇಕು

ಮತದಾರರ ಚೀಟಿಗೆ ಆಧಾರ್ ಸಂಖ್ಯೆ ಸಂಯೋಜನೆಯ ವಿಚಾರದಲ್ಲಿ ಇರುವ ಹಲವು ಗೊಂದಲಗಳನ್ನು ಪರಿಹರಿಸುವ ಕೆಲಸವನ್ನು ಸರ್ಕಾರ ಮಾಡಿಲ್ಲ. ಮೊದಲನೆಯದಾಗಿ, ಆಧಾರ್ ಕಾಯ್ದೆಯು ಸೌಲಭ್ಯಗಳು ಮತ್ತು ಸಹಾಯಧನವನ್ನು ಅರ್ಹ ಫಲಾನುಭವಿಗಳಿಗೆ ನೀಡುವುದಕ್ಕಾಗಿ ಇರುವ ವ್ಯವಸ್ಥೆ. ಕಾಯ್ದೆಯ ಹೆಸರೇ ಹೀಗಿದೆ: ಆಧಾರ್ (ಹಣಕಾಸು ಮತ್ತು ಇತರ ಸಹಾಯಧನಗಳು, ಪ್ರಯೋಜನಗಳು ಮತ್ತು ಸೌಲಭ್ಯಗಳನ್ನು ಗುರಿಕೇಂದ್ರಿತವಾಗಿ ಒದಗಿಸುವಿಕೆ) ಕಾಯ್ದೆ- 2016. ಈ ಕಾಯ್ದೆಯ ವ್ಯಾಪ್ತಿ ಇಷ್ಟು ಮಾತ್ರ. ಪ್ರಜಾಪ್ರಭುತ್ವದ ತಳಹದಿಯಾದ ಮತದಾನದಂತಹ ವಿಚಾರಕ್ಕೆ ಆಧಾರ್ ವ್ಯವಸ್ಥೆಯನ್ನು ಬಳಸಿಕೊಳ್ಳಲು ಆಧಾರ್ ಕಾಯ್ದೆಯು ಅವಕಾಶ ಕೊಡುವುದಿಲ್ಲ. ಆಧಾರ್ ಕಾಯ್ದೆಯಲ್ಲಿಯೇ ಹೇಳುವಂತೆ, ಭಾರತದಲ್ಲಿ ನೆಲೆಸಿರುವ ಯಾರು ಬೇಕಾದರೂ ಆಧಾರ್ ನೋಂದಣಿ ಮಾಡಿಸಿಕೊಳ್ಳಬಹುದು. ಅವರು ಈ ದೇಶದ ಪ್ರಜೆ ಆಗಿರಬೇಕು ಎಂದಿಲ್ಲ. ಆದರೆ, ಮತದಾನದ ಹಕ್ಕು ಇರುವುದು ಈ ದೇಶದ ಪೌರರಿಗೆ ಮಾತ್ರ. ಹಾಗಾಗಿ, ಮತದಾರರ ಚೀಟಿಯ ಜತೆಗೆ ಆಧಾರ್ ಸಂಯೋಜನೆಯು ವಿರೋಧಾಭಾಸಕರ ಎನಿಸುತ್ತದೆ. ಮತದಾರರ ಗುರುತು ಚೀಟಿಯ ಮಾಹಿತಿಯು ಚುನಾವಣಾ ಆಯೋಗದ ಸುಪರ್ದಿಯಲ್ಲಿಯೂ ಆಧಾರ್ ದತ್ತಾಂಶವು ಭಾರತದ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರದ ಬಳಿಯೂ ಇರುತ್ತದೆ. ಆಧಾರ್ ದತ್ತಾಂಶವನ್ನು ಆಯೋಗವು ಬಳಸಿಕೊಳ್ಳುವುದಕ್ಕೆ ಕಾನೂನಾತ್ಮಕವಾಗಿ ಯಾವ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಂಡಿದ್ದೆ ಎನಿಸುತ್ತದೆ. ಏಕೆಂದರೆ ಈ ವಿಚಾರ ಸಂಬಂಧ ಆಧಾರ್ ಕಾಯ್ದೆಗೆ ಯಾವ ತಿದ್ದುಪಡಿಯನ್ನೂ ತಂದಿಲ್ಲ. ಹಾಗಾಗಿ, ಆಧಾರ್ ದತ್ತಾಂಶವನ್ನು ಆಯೋಗವು ಬಳಸಿಕೊಳ್ಳುವುದು ಕಾನೂನುಬಾಹಿರ ಎನಿಸಿಕೊಳ್ಳುವುದಿಲ್ಲವೇ? ಆಧಾರ್ ದತ್ತಾಂಶ ಸೋರಿಕೆಯಾಗಿ, ರಾಜಕೀಯ ಪಕ್ಷಗಳು ಅದನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ಉಂಟಾಗುವುದು. ಉದ್ದೇಶಪೂರ್ವಕವಾಗಿ ಯಾವುದೇ ಒಂದು ಅಥವಾ ಅದಕ್ಕಿಂತ ಹೆಚ್ಚು ವರ್ಗಗಳ, ಗುಂಪುಗಳ ಹೆಸರುಗಳನ್ನು ಮತದಾರರ ಚೀಟಿಯಿಂದ ಅಳಿಸಿಹಾಕುವ ಕೂಡ ಆಧಾರ್ ಸಂಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುವ ಅವಕಾಶ ಇದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಗಣ್ಯರೂ ಸೇರಿ ಲಕ್ಷಾಂತರ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿತ್ತು. ರಹಸ್ಯ ಮತದಾನದ ಪಾವಿತ್ರ್ಯಕ್ಕೂ ಇದು ಕೆಡಿಸಬಹುದು ಎಂಬ ಆತಂಕ ಇದೆ. ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಮತದಾರ ಯಾವ ಪಕ್ಷಕ್ಕೆ ಮತ ಹಾಕಿದ್ದಾನೆ ಎಂಬುದನ್ನು ಕಂಡುಕೊಳ್ಳಲು ಆಧಾರ್ ಸಂಯೋಜನೆ ಬಳಕೆಯಾದರೆ ಅಚ್ಚರಿ ಏನಿಲ್ಲ. ಆಧಾರ್ ಸಂಖ್ಯೆಯನ್ನು ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಂಯೋಜನೆಯು ಕಡ್ಡಾಯವಲ್ಲ ಎಂದು ಸರ್ಕಾರವು ಹೇಳುತ್ತಿದೆ. ಆದರೆ, ಕಡ್ಡಾಯ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಆದರೆ, ಕಡ್ಡಾಯವಲ್ಲ ಎಂಬ ಉಲ್ಲೇಖ ತಿದ್ದುಪಡಿ ಮಸೂದೆಯಲ್ಲಿ ಇಲ್ಲವೇ ಇಲ್ಲ. ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲವೂ ಆಧಾರ್ ಜೋಡಣೆ ಮಾಡಿಸಬೇಕು ಎಂಬುದು ಈಗಿನ ಸರ್ಕಾರದ ಧೋರಣೆಯಾಗಿದೆ. ಮತ ಚಲಾವಣೆಯಂತಹ ಮಹತ್ವದ ವಿಚಾರದಲ್ಲಿ ದೂರಗಾಮಿ ಪರಿಣಾಮ ಬೀರುವ ಬದಲಾವಣೆ ತರುವಾಗಲೂ ಚರ್ಚೆಯನ್ನೇ ನಡೆಸಲಾಗಿಲ್ಲ. ಹಲವು ಲೋಪಗಳಿರುವ ತಿದ್ದುಪಡಿಯು ಸರಿಯಾದ ಕ್ರಮ ಅಲ್ಲ. ಸರ್ಕಾರವು ಈ ಬಗ್ಗೆ ಮರುಚಿಂತನೆ ಮಾಡಬೇಕು.

ದಿನದ ಟ್ವೀಟ್




ನ್ಯಾಯಪಾಲನೆ ಆಗಲಿ

ಮುಂಬೈನಲ್ಲಿ ಐಪಿಸಿಯ ಸೆಕ್ಷನ್ 144 ಜಾರಿಗೆ ಬರುತ್ತಿದ್ದಂತೆಯೇ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಮಾರಂಭಗಳನ್ನು ರದ್ದುಪಡಿಸಲಾಗಿದೆ. ಆದರೆ ರಾಷ್ಟ್ರದ ವಿವಿಧೆಡೆ ಮಾಸ್ಕ್‌ರಹಿತ ಬೃಹತ್ ಚುನಾವಣಾ ರ‍್ಯಾಲಿಗಳು ಮುಂದುವರಿದಿವೆ. ಆಮ್ ಆದ್ಮಿಗೆ (ಸಾಮಾನ್ಯ ವ್ಯಕ್ತಿ) ಒಂದು ನ್ಯಾಯ, ಖಾಸ್ ಆದ್ಮಿಗೆ (ವಿಶೇಷ ವ್ಯಕ್ತಿ) ಮತ್ತೊಂದು ನ್ಯಾಯ ಎಂಬಂತೆ ಆಗಬಾರದು. ಒಂದು ವೇಳೆ ಹಾಗೇನಾದರೂ ಆದರೆ ಕೋವಿಡ್ 2.0 ಸಂದರ್ಭದಲ್ಲಿ ಆದಂಥ ತಪ್ಪುಗಳೇ ಮರುಕಳಿಸುತ್ತವೆ.

ರಾಜ್‌ದೀಪ್ ಸರ್ದೇಸಾಯಿ, ಪತ್ರಕರ್ತ

ಕಿಡಿನುಡಿ

ರಾಷ್ಟ್ರನಾಯಕರ ಪ್ರತಿಮೆಗಳ ಭಂಗ, ಹಾನಿಯ ಹಿಂದೆ ಅಪರಾಧಿಕ ಮನಃಸ್ಥಿತಿ ಇದೆ, ಅಶಾಂತಿ ಉಂಟುಮಾಡುವ ಹುನ್ನಾರವಿದೆ, ಇದು ಪೂರ್ವಯೋಜಿತ. ದುಷ್ಕರ್ಮಿಗಳ ಹಿಂದಿರುವ ಬಲ ಯಾರದ್ದು, ಅವರ ಷಡ್ಯಂತ್ರವೇನು ಎಲ್ಲವನ್ನೂ ಬಯಲಿಗೆಳೆಯಲಾಗುವುದು.



ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

25 ವರ್ಷಗಳ ಹಿಂದೆ

ಭಾನುವಾರ, 22-12-1996

• ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ: ಕಣವಿ ಸಲಹೆ

ಹಾಸನ, ಡಿ. 21– ಪ್ರಾಥಮಿಕ ಶಿಕ್ಷಣ ಮುಗಿಯುವವರೆಗೆ ಪ್ರತಿಯೊಂದು ವಿಷಯವನ್ನೂ ಮಕ್ಕಳ ಮಾತೃಭಾಷೆಯಲ್ಲೇ ಕಲಿಸಬೇಕು; ಇತರ ಭಾಷೆಗಳನ್ನು ಪ್ರಾಥಮಿಕ ಮಟ್ಟದ ಬಳಿಕ ಬೋಧಿಸಬೇಕು ಎಂದು ಖ್ಯಾತಕವಿ ಚೆನ್ನವೀರ ಕಣವಿ ಇಲ್ಲಿ ಇಂದು ಸಲಹೆ ಮಾಡಿದರು. ಇಲ್ಲಿ ನಡೆದಿರುವ 65ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಭಾಷಣದಲ್ಲಿ ಅವರು 'ಪುಸ್ತಕ ಮತ್ತು ಭಾರವಾದ ಪಠ್ಯಕ್ರಮಗಳ ಹೊರೆ ಕೂಡಲೇ ತಗ್ಗಿಸುವ ಕ್ರಮಕ್ಕೆ' ಒತ್ತಾಯಿಸಿದರು.

ಮಕ್ಕಳಿಗೆ ಹತ್ತು ವರ್ಷದವರೆಗೆ ಯಾವುದೇ ರೀತಿಯ ಹೊರೆಯೂ ಇರಬಾರದು. ವಿರಾಮವಾದ ಹರ್ಷದಾಯಕ ವಾತಾವರಣದಲ್ಲಿ ಶಿಕ್ಷಣ ನೀಡುವಂತಾಗಬೇಕು. ಆಟ, ನಿಸರ್ಗದ ಒಡನಾಟ, ಸಾಹಸ ಮನೋಭಾವದ ವೃದ್ಧಿಗೆ ಯಥೇಚ್ಛ ಅವಕಾಶ ಕಲ್ಪಿಸಬೇಕು. ಮಿತಿ ಮೀರಿದ ಪರೀಕ್ಷೆಗಳಿಗೆ ಹಾಲು ಮನಸ್ಸನ್ನು ಒಡ್ಡುವ ಪದ್ಧತಿ ನಿಲ್ಲಬೇಕು ಎಂದರು.

ತರಗತಿ ಅವಧಿಯಲ್ಲಿಯೇ ಶಿಕ್ಷಕರು ಪಾಠವನ್ನು ಕಡ್ಡಾಯವಾಗಿ ಮಾಡಿ ಮುಗಿಸುವ ವ್ಯವಸ್ಥೆ ಜಾರಿಗೆ ತರಬೇಕು; ಮನೆಪಾಠ ಹೇಳುವುದನ್ನು ನಿರ್ಬಂಧಿಸಬೇಕು ಎಂದರು.

50 ವರ್ಷಗಳ ಹಿಂದೆ

ಬುಧವಾರ, 22-12-1971

• ವಿದೇಶಿ ನೆರವು ಕೋರದೆ ಸ್ವಾವಲಂಬನೆ ಸಾಧಿಸಲು ಪ್ರಧಾನಿ ಇಂದಿರಾ ಕರೆ

ನವದೆಹಲಿ, ಡಿ. 21– ಬಾಂಗ್ಲಾದೇಶ ಸರ್ಕಾರವು ತನ್ನ ಆರ್ಥಿಕ ರಂಗವನ್ನು ಪುನರ್‌ರಚಿಸಿಕೊಳ್ಳಲು ಭಾರತ ನೆರವು ನೀಡುವುದಕ್ಕೆ ಬದ್ಧವಾಗಿದೆಯೆಂದೂ, ಭಾರತವು ವಿದೇಶಿ ನೆರವಿನ ಮೇಲೆ ಅವಲಂಬಿಸುವುದನ್ನು ಇನ್ನಷ್ಟು ಕಡಿಮೆ ಮಾಡುವುದು ಅಗತ್ಯವೆಂದೂ ಪ್ರಧಾನಿ ಇಂದಿರಾ ಗಾಂಧಿ ಇಂದು ಒತ್ತಿ ಹೇಳಿದರು.

ಯೋಜನಾ ಆಯೋಗದ ಪೂರ್ಣಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಭಾರತಕ್ಕೆ ಅಮೆರಿಕ ನೆರವು ನಿಲ್ಲಿಸಿರುವುದನ್ನು ಪರೋಕ್ಷವಾಗಿ ಪ್ರಸ್ತಾಪಿಸಿ, 'ವಿದೇಶಗಳು ಈ ನೆರವನ್ನು, ಬಡರಾಷ್ಟ್ರಗಳ ಕಷ್ಟದ ಸಮಯದಲ್ಲಿ ದುರುಪಯೋಗಪಡಿಸಿಕೊಳ್ಳುವ ಸಾಧನವನ್ನಾಗಿ ಮಾಡಿಕೊಂಡಿವೆ' ಎಂದು ನುಡಿದರು.

ವಿದೇಶದಲ್ಲಿ ಪ್ರಜಾಪ್ರಭುತ್ವದ ಆಶಯ ಎತ್ತಿಹಿಡಿಯುವ ಮಾತು, ಸ್ವದೇಶದಲ್ಲಿ ತದ್ವಿರುದ್ಧದ ನಡೆ

ಹೊರಗೊಂದು ಮಾತು, ಒಳಗೊಂದು ಮಾತು!



ವಿಶ್ಲೇಷಣೆ

ಪ್ರೊ. ಬಿ.ಕೆ.ಚಂದ್ರಶೇಖರ್
ವೆಂಕಟೇಶ ನಾಯಕ್

ಹಲವಾರು ರಾಷ್ಟ್ರಗಳಲ್ಲಿ ನಿರಂಕುಶ ಪ್ರಭುತ್ವದ ಎದುರು ಮಂಡಿಯೂರಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಕೆಲವೇ ದಿನಗಳ ಹಿಂದೆ 'ಪ್ರಜಾಪ್ರಭುತ್ವ ಶೃಂಗ ಸಭೆ'ಯೊಂದನ್ನು ಏರ್ಪಡಿಸಿದ್ದರು. ಜಾಗತಿಕ ಮಟ್ಟದ 'ಪ್ರಜಾಪ್ರಭುತ್ವದ ಶ್ರೇಯಾಂಕ' ಪಟ್ಟಿಯಲ್ಲಿ (ಫ್ರೀಡಂ ಹೌಸ್- 2021) ಭಾರತದ ಸ್ಥಾನ ಕೆಳಗಿಳಿದಿದ್ದು ಈಗ 'ಭಾಗಶಃ ಮುಕ್ತ' ಪರಿಸ್ಥಿತಿಯಲ್ಲಿದೆ.

ಹಾಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಪ್ರಮುಖ ಆಹ್ವಾನಿತರಾಗಿ ಈ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಅವರ ಭಾಷಣದಲ್ಲಿ 'ಕಾನೂನಿನ ಆಧಿಪತ್ಯವೂ ಒಳಗೊಂಡಂತೆ ಪ್ರಜಾಪ್ರಭುತ್ವದ ಆತ್ಮ, ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯದ ಗುಣವಿಶೇಷಗಳೆಲ್ಲವೂ ಭಾರತೀಯರಲ್ಲಿ ಬೇರೂರಿವೆ. ಸಂವಿಧಾನದಲ್ಲಿ ಪ್ರತಿಷ್ಠಾಪನೆಗೊಂಡಿರುವ ಮೌಲ್ಯಗಳನ್ನು ರಕ್ಷಿಸಿ ಜಾರಿಗೆ ತರುತ್ತೇವೆ. ಜನರ ಆಶಯಗಳನ್ನು ಪ್ರಜಾಪ್ರಭುತ್ವ ಸಫಲಗೊಳಿಸುತ್ತದೆ ಎಂಬ ಸಂದೇಶ ಭಾರತದ್ದು' ಎಂದು ಹೇಳಿದರು. ಇದೇ ಧಾಟಿಯಲ್ಲಿ 'ಉತ್ತರದಾಯಿತ್ವ', ಅದಕ್ಕೆ ಪೂರಕವಾದ ಸರ್ಕಾರಿ ನಿರ್ಧಾರಗಳಲ್ಲಿ 'ಪಾರದರ್ಶಕತೆ' ಕುರಿತು ಪ್ರಧಾನಿಯವರು ವಿದೇಶಗಳಲ್ಲಿ ಭಾಷಣ ಮಾಡುತ್ತಾ ಬಂದಿದ್ದಾರೆ.

ದೇಶದಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಅಪಾಯ ಎದುರಾಗಿರುವಾಗ ಪ್ರಧಾನಿಯವರ ಈ ಮಾತುಗಳ ಉದ್ದೇಶ ಪಾಶ್ಚಾತ್ಯರ ಮನವೊಲಿಸುವುದೇ ಆಗಿದೆ. ದೇಶದಲ್ಲಿ ದಿನನಿತ್ಯವೂ ಕ್ರೈಸ್ತರು, ಮುಸ್ಲಿಮರ ವಿರುದ್ಧ ಒಂದಲ್ಲ ಒಂದು ಕಾರಣಕ್ಕೆ ಹಲ್ಲೆ ನಡೆಯುತ್ತಿದ್ದರೂ ಚಕಾರವೆತ್ತದ ಪ್ರಧಾನಿ, ಹೊರದೇಶಗಳಲ್ಲಿ 'ವೈವಿಧ್ಯ'ದ ಬಗ್ಗೆ ನಿರರ್ಗಳವಾಗಿ ಮಾತನಾಡುವುದು ವಿಪರ್ಯಾಸ! ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ವಿದೇಶಿಯರಿಂದ ಬೆನ್ನು ತಟ್ಟಿಸಿಕೊಳ್ಳುವ ಈ ಹಂಬಲ ಭಾರತೀಯರ ಆತ್ಮ-ಗೌರವಕ್ಕೆ ಧಕ್ಕೆ ತರುವುದಿಲ್ಲವೇ?

ಒಂದು ಪ್ರಶ್ನೆ: ದೇಶದೊಳಗಿನ ವಾಸ್ತವ ಸ್ಥಿತಿ ಹೀಗಿದೆಯೇ? ಪ್ರಜಾಪ್ರಭುತ್ವದ ಮೂಲ ತತ್ವಗಳಾದ 'ಉತ್ತರದಾಯಿತ್ವ' ಮತ್ತು 'ಪಾರದರ್ಶಕತೆ'ಯು ಈ ಏಳು ವರ್ಷಗಳ ಆಡಳಿತದಲ್ಲಿ ಎಲ್ಲಿವೆ ಎಂದು ಹುಡುಕಬೇಕಾಗಿದೆ. ಸಚಿವ ಸಂಪುಟ, ವಿವಿಧ ಇಲಾಖೆಗಳು ತೆಗೆದುಕೊಳ್ಳುವ ತೀರ್ಮಾನಗಳನ್ನು ಜನಸಾಮಾನ್ಯರಿಗೆ ನಿಖರ ಮತ್ತು ಕರಾರುವಾಕ್ ಮಾಹಿತಿಗಳ ಮೂಲಕ ತಿಳಿಸಬೇಕಾದ ಜವಾಬ್ದಾರಿ ಈಡೇರಿಲ್ಲ.

ನೈಜ ಪ್ರಜಾಪ್ರಭುತ್ವದ ಆತ್ಮದಂತಿರುವುದು ಸಂಸತ್ತು ಹಾಗೂ ಇತರ ಕೆಲವು ಆಧಾರಸ್ತಂಭಗಳು. ಗಣನೀಯವಾದ ಪ್ರತಿಯೊಂದು ವಿಷಯವೂ ಸಂಸತ್ತಿನಲ್ಲಿ ಚರ್ಚೆಗೊಳಗಾಗುವುದು ಅನಿವಾರ್ಯ. ಕೇಂದ್ರ ಸರ್ಕಾರ ಈ ಬಗ್ಗೆ ಉದಾಸೀನ ಮಾಡುತ್ತಲೇ ಬಂದಿದೆ. ನೋಟು ರದ್ದತಿ ವಿಷಯವನ್ನು ಭಾರತೀಯ ರಿಸರ್ವ್ ಬ್ಯಾಂಕ್, ಸಚಿವ ಸಂಪುಟ ಮತ್ತು ಸಂಸತ್ತಿನಲ್ಲಿ ಪರಿಶೀಲನೆಗೆ ಒಳಪಡಿಸದಿದ್ದದ್ದು; ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ಚರ್ಚೆಯಿಲ್ಲದೆಯೇ ಜಾರಿಗೆ ತಂದದ್ದು ಮತ್ತು ವಾಪಸ್ ಪಡೆದದ್ದು, 'ಪೆಗಾಸಸ್' ಗುಪ್ತಚರ ಕುತಂತ್ರಾಂಶದ ಬಳಕೆ, ರಫೇಲ್ ವಿಮಾನ ಖರೀದಿ... ಇದಕ್ಕೆ ಉದಾಹರಣೆಗಳು.

2005ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಮಾಹಿತಿ ಹಕ್ಕು ಕಾಯ್ದೆಯನ್ನು (ಆರ್‌ಟಿಐ) ಜಾರಿಗೆ ತಂದು, ಮಾಹಿತಿ ಕೇಳುವುದು ಸಾರ್ವಜನಿಕರ ಹಕ್ಕು ಎಂದು ಪ್ರತಿಪಾದಿಸಿತ್ತು. ಗುಪ್ತವಾಗಿ ತೀರ್ಮಾನ ಕೈಗೊಳ್ಳುವುದು, ಮಾಹಿತಿಗಳನ್ನು ಮುಚ್ಚಿಡುವುದು, ಕಾನೂನು ಉಲ್ಲಂಘಿಸಿ ಬೇಕಾದವರಿಗೆ ನೆರವಾಗುವುದನ್ನು ತಪ್ಪಿಸುವುದೇ ಈ ಕಾಯ್ದೆಯ ಮುಖ್ಯ ಉದ್ದೇಶ. ಭ್ರಷ್ಟಾಚಾರ ನಿರ್ಮೂಲನೆ ಮಾಡುವುದಾಗಿ ಹೇಳಿಕೊಂಡು ಬಿಜೆಪಿಯು ಕೇಂದ್ರದಲ್ಲಿ ಅಧಿಕಾರ ಹಿಡಿಯಿತು. ಆದರೆ, ಅಧಿಕಾರವನ್ನು ಯಾವ ಹಿಂಜರಿಕೆಯೂ ಇಲ್ಲದೆ ಚಲಾಯಿಸಿ ಆರ್‌ಟಿಐನಂತಹ ಮಹತ್ತರ ಕಾಯ್ದೆಯ ಕತ್ತು ಹಿಸುಕುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡುತ್ತಾ ಬಂದಿದೆ.

ಸುಪ್ರೀಂ ಕೋರ್ಟ್ 2019ರಲ್ಲಿ ನಿರ್ದೇಶನ ನೀಡಿದ್ದರೂ, ಕೇಂದ್ರ ಮತ್ತು ರಾಜ್ಯಗಳ ಮಾಹಿತಿ ಹಕ್ಕು ಆಯೋಗಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಕಾಲದಲ್ಲಿ ಕ್ರಮ ಕೈಗೊಂಡಿಲ್ಲ. ಆರ್‌ಟಿಐ ಕಾಯ್ದೆಗೆ ತಿದ್ದುಪಡಿ ತಂದು ಮಾಹಿತಿ ಹಕ್ಕು ಆಯೋಗಗಳ ಅಧ್ಯಕ್ಷರ ನೇಮಕಾತಿ, ವೇತನ, ಭತ್ಯೆ ನಿಗದಿ ಸೇರಿದಂತೆ ಇತರ ವಿಷಯಗಳನ್ನು ಸಂಪೂರ್ಣವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಕೇಂದ್ರದ ಈ ನಡೆಯು ಒಕ್ಕೂಟ ವ್ಯವಸ್ಥೆಗೆ ಸಂಪೂರ್ಣ ವಿರುದ್ಧ. ದೆಹಲಿಯಲ್ಲಿ ಅಧಿಕಾರ ಕೇಂದ್ರೀಕರಣವೇ ಇದರ ಕಾರ್ಯಸೂಚಿ ಇದ್ದಂತಿದೆ.

ಸಾರ್ವಜನಿಕರಿಂದ ಮಾಹಿತಿ ಮುಚ್ಚಿಡುವುದಕ್ಕಾಗಿಯೇ ತಿದ್ದುಪಡಿ ತಂದು ಮಾಹಿತಿ ಆಯೋಗಗಳನ್ನು ಕೇಂದ್ರ ಸರ್ಕಾರವು ಕೈಗೊಂಬೆಗಳನ್ನಾಗಿಸಿಕೊಂಡಿದೆ. ಇಸ್ರೇಲ್ ದೇಶದ ಕುತಂತ್ರಾಂಶ 'ಪೆಗಾಸಸ್' ಬಳಸಿ ದೇಶದ ಕೆಲವು ರಾಜಕಾರಣಿಗಳು, ಪತ್ರಕರ್ತರ ಮೇಲೆ ಕಣ್ಗಾವಲು ಇರಿಸಿದ ಪ್ರಕರಣ ವರದಿಯಾಗಿದೆ. ಇದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿ ಭಾರತಕ್ಕೆ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಲ್ಲಿ ದಾಖಲಾದ ಎಲ್ಲಾ ಅರ್ಜಿಗಳನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ತನಿಖೆಗೆ ತಜ್ಞರ ಸಮಿತಿಯನ್ನು ನೇಮಕ ಮಾಡಿದೆ.



ಈ ಸಂಬಂಧ ಆದೇಶ ಹೊರಡಿಸುವಾಗ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ಬ್ರಿಟಿಷ್ ಕಾದಂಬರಿಕಾರ ಜಾರ್ಜ್ ಆರ್ವೆಲ್‌ನ 'ನೀವು ರಹಸ್ಯ ವನ್ನು ಮುಚ್ಚಿಡಲು ಬಯಸಿದರೆ, ಅದನ್ನು ನಿಮ್ಮಿಂದಲೂ ಮುಚ್ಚಿಟ್ಟುಕೊಳ್ಳುವುದು ಅವಶ್ಯಕ' ಎಂಬ ಖ್ಯಾತ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

ಹಾಗೆಯೇ, ರಫೇಲ್ ಯುದ್ಧ ವಿಮಾನಗಳ ಖರೀದಿಯ ಬಗ್ಗೆ ರಾಜಕೀಯ ಪಕ್ಷಗಳು ಆರ್‌ಟಿಐ ಅಡಿಯಲ್ಲಿ ಮಾಹಿತಿ ಕೇಳಿದರೆ, ರಾಷ್ಟ್ರೀಯ ಭದ್ರತೆಯ ನೆಪವೊಡ್ಡಿ ಕೇಂದ್ರ ಸರ್ಕಾರ ನಿರಾಕರಿಸಿದೆ. ಖರೀದಿಗೂ ರಾಷ್ಟ್ರದ ಭದ್ರತೆಗೂ ಸಂಬಂಧ ಕಲ್ಪಿಸುವುದು ನಿಜಕ್ಕೂ ಹಾಸ್ಯಾಸ್ಪದ! ಮುಖ್ಯ ನ್ಯಾಯಮೂರ್ತಿ ಅವರ ಉಲ್ಲೇಖವು ಪೆಗಾಸಸ್ ಪ್ರಕರಣದ ನಿಗೂಢತೆ ಮತ್ತು ಆಳವನ್ನು ಸೂಚಿಸುತ್ತದೆ. ಸರ್ಕಾರಗಳು ದೇಶದ ಭದ್ರತೆಯ ನೆಪವೊಡ್ಡಿ ಜನರಿಗೆ ಮಾಹಿತಿ ನಿರಾಕರಿಸುವುದು ಇನ್ನು ಸಾಧ್ಯವಿಲ್ಲ ಎಂಬು ದನ್ನು ಸ್ಪಷ್ಟಪಡಿಸುತ್ತದೆ. ಮೇಲಿನ ಸಂಗತಿಗಳಿಗೂ ಮುನ್ನ, ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್ ಸೇರಿದಂತೆ ಹಲವು ಸಂಶೋಧನಾ ಸಂಸ್ಥೆಗಳು, ವಿಶ್ವ ವಿದ್ಯಾಲಯಗಳು, ಕೆಲವು ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಗಳು ಹಾಗೂ ಖ್ಯಾತ ಆರ್ಥಿಕ ತಜ್ಞರಿಂದ 2014- 15ಕ್ಕಿಂತ ಹಿಂದೆ ಇದ್ದ ಆರ್ಥಿಕ ಪರಿಸ್ಥಿತಿ, ತದನಂತರ ದೇಶದ ಜಿಡಿಪಿ ವೃದ್ಧಿಯ ಬಗ್ಗೆ ಮರೆಮಾಚಿದ ಹಾಗೂ ಉತ್ಪ್ರೇಕ್ಷಿತ ಅಂಕಿ ಅಂಶಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇಷ್ಟಾದರೂ ಆರ್ಥಿಕತೆಯ ಕುಸಿತದ ನಿಜ ಅಂಕಿ ಅಂಶಗಳನ್ನು ಮರೆಮಾಚಲು ಸಾಧ್ಯವಾಗಿಲ್ಲ ಎಂಬ ಟೀಕೆಯೂ ವ್ಯಕ್ತವಾಗಿದೆ.

ಆಳುವ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ, ಇ-ಮೇಲ್ ಹ್ಯಾಕ್ ಮಾಡಿಸಿದ ಆರೋಪಗಳಿವೆ. ದೇಶವಿರೋಧಿ ಮೊಕದ್ದಮೆಗಳನ್ನು ಹಾಕುವುದು, ಸರ್ಕಾರದ ನಡೆಯನ್ನು ಟೀಕಿಸುವ ಪತ್ರಕರ್ತರು, ಹಾಸ್ಯ ಕಲಾವಿದರಂತಹ ವ್ಯಕ್ತಿಗಳನ್ನು ಜೈಲಿಗಟ್ಟುವ ಕೃತ್ಯಗಳು ಸರ್ವೇಸಾಮಾನ್ಯವಾಗಿಬಿಟ್ಟಿವೆ. 'ಅನಧಿಕೃತ ತುರ್ತು ಪರಿಸ್ಥಿತಿ' ಜಾರಿಯಲ್ಲಿರುವಾಗ ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿದೆಯೇ ಎಂದು ಕೇಳುವಂತಾಗಿದೆ.

ಕೇಂದ್ರದ ನಾಯಕರೆಲ್ಲರೂ ಪ್ರತಿನಿತ್ಯ ಪ್ರಜಾಪ್ರಭುತ್ವದ ಭಜನೆ ಮಾಡುತ್ತಾ 'ಭಾರತವು ಪ್ರಜಾಪ್ರಭುತ್ವದ ತಾಯಿ. ನಮ್ಮ ಸಂವಿಧಾನ ಪರಮ ಪವಿತ್ರವಾದ ಗ್ರಂಥ' ಎಂದೆಲ್ಲಾ ಪುಂಖಾನುಪುಂಖವಾಗಿ ಹೇಳುತ್ತಲೇ, ಸಂವಿಧಾನದ ವಿಧಿವಿಧಾನಗಳನ್ನು ಬಾಹ್ಯ ಸ್ವರೂಪದಲ್ಲಿ ಮಾತ್ರವೇ ಉಳಿಸಿಕೊಂಡು, ನಡತೆ ಮತ್ತು ಆಡಳಿತ ವ್ಯವಸ್ಥೆಯಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ನೀತಿಗಳನ್ನು ಹಿಂಜರಿಕೆಯಿಲ್ಲದೇ ಅನುಸರಿಸುತ್ತಿದ್ದಾರೆ.

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ರಚನಾ ಸಮಿತಿಯ ಚರ್ಚೆ ವೇಳೆ 1948ರಲ್ಲಿ ನೀಡಿದ್ದ, 'ಸಂವಿಧಾನ ಯಾವ ರೂಪದಲ್ಲಿ ಇರುತ್ತದೆಯೋ ಅದೇ ರೂಪದಲ್ಲಿ ಆಡಳಿತ ವ್ಯವಸ್ಥೆಯೂ ಇರಬೇಕು. ಒಂದು ವೇಳೆ ಆಡಳಿತ ವ್ಯವಸ್ಥೆಯ ಸ್ವರೂಪ ಬದಲಾವಣೆಯಾಗದೆ, ತೋರಿಕೆಗೆ ಮಾತ್ರ ಬದಲಾವಣೆಯಾದರೆ ಸಂವಿಧಾನ ದುರುಪಯೋಗಕ್ಕೀಡಾಗಲಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧದ ನಡೆ' ಎಂಬ ಹೇಳಿಕೆ ಈಗಲೂ ಪ್ರಸ್ತುತ.

ಲೇಖಕರು: ಪ್ರೊ.ಚಂದ್ರಶೇಖರ್– ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ.
ವೆಂಕಟೇಶ ನಾಯಕ್– ಸಂಶೋಧಕ, ಕಾಮನ್‌ವೆಲ್ತ್ ಹ್ಯೂಮನ್‌ರೈಟ್ಸ್ ಇನಿಷಿಯೇಟಿವ್ (ಸಿಎಚ್‌ಆರ್‌ಐ), ನವದೆಹಲಿ

ಚುರುಮುರಿ



ಕೋಳಿ ಜಗಳ

• ಮಣ್ಣೆರಾಜು

ದಾಂಪತ್ಯ ಕಲಹವಾಗಿ ಕೋಳಿ ಮುನಿಸಿಕೊಂಡು ಮಲಗಿತ್ತು. 'ಸಾರಿ, ತಪ್ಪಾಯ್ತು, ಇನ್ನೇಲೆ ಬೈಯ್ಯಲ್ಲ...' ಎಂದು ಕೋಳಿಯನ್ನು ಹುಂಜ ರಮಿಸಿತು.

'ನನ್ನ ಜೊತೆ ಮಾತನಾಡಬೇಡ...' ಕೋಳಿ ಕೆರಳಿತು.

'ನಿನ್ನ ಮೊಟ್ಟೆ ಶಾಲೆಗಳಲ್ಲಿ ವಿವಾದ ಉಂಟುಮಾಡಿದೆ. ಆ ಬೇಸರದಿಂದ ಬೈದೆ, ಸಾರಿ ಚಿನ್ನಾ... ಮಾತು ಮನೆ ಕೆಡಿಸಿತು, ಮೊಟ್ಟೆ ಶಾಲೆ ಕೆಡಿಸಿತು ಅನ್ನೋ ಕೆಟ್ಟ ಹೆಸರು ನಮಗೇಕೆ?' ಇರೋ ಪರಿಸ್ಥಿತಿ ಹೇಳಿತು ಹುಂಜ.

'ಹೌದು ಕಣ್ರೀ... ನನ್ನದೇ ತಪ್ಪು, ಹಾಗಂತ ನಾನು ಮೊಟ್ಟೆ ಇಡುವುದು ಬೇಡ್ವಾ? ಡೈರೆಕ್ಟಾಗಿ ಮರಿ ಹೆರುವ ಭಾಗ್ಯವೂ ನನಗಿಲ್ಲವಲ್ಲ' ಕೋಳಿಗೆ ದುಃಖ.

'ಮೊಟ್ಟೆಗಳನ್ನು ಮನುಷ್ಯರೇ ತಿಂದು ಮುಗಿಸಿದರೆ ನಮ್ಮ ವಂಶ ಬೆಳೆಯೋದು ಹೇಗೆ?'

'ಹಾಗಂತ ಎಲ್ಲಾ ಮೊಟ್ಟೆಗಳಿಗೆ ಕಾವು ಕೊಟ್ಟು ಮರಿ ಮಾಡಿ, ಅಷ್ಟೂ ಮರಿಗಳಿಗೆ ಕಾಳುಕಡ್ಡಿ ಹೊಂಚಿ, ಸಾಕಿ ಬೆಳೆಸುವ ಕಷ್ಟ ನನಗೆ ಗೊತ್ತು. ಬೆಳಿಗ್ಗೆ ಕೂಗುವುದು ಬಿಟ್ಟರೆ ನಿನಗೆ ಮಕ್ಕಳುಮರಿ ಬಗ್ಗೆ ಜವಾಬ್ದಾರಿ ಇಲ್ಲ...' ಕೋಳಿ ರೇಗಿತು.

'ಈ ಮನುಷ್ಯರು ನಮ್ಮ ಮೊಟ್ಟೆ ನಂಬಿ ಕೂಂಡಿದ್ದಾರೆ. ಬೇಕೂಂದ್ರೆ ಅವರೇ ಮೊಟ್ಟೆ ಇಟ್ಟು ಮಕ್ಕಳಿಗೆ ಹಂಚಲಿ...' ಹುಂಜ ಗೊಣಗಿಕೊಂಡಿತು.

'ಮೊಟ್ಟೆ ಇಡುವುದೂ ಬೇಡ, ಅದರ ವಿವಾದವೂ ಬೇಡ ಅಂತ ವೆಟರ್ನರಿ ಡಾಕ್ಟರ್ ಹತ್ರ ಹೋಗಿ ನಾನು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕು ಅಂದುಕೊಂಡಿದ್ದೀನಿ...' ಕೋಳಿ ಸಂಕಟ ಹೇಳಿಕೊಂಡಿತು.

'ಹಾಗೆಲ್ಲಾ ಮಾಡಬೇಡ. ಶಕ್ತ್ಯಾನುಸಾರ ಮೊಟ್ಟೆ ಇಡು. ಮಕ್ಕಳು ಮೊಟ್ಟೆ ತಿಂದುಕೊಂಡಿರಲಿ, ಮೊಟ್ಟೆ ಇಲ್ಲ ಅಂದ್ರೆ ಕೋಳಿ ಮಾಂಸ ಬೇಕು ಅಂತ ಮಕ್ಕಳು ಹಟ ಮಾಡಿದ್ರೆ ನಮಗೆ ಉಳಿಗಾಲವಿಲ್ಲ...' ಹುಂಜ ಗಾಬರಿಯಾಯಿತು.

'ಅಯ್ಯೋ ಬಿಡ್ರಿ, ಎಷ್ಟು ಮೊಟ್ಟೆ ಕೊಟ್ಟರೂ ಜನ ನಮಗೆ ಚೂರಿ ಹಾಕೋದನ್ನು ಬಿಡೋಲ್ಲ...' ಕೋಳಿ ಮಗ್ಗುಲಿಗೆ ತಿರುಗಿ ಮಲಗಿತು.

ಸಂಗತ

ವರ್ತಮಾನಕ್ಕೆ 'ಸ್ವಾವಲಂಬನೆ'ಯ ದೀವಿಗೆ

ಬದುಕು ವರ್ತಮಾನದಲ್ಲಿದೆ ಎಂಬುದನ್ನು ಅರಿಯದವರು ಪರಿಪೂರ್ಣತೆ ಸಾಧಿಸಲಾರರು

• ಡಾ. ಜ್ಯೋತಿ

ಅಮೆರಿಕದ ತತ್ವಜ್ಞಾನಿ, ಲೇಖಕ ರಾಲ್ಫ್ ವಾಲ್ಡೊ ಎಮರ್ಸನ್ 1841ರಲ್ಲಿ ಬರೆದಿರುವ ಪ್ರಬಂಧ 'ಸೆಲ್ಫ್ ರಿಲಯನ್ಸ್' (ಸ್ವಾವಲಂಬನೆ) ಅರ್ಥಪೂರ್ಣವಾಗಿ ಬದುಕುವ ಬಗೆಯನ್ನು ವಿಶಿಷ್ಟವಾಗಿ ವ್ಯಾಖ್ಯಾನಿಸಿ, ಮನುಷ್ಯಜೀವನದ ಸಾರ್ಥಕತೆಯ ಕುರಿತಾಗಿ ಸ್ವವಿಮರ್ಶೆಗೆ ಹಚ್ಚುತ್ತದೆ.

ಎಮರ್ಸನ್ ತನ್ನ ಪ್ರಬಂಧವನ್ನು ಪ್ರತಿಭೆಯ ವ್ಯಾಖ್ಯಾನದಿಂದ ಆರಂಭಿಸುತ್ತಾರೆ. ಅವರ ಪ್ರಕಾರ, ಪ್ರತಿಭೆಯೆಂದರೆ ಮನುಷ್ಯ ತಾನು ರೂಪಿಸಿಕೊಂಡಿರುವ ಸ್ವಚಿಂತನೆಗಳನ್ನು ಅಥವಾ ಕಂಡುಕೊಂಡ ಜೀವನ-ಸತ್ಯಗಳನ್ನು ಪ್ರಾಮಾಣಿಕವಾಗಿ ಅನುಸರಿಸುವುದು. ವಿಸ್ಮಯವೆಂದರೆ, ಮನುಷ್ಯನ ಅಂತರಂಗಕ್ಕೆ ಸರಿಯೆನಿಸುವ ವಿಚಾರ, ವಿಶ್ವಕ್ಕೂ ಸತ್ಯವಾಗಿ ಅನ್ವಯಿಸುತ್ತದೆ. ಈ ಮಾತನ್ನು ಜಗತ್ತಿನ ಶ್ರೇಷ್ಠ ಚಿಂತಕರು ಪ್ರಾಯೋಗಿಕವಾಗಿ ಅನುಭವಿಸಿ, ಜಗತ್ತಿಗೆ ಸಾರಿದ್ದಾರೆ ಕೂಡ. ಕುವೆಂಪು ಹೇಳಿದಂತೆ 'ಯಾವ ಕಾಲದ ಶಾಸ್ತ್ರವೇನು ಹೇಳಿದರೇನು? ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?' ಹೀಗೆ, ಅಂತರಂಗದ ಕರೆಯು ಮನುಷ್ಯನಿಗೆ ಸತ್ಯದರ್ಶನ ಮಾಡಿಸಿ, ಅವನ ವ್ಯಕ್ತಿತ್ವ ನಿರೂಪಿಸುವಲ್ಲಿ ಬಹಳ ಮಹತ್ವದ ಪಾತ್ರ ವಹಿಸುತ್ತದೆ.

ಈ ಹಿನ್ನೆಲೆಯಲ್ಲಿ, ಮನುಷ್ಯ ತನ್ನ ಅಂತರಂಗದ ದನಿಯನ್ನು ಆಲಿಸುವುದನ್ನು ಬಿಟ್ಟು, ಇನ್ನೊಬ್ಬರ ಕುರುಡು ಅನುಕರಣೆ ಮಾಡುವುದನ್ನು ಎಮರ್ಸನ್ ಆತ್ಮಹತ್ಯೆಗೆ ಹೋಲಿಸುವ ಮೂಲಕ, ಅದು ಸೃಜನಶೀಲತೆಗೆ ಮಾರಕ ಎನ್ನುತ್ತಾರೆ. ಆದರೆ, ನಮ್ಮ ಸಾಮಾಜಿಕ ವ್ಯವಸ್ಥೆಯು ಮನುಷ್ಯನಿಂದ ಅನುಕರಣೆಯನ್ನು ನಿರೀಕ್ಷಿಸುತ್ತದೆ. ಇದು, ವ್ಯವಸ್ಥೆಗಳು ನಿರಾತಂಕವಾಗಿ ಮುಂದುವರಿಯಲು ಅಗತ್ಯ ಕೂಡ. ಆದರೆ, ಇವುಗಳಿಂದ ಬಿಡುಗಡೆ ಪಡೆಯುವುದು ವ್ಯಕ್ತಿಯ ಇಚ್ಛಾಶಕ್ತಿಯನ್ನು ಅವಲಂಬಿಸಿದೆ.

ನಾವಿಲ್ಲಿ ಮುಖ್ಯವಾಗಿ ಅರಿಯಬೇಕಾದುದು, ಯಾವುದೇ ಸಾಮಾಜಿಕ ಸತ್ಯಗಳು ಅಂತಿಮವಾದುವಲ್ಲ. ಆದರೆ, ಸಮಾಜದಲ್ಲಿ ನಮ್ಮ ಬದುಕನ್ನು ಸಹನೀಯವಾಗಿಸಲು, ಇವುಗಳನ್ನು ಬಹುತೇಕ ಪ್ರಶ್ನಿಸದೆ ಕುರುಡಾಗಿ ಅನುಸರಿಸುತ್ತೇವೆ. ಇವುಗಳಿಂದ ಬಿಡಿಸಿಕೊಂಡ ಏಕಾಂಗಿ ವ್ಯಕ್ತಿಗೆ ಸ್ವತಂತ್ರವಾಗಿರುವುದು ಸುಲಭ. ಆದರೆ, ಗುಂಪಿನೊಳಗಿದ್ದೂ ತನ್ನ ನೈಜತೆ, ಅಸ್ಮಿತೆ, ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು, ಹರಸಾಹಸ ಮಾಡಿ ಸಿದ್ಧಿಸಿಕೊಳ್ಳಬೇಕಾದ ವಿಚಾರ.

ಎಮರ್ಸನ್ ಹೇಳುವಂತೆ, ನಾವು ಸ್ವಅರಿವು ಕಂಡುಕೊಳ್ಳದೆ ಇನ್ನೊಬ್ಬರನ್ನು ಅನುಸರಿಸಿದರೆ, ಕೇವಲ ಅವರ ವಿಚಾರಧಾರೆಗಳ ಪರವಾಗಿ ವಕೀಲಿಗಿರಿ ಮಾಡಿದಂತೆಯೇ ವಿನಾ ನಮ್ಮತನ ಅಲ್ಲಿರುವುದಿಲ್ಲ. ವಸ್ತುಸ್ಥಿತಿಯೇನೆಂದರೆ, ಪರರ ಅನುಕರಣೆ ಮನುಷ್ಯನಿಗೆ ಬಹಳ ಸುಲಭದ ದಾರಿ. ಅಲ್ಲದೆ, ನಮ್ಮ ವಿಭಿನ್ನತೆ ಪರರಿಗೆ ಅಸಹನೀಯ ಎನಿಸಬಹುದು, ನಮ್ಮಲ್ಲಿಯೂ ಮಾನಸಿಕ ಒತ್ತಡ ಉಂಟಾಗಬಹುದು. ಹೆಚ್ಚಿನ ಜನರು, ಇದ್ಯಾವುದರ ಗೋಳು ಬೇಡವೆಂದೇ ಗುಂಪಿನೊಳಗೊಂದಾಗಿರಲು ಬಯಸುತ್ತಾರೆ. ಆದರೆ, ಅರ್ಥಪೂರ್ಣ ಬದುಕು ನಡೆಸುವ ದಿಸೆಯಲ್ಲಿ, ಇತರರು ನಮ್ಮ ಕುರಿತು ಏನು ಯೋಚಿಸುತ್ತಾರೆ ಎನ್ನುವುದಕ್ಕಿಂತ ಸ್ವಚಿಂತನೆಗೆ ಬದ್ಧತೆ ತೋರಿಸುವುದು ಮುಖ್ಯ.

ಪೈಥಾಗರಸ್, ಸಾಕ್ರಟೀಸ್, ಕೋಪರ್ನಿಕಸ್, ಗೆಲಿಲಿಯೊ, ನ್ಯೂಟನ್ ಅವರಂತಹ ವಿಭಿನ್ನ ಚಿಂತಕರನ್ನು ಸುತ್ತಲಿನ ಸಮಾಜ ತಪ್ಪಾಗಿ ಅರ್ಥೈಸಿಕೊಂಡಿತ್ತು. ಹಾಗಾಗಿ, ಮನುಷ್ಯ ಬೇರೆಯವರ ಅನುಮೋದನೆಗೆ ಪರಿತಪಿಸದೆ, ತನಗಿಷ್ಟವಾಗುವ ವಿಷಯದಲ್ಲಿ ಶ್ರೇಷ್ಠನಾಗುವ ಗುರಿ ಹೊಂದುವುದು ಉತ್ತಮ.

ಷೇಕ್ಸ್‌ಪಿಯರ್ ಬರಹಗಳನ್ನು ಅಧ್ಯಯನ ಮಾಡಿಕೊಂಡವನು ಇನ್ನೊಬ್ಬ ಷೇಕ್ಸ್‌ಪಿಯರ್ ಆಗಲಾರ. ಹಾಗಂತ, ಸಮಾಜದ ಮಾನದಂಡಗಳನ್ನು ತಿರಸ್ಕರಿಸುವುದೆಂದರೆ ಎಲ್ಲವನ್ನೂ ತಿರಸ್ಕರಿಸುವುದು ಎಂದರ್ಥವಲ್ಲ. ಆದರೂ ಮನುಷ್ಯನ ಸ್ವಂತ ಮಾನದಂಡಗಳು ಸಾಮಾಜಿಕ ನೈತಿಕತೆಗಿಂತ ಹೆಚ್ಚು ಸ್ಪಷ್ಟತೆ ಕೊಡುತ್ತವೆ. ಯಾಕೆಂದರೆ, ಸಾಮಾಜಿಕ ಮಾನದಂಡಗಳು ವ್ಯಕ್ತಿಯಲ್ಲಿ ಹುಟ್ಟಿಸುವ ಭಯವನ್ನು ಆಧರಿಸಿ ಅಸ್ತಿತ್ವದಲ್ಲಿರುತ್ತವೆ.



ಎಮರ್ಸನ್ ಕಂಡುಕೊಂಡಂತೆ, ನಿರಂತರ ಬಾಹ್ಯ ಪ್ರಯಾಣದಿಂದ ಮನಸ್ಸು ಪರಿಪಕ್ವವಾಗುವುದಿಲ್ಲ. ಇದು ಕೇವಲ ದೈಹಿಕ ಮತ್ತು ಮಾನಸಿಕ ಚಡಪಡಿಕೆಯ ಸಂಕೇತವಷ್ಟೇ. ಗ್ರೀಕ್ ಚಿಂತನೆ ರೂಪಿಸಿದ ತತ್ವಜ್ಞಾನಿಗಳು ಹೆಚ್ಚು ಪ್ರಯಾಣಿಸಿರಲಿಲ್ಲ. ಹಾಗಾಗಿ, ಜ್ಞಾನಿಯಾದವನು ಅಂತರ್ಮುಖವಾಗಿ ಪಯಣಿಸುತ್ತಾ, ತನ್ನನ್ನು ಹೆಚ್ಚು ಅರಿತುಕೊಳ್ಳುತ್ತಾನೆ.

ಸಾಮಾನ್ಯಗ್ರಹಿಕೆಗೆ ತದ್ವಿರುದ್ಧವಾಗಿ, ನಮ್ಮ ಸಮಾಜ ಎಂದಿಗೂ ಪ್ರಗತಿಯಾಗುವುದಿಲ್ಲ, ನಿರಂತರವಾಗಿ ಬದಲಾಗುತ್ತಿರುತ್ತದೆ. ಉದಾಹರಣೆಗೆ: ಇಂದಿನ ಜನಾಂಗ ಹೆಚ್ಚು ಆಸ್ತಿ ಮತ್ತು ವಿದ್ಯೆ ಹೊಂದಿರಬಹುದು. ಆದರೆ, ಕಡಿಮೆ ಆರೋಗ್ಯ ಹೊಂದಿದೆ. ಅದೇ ರೀತಿ, ಆಧುನಿಕ ಮನುಷ್ಯ ಗುಣಮಟ್ಟದ ವಾಚ್ ಧರಿಸಬಹುದು, ಆದರೆ, ಹಿಂದಿನವರಂತೆ, ಸೂರ್ಯನ ಚಲನೆಗೆ ಅನುಗುಣವಾಗಿ ಸಮಯವನ್ನು ಹೇಳಲಾರ. ಹೀಗೆ, ಕಾಲವೆಂಬುದು ದಿನವೂ ದಡಕ್ಕೆ ಅಪ್ಪಳಿಸುವ ಸಮುದ್ರದ ಹೊಸ ಅಲೆಗಳಂತೆ, ಆದರೆ ನೀರು ಮಾತ್ರ ಅದೇ ಆಗಿರುತ್ತದೆ. ಜೀವನದಲ್ಲಿ ತಾನು ಕಂಡುಕೊಂಡ ಸತ್ಯ ಹಾಗೂ ಅವುಗಳಿಂದ ರೂಪಿಸಿಕೊಂಡ ತತ್ವಗಳನ್ನು ಅನುಸರಿಸಿಕೊಂಡು ಬದುಕಿದರೆ, ಬಾಹ್ಯ ಜಗತ್ತು ನಮ್ಮ ಮೇಲೆ ವಿಶೇಷ ಪರಿಣಾಮ ಬೀರುವುದಿಲ್ಲ ಹಾಗೂ ಮನಸ್ಸಿಗೆ ಸಹಜ ಶಾಂತಿ ದೊರೆಯುತ್ತದೆ.

ಕೊನೆಯದಾಗಿ, ಬದುಕು ವರ್ತಮಾನದಲ್ಲಿದೆ ಎಂಬುದನ್ನು ಅರಿಯದವರು ಪರಿಪೂರ್ಣತೆ ಸಾಧಿಸಲು ಸಾಧ್ಯವಿಲ್ಲ. ಅಮೆರಿಕದ ಕವಿ ಲಾಂಗ್ ಫೆಲೋ ಕೂಡ ಹೇಳಿರುವಂತೆ, ಕಳೆದುಹೋದ ಭೂತಕಾಲವನ್ನು ಮರೆತು, ಅನಿಶ್ಚಿತ ಭವಿಷ್ಯದ ಕನಸಿನಲ್ಲಿ ಕಾಲಹರಣ ಮಾಡದೆ, ವಾಸ್ತವದ ವರ್ತಮಾನ ಕಾಲದಲ್ಲಿ ತನ್ನ ಅಂತರಂಗದ ಕರೆಗೆ ಓಗೊಟ್ಟು ಸಾಧಿಸುವುದೇ ಜೀವನದ ಸಾರ್ಥಕ್ಯ.

ವಾಚಕರ ವಾಣಿ

ಜಮೀನ್ದಾರಿ ಪಾಳೆಗಾರಿಕೆ ಪರಿಭಾಷೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಸಮರ್ಥಿಸುತ್ತಾ ಸಂಬಂಧಿಸಿದ ಸಚಿವರು, ಈ ಕಾಯ್ದೆ ಪ್ರಕಾರ 'ಯಾರು ಬೇಕಾದರೂ ಎಷ್ಟು ಬೇಕಾದರೂ ಎಲ್ಲಿ ಬೇಕಾದರೂ ಯಾರಿಂದ ಬೇಕಾದರೂ ಭೂಮಿಯನ್ನು ಕೊಂಡುಕೊಳ್ಳಬಹುದು' ಎಂದೂ 'ಯಾರು ಬೇಕಾದರೂ ಯಾರಿಂದ ಬೇಕಾದರೂ ಯಾವಾಗ ಬೇಕಾದರೂ ಎಷ್ಟು ಬೆಲೆಗೆ ಬೇಕಾದರೂ ಕೃಷಿ ಉತ್ಪನ್ನಗಳನ್ನು ಖರೀದಿಸಬಹುದು' ಎಂದೂ ಹೇಳಿದ್ದಾರೆ.

ಇಲ್ಲಿ ಪ್ರಶ್ನೆ: ಇದು ಯಾವ ಪರಿಭಾಷೆ? ಇದು ಜನತಂತ್ರ ಪರಿಭಾಷೆಯಲ್ಲ. ಈ ಕಾಯ್ದೆಗಳು ನಮ್ಮ ರೈತಾಪಿ ವರ್ಗವನ್ನು, ವಿಶೇಷವಾಗಿ ಒಟ್ಟು ಭೂಹಿಡುವಳಿಗಳಲ್ಲಿ ಶೇ 85ರಷ್ಟಿರುವ ಅತಿಸಣ್ಣ ಮತ್ತು ಸಣ್ಣ ಭೂಹಿಡುವಳಿದಾರರನ್ನು ನಿರ್ನಾಮ ಮಾಡಿಬಿಡುತ್ತವೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಸರ್ಕಾರಗಳು, ಅದರಲ್ಲಿಯೂ ಕರ್ನಾಟಕದಲ್ಲಿ ಅರಸು ನೇತೃತ್ವದಲ್ಲಿ ಜಮೀನ್ದಾರಿ ಪಾಳೆಗಾರಿಕೆಯನ್ನು ತೊಡೆದುಹಾಕಲು ಪ್ರಯತ್ನ ನಡೆಸಲಾಗಿತ್ತು. ಈಗ ಮತ್ತೆ ಅದೇ ಜಮೀನ್ದಾರಿ ಪಾಳೆಗಾರಿಕೆಯನ್ನು ಪುನರ್‌ಸ್ಥಾಪಿಸಲು ಸರ್ಕಾರ ಕಟಿಬದ್ಧವಾಗಿರುವಂತೆ ಕಾಣುತ್ತದೆ. ಇದನ್ನು ನಾವು ತೀವ್ರವಾಗಿ ವಿರೋಧಿಸಬೇಕು.

ಟಿ.ಆರ್.ಚಂದ್ರಶೇಖರ, ಬೆಂಗಳೂರು

ಶಾಪ ಫಲಿಸಲು ತ್ರೇತಾಯುಗವೇ?

ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ವಿರೋಧ ವ್ಯಕ್ತಪಡಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಸ್ವಾಮೀಜಿಗಳಿಗೆ ಸರ್ಕಾರವು ಪೊಲೀಸರನ್ನು ಛೂ ಬಿಟ್ಟು ಅವಮಾನ ಮಾಡಿರುವುದರಿಂದ, ಬಸವರಾಜ ಬೊಮ್ಮಾಯಿ ತಿಂಗಳಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಕೂಡಲಸಂಗಮ ಬಸವಧರ್ಮ ಪೀಠದ ಬಸವಪ್ರಕಾಶ ಸ್ವಾಮೀಜಿ ಹಳಿದಿರುವುದು ಶುದ್ಧ ಅಸಂಬದ್ಧ. ಇದೇನು ತ್ರೇತಾಯುಗವಾಯಿತೇ ಶಾಪ ಕೊಟ್ಟ ಕೂಡಲೇ ಫಲಿಸಲು. ಸ್ವಾಮಿಗಳು ಜನರ ಒಳಿತಿಗಾಗಿ ಶ್ರಮಪಡಬೇಕೇ ವಿನಾ ಶಾಪ ಕೊಡುವುದಲ್ಲ. ಒಬ್ಬೊಬ್ಬ ಮಠಾಧೀಶರೂ ಒಂದೊಂದು ಆಶ್ವಾಸನೆ ಕೊಡುತ್ತಾ ಹೋದರೆ ಜನರು ಯಾವ ರೀತಿಯಲ್ಲಿ ಅವರನ್ನು ಹಿಂಬಾಲಿಸುತ್ತಾರೆ ಎಂಬ ಅರಿವಾದರೂ ಬೇಡವೇ ಜ್ಞಾತಿಗಳಿಗೆ? ಇನ್ನು ಮುಂದಾದರೂ ಅವರು ಇಂತಹ ಗೊಡ್ಡು ಬೆದರಿಕೆಗಳನ್ನು ಹಾಕದೆ ಸಮಾಜದ ಒಳಿತಿಗಾಗಿ ಶ್ರಮಿಸಲಿ.

ಬಾಲಕೃಷ್ಣ ಎಂ.ಆರ್., ಬೆಂಗಳೂರು

ಶಿಕ್ಷಕನ ಮಾದರಿ ನಡೆ

ವಿಜಯಪುರ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕರಾದ ಪರಮೇಶ್ವರ ಎಸ್. ಗದ್ಯಾಳ ಸ್ವಂತ ದುಡಿಮೆಯ ಒಂದು ಲಕ್ಷ ರೂಪಾಯಿಯನ್ನು ಮಕ್ಕಳ ನೈಜ ಕಲಿಕೆಗೆ ಅಗತ್ಯವಾದ ಶಾಲಾ ಕೊಠಡಿಯ ಗೋಡೆಗಳ ಮೇಲಿನ ಕಲಿಕಾ ಬರವಣಿಗೆ, ತಾಲ್ಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ನಕ್ಷೆ ಮತ್ತು ಇತರ ಮಾಹಿತಿಗಳನ್ನು ಚಿತ್ರಿಸಲು ವ್ಯಯಿಸಿರುವುದಾಗಿ ವರದಿಯಾಗಿದೆ (ಪ್ರ.ವಾ., ಡಿ. 21). ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಮೆಚ್ಚುಗೆಗೆ ಪಾತ್ರವಾಗಿರುವ ಇವರ ನಡೆ, ಕೆರೆಯ ನೀರನು ಕೆರೆಗೆ ಚೆಲ್ಲಿ ಎಂಬ ವಾಣಿಗೆ ಪೂರಕವಾಗಿದೆ. ಕೋಟ್ಯಂತರ ರೂಪಾಯಿಯ ಒಡೆಯರಾಗಿದ್ದರೂ ಎಂಜಲು ಕೈಯ್ಯಲ್ಲಿ ಕಾಗೆಯನ್ನೂ ಓಡಿಸದ ಅನೇಕರು ಇದ್ದಾರೆ. ಎಷ್ಟೇ ಸಂಬಳ ಬಂದರೂ ಇನ್ನೂ ಸಾಲದು ಎಂದು ಗೊಣಗುವವರಿದ್ದಾರೆ. ಆದರೆ, ಪರಮೇಶ್ವರ ಅವರು ಇಂತಹವರಿಗೆಲ್ಲ ಮಾದರಿ ಎಂದರೆ ಅತಿಶಯೋಕ್ತಿ ಅಲ್ಲ. ಎಲ್ಲರೂ ತಮ್ಮ ದುಡಿಮೆಯ ಒಂದು ಪಾಲನ್ನು ಸಮಾಜದ ಅಭಿವೃದ್ಧಿಗೆ ವಿನಿಯೋಗಿಸುವಂತಾದರೆ ಸಮಾಜ ಸುಧಾರಿಸುವುದರಲ್ಲಿ ಸಂದೇಹವೇ ಇಲ್ಲ.

ಪತ್ತಂಗಿ ಎಸ್. ಮುರಳಿ, ಬೆಂಗಳೂರು

13 ಜನ ಬುದ್ಧಿವಂತರ ಕಥೆ...

ಗಣಿತ ವಿಷಯವನ್ನು ಕಲಿಸುವುದರ ಬಗ್ಗೆ ಯೋಗಾನಂದ ಅವರು (ಸಂಗತ, ಡಿ. 21) ಕೆಲವು ಮುಖ್ಯ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ನಮ್ಮ ಕಲಿಕೆಯ ಕ್ರಮದಲ್ಲಿ ಇರುವ ದೋಷವನ್ನು ಗುರುತಿಸಿದ್ದಾರೆ. ಆರಂಭಿಕ ಶಿಕ್ಷಣದಲ್ಲಿ ಮಕ್ಕಳಿಗೆ ಏನು ಕಲಿಸಬೇಕು ಮತ್ತು ಹೇಗೆ ಕಲಿಸಬೇಕು ಎಂಬುದರ ಬಗ್ಗೆ ನಮ್ಮಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ, ಸೂಕ್ತ ತರಬೇತಿಯೂ ಇಲ್ಲ. ಮಕ್ಕಳಿಗೆ ಐದನೇ ತರಗತಿಯವರೆಗೆ ಭಾಷೆ ಮತ್ತು ಗಣಿತವನ್ನು ಕಲಿಸುವುದರ ಬಗ್ಗೆಯೇ ಹೆಚ್ಚು ಆಸಕ್ತಿಯನ್ನು ವಹಿಸಬೇಕು. ಉಳಿದ ವಿಷಯಗಳು ಕೇವಲ ನಲಿ-ಕಲಿ ಭಾಗವಾಗಿಯೋ ಇಲ್ಲವೇ ಪ್ರಾಯೋಗಿಕವಾಗಿಯೋ ಮಾತ್ರ ಇರಬೇಕು. ಬದಲಿಗೆ ಇಲ್ಲಿ ಅನಗತ್ಯ ವಿಚಾರಗಳನ್ನೇ ತುಂಬಿಸುವ ಕೆಲಸವನ್ನು ಮಾಡಲಾಗುತ್ತಿದೆ. ಈ ಹಂತದಲ್ಲಿ ಮಕ್ಕಳಿಗೆ ಗಣಿತ ಮತ್ತು ಭಾಷೆಯನ್ನು ಸಮರ್ಪಕವಾಗಿ ಕಲಿಸಿದರೆ ಮುಂದೆ ಅದರಲ್ಲಿ ಅರಿಯಲು, ತಿಳಿಯಲು ಸಾಧ್ಯವಾಗುತ್ತದೆ.

ಗಣಿತ ಮತ್ತು ಭಾಷೆಗೆ ಒಂದು ಸಮಾನವಾದ ಹೋಲಿಕೆಯಿದೆ. ಭಾಷೆಯಲ್ಲಿ ಕೆಲವೇ ಅಕ್ಷರಗಳ ಮೂಲಕ, ಉದಾಹರಣೆಗೆ ಕನ್ನಡದಲ್ಲಿ ಇರುವ 47 ಅಕ್ಷರಗಳ ಮೂಲಕ ಅಮಿತ ಪದಗಳನ್ನು ಮತ್ತು ವಾಕ್ಯಗಳನ್ನು ರಚಿಸಬಹುದು. ಅಂತೆಯೇ ಗಣಿತದಲ್ಲಿ ಮಿತ ಸಂಖ್ಯೆಗಳಿಂದ ಅಮಿತ ಅಭಿವ್ಯಕ್ತಿಗಳನ್ನು, ಪ್ರಯೋಗಗಳನ್ನು ಮಾಡಬಹುದು. ಇದನ್ನು ಭಾಷೆಯಲ್ಲಿ ಅಕ್ಷರ, ಪದ, ವಾಕ್ಯ ಮುಂತಾದವುಗಳನ್ನು ಉಲಿ ಮತ್ತು ಲಿಪಿಯಲ್ಲಿ ಬಳಕೆ ಮಾಡುವುದನ್ನು ತಿಳಿದುಕೊಳ್ಳುತ್ತ ಹೋಗಬಹುದು. ಅಂತೆಯೇ ಗಣಿತದಲ್ಲಿ ಸಂಖ್ಯೆಗಳನ್ನು ಕೂಡುವುದು, ಕಳೆಯುವುದು, ಗುಣಿಸುವುದು ಮುಂತಾದವುಗಳನ್ನು ಕಲಿಯುತ್ತಾ ಪೂರ್ಣತೆಯತ್ತ ಸಾಗಬಹುದು. ಕನ್ನಡ ಭಾಷೆಗೆ ಇದು ಹೆಚ್ಚು ಒಗ್ಗುತ್ತದೆ. ಒಮ್ಮೆ ಕನ್ನಡ ಕಾಗುಣಿತ ಕಲಿತ ಮೇಲೆ ಮುಂದೆ ಯಾವುದೇ ಪದಗಳನ್ನು ಕಲಿಯಲು, ಬರೆಯಲು ಸಾಧ್ಯವಾಗುತ್ತದೆ. ಏಕೆಂದರೆ ಕನ್ನಡದಲ್ಲಿ ಉಲಿ ಮತ್ತು ಲಿಪಿಗೆ ಹೆಚ್ಚು ವ್ಯತ್ಯಾಸ ಇಲ್ಲ. ಇಂಗ್ಲಿಷ್ ಭಾಷೆಯಲ್ಲಿ ಹೀಗಿಲ್ಲ. ಒಂದು ಅಕ್ಷರಕ್ಕೆ ಸುಮಾರು ಏಳೆಂಟು ಉಚ್ಚಾರಣೆಗಳು ಇವೆ. ನಮ್ಮ ಜನಪದದಲ್ಲಿ ಗಣಿತವನ್ನು ಕಲಿಯಲು ಕೆಲವು ವಿಶೇಷ ಕ್ರಮಗಳಿವೆ. ಉದಾಹರಣೆಗೆ, 13 ಜನ ಬುದ್ಧಿವಂತರ ಕಥೆ. ಇಂಥವುಗಳ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕಿದೆ.


ಡಾ. ಎಚ್.ಟಿ.ಕೃಷ್ಣಮೂರ್ತಿ, ತನಿಕೊಡು, ಶಿವಮೊಗ್ಗ

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor: Sudesha Doddapalya (Responsible for selection of news under the PRB Act). Editorial Office: 75, Mahatma Gandhi Road, Bengaluru- 560 001. E-mail: editorpv@prajavani.co.in. Phone: 080 - 45557333, Editorial: 080 - 45557251, Circ: 1800-425-8009, Advt: 1800-425-8008. Also printed at Hubballi-Dharwad, Mangaluru, Kalaburagi, Davanagere, Mysuru and Hosapete. To know more about The Printers (Mysore) Private Ltd, visit www.printersmysore.com.

ದೇಶದ ಕಾರ್ಮಿಕ ಕಾನೂನುಗಳಿಗೆ ಬದಲಾವಣೆ ತರಲು ಕೇಂದ್ರ ಸರ್ಕಾರವು ವರ್ಷದ ಹಿಂದೆಯೇ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ಸಂಸತ್ತಿನಲ್ಲಿ ಮಂಡಿಸಿ ಅನುಮೋದನೆ ಪಡೆದಿತ್ತು. ರಾಷ್ಟ್ರಪತಿಗಳ ಅಂಕಿತವನ್ನೂ ಪಡೆದಿರುವ ಈ ಸಂಹಿತೆಗಳ ಅನ್ವಯ, ಕೇಂದ್ರ ಸರ್ಕಾರವು ಈಗಾಗಲೇ ನಿಯಮಗಳನ್ನು ರೂಪಿಸಿದೆ. ಆದರೆ ಕಾರ್ಮಿಕರ ವಿಷಯವು ಸಮವರ್ತಿ ಪಟ್ಟಿಯಲ್ಲಿ ಇರುವ ಕಾರಣ, ರಾಜ್ಯ ಸರ್ಕಾರಗಳೂ ಈ ನಿಯಮಗಳನ್ನು ರೂಪಿಸಿ ಅಧಿಸೂಚನೆ ಹೊರಡಿಸಬೇಕು. ಹಲವು ರಾಜ್ಯಗಳು ಈಗಾಗಲೇ ಕರಡು ನಿಯಮಗಳನ್ನು ಪ್ರಕಟಿಸಿವೆ. ಹೀಗಾಗಿ 2022–23ನೇ ಆರ್ಥಿಕ ವರ್ಷದ ಆರಂಭದಿಂದಲೇ ಈ ನಿಯಮಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಸಿದ್ಧತೆ ನಡೆಸಿದೆ



ಕಾರ್ಮಿಕ ಸಂಹಿತೆ ಜಾರಿ ಸಮಯ ಸನ್ನಿಹಿತ?



24 ವೇತನ ಸಂಹಿತೆಗೆ ಸಂಬಂಧಿಸಿದ ಕರಡು ನಿಯಮಗಳನ್ನು ಪ್ರಕಟಿಸಿರುವ ರಾಜ್ಯಗಳು

20 ಕೈಗಾರಿಕಾ ಸಂಬಂಧಗಳ ಸಂಹಿತೆಯ ಕರಡು ನಿಯಮ ಪ್ರಕಟಿಸಿರುವ ರಾಜ್ಯಗಳು

18 ಸಾಮಾಜಿಕ ಭದ್ರತೆ ಸಂಹಿತೆಯ ಕರಡು ನಿಯಮ ಪ್ರಕಟಿಸಿರುವ ರಾಜ್ಯಗಳು

13 ಕೆಲಸದ ಸ್ಥಳದಲ್ಲಿ ಸುರಕ್ಷತೆ, ಆರೋಗ್ಯ ಮತ್ತು ಸ್ಥಿತಿಗತಿ ಸಂಹಿತೆಯ ಕರಡು ನಿಯಮಗಳನ್ನು ಪ್ರಕಟಿಸಿರುವ ರಾಜ್ಯಗಳು

ಕಾರ್ಮಿಕರು, ಕೈಗಾರಿಕೆಗಳಿಗೆ ಸಂಬಂಧಿಸಿದ ಒಟ್ಟು 44 ಕಾನೂನುಗಳನ್ನು ಒಟ್ಟುಗೂಡಿಸಿ ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರೂಪಿಸಿದೆ. ಅವುಗಳಲ್ಲಿ ಮೊದಲನೆಯದ್ದು ವೇತನ ಸಂಹಿತೆ, ಎರಡನೆಯದ್ದು ಸಾಮಾಜಿಕ ಭದ್ರತಾ ಸಂಹಿತೆ, ನಂತರದ್ದು ಕೆಲಸದ ಸ್ಥಳದಲ್ಲಿ ಸುರಕ್ಷತೆ, ಆರೋಗ್ಯ ಮತ್ತು ಸ್ಥಿತಿಗತಿ ಸಂಹಿತೆ ಹಾಗೂ ಕೊನೆಯದ್ದು ಕೈಗಾರಿಕಾ ಸಂಬಂಧಗಳ ಸಂಹಿತೆ. ಈ ನಾಲ್ಕೂ ಸಂಹಿತೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಅಂತಿಮಗೊಳಿಸಿ, ಕೇಂದ್ರ ಸರ್ಕಾರವು ಈಗಾಗಲೇ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಈ ಸಂಹಿತೆಗಳ ಅನ್ವಯ ಹಲವು ರಾಜ್ಯ ಸರ್ಕಾರಗಳೂ ಕರಡು ನಿಯಮಗಳನ್ನು ಪ್ರಕಟಿಸಿವೆ. ಆದರೆ ಎಲ್ಲಾ ರಾಜ್ಯಗಳೂ ನಾಲ್ಕೂ ಸಂಹಿತೆಗಳಿಗೆ ಸಂಬಂಧಿಸಿದ ಕರಡು ನಿಯಮಗಳನ್ನು ಪ್ರಕಟಿಸಿಲ್ಲ. ನಾಲ್ಕೂ ಸಂಹಿತೆಗಳಿಗೆ ಸಂಬಂಧಿಸಿದ ಕರಡು ನಿಯಮಗಳನ್ನು ಪ್ರಕಟಿಸಿದ ರಾಜ್ಯಗಳ ಸಂಖ್ಯೆ 13 ಮಾತ್ರ. ಕರಡು ನಿಯಮಗಳನ್ನು ಪ್ರಕಟಿಸಿ, ಅವುಗಳಿಗೆ ಆಕ್ಷೇಪ ಸಲ್ಲಿಸಲು 30–45 ದಿನ ಕಾಲಾವಕಾಶ ನೀಡಿ, ನಂತರ ನಿಯಮಗಳನ್ನು ಅಂತಿಮಗೊಳಿಸಲು ರಾಜ್ಯ ಸರ್ಕಾರಗಳಿಗೆ ಇನ್ನೂ 3 ತಿಂಗಳ ಕಾಲಾವಕಾಶವಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 2022ರ ಮಾರ್ಚ್ 31ರ ಒಳಗೆ ಈ ನಿಯಮಗಳನ್ನು ಅಂತಿಮಗೊಳಿಸಿದರೆ, ನೂತನ ಆರ್ಥಿಕ ವರ್ಷದಲ್ಲಿ ಈ ನಿಯಮಗಳು ಜಾರಿಗೆ ಬರಲಿವೆ.

ಎರಡು ಕರಡನ್ನಷ್ಟೇ ಪ್ರಕಟಿಸಿದ ಕರ್ನಾಟಕ

‘ಕರ್ನಾಟಕ ಸರ್ಕಾರವು ಎರಡು ಸಂಹಿತೆಗಳಿಗೆ ಸಂಬಂಧಿಸಿದ ಕರಡು ನಿಯಮಗಳನ್ನು ಮಾತ್ರ ಪ್ರಕಟಿಸಿದೆ. ವೇತನ ಸಂಹಿತೆ ಮತ್ತು ಕೈಗಾರಿಕಾ ಸಂಬಂಧಗಳ ಸಂಹಿತೆಗೆ ಸಂಬಂಧಿಸಿದ ಕರಡು ನಿಯಮಗಳನ್ನು ರಾಜ್ಯ ಸರ್ಕಾರವು ಪ್ರಕಟಿಸಿದ್ದು, ಇನ್ನೂ ಎರಡು ಸಂಹಿತೆಗಳ ಕರಡು ನಿಯಮಗಳನ್ನು ಇನ್ನಷ್ಟೇ ಪ್ರಕಟಿಸಬೇಕು’ ಎಂದು ಕಾರ್ಮಿಕ ಸಚಿವಾಲಯವು ರಾಜ್ಯಸಭೆಯಲ್ಲಿ ಹೇಳಿದೆ.

ರಾಜ್ಯ ಸರ್ಕಾರವು 2021ರ ಮಾರ್ಚ್‌ನಲ್ಲಿಯೇ ಎರಡೂ ಕರಡು ನಿಯಮಗಳನ್ನು ಪ್ರಕಟಿಸಿದೆ ಮತ್ತು ಸಾರ್ವಜನಿಕ ಅಭಿಪ್ರಾಯವನ್ನು ಆಹ್ವಾನಿಸಿದೆ.

ಕನಿಷ್ಠ ವೇತನ ನಿಗದಿಗೆ ನಿಯಮ

ರಾಜ್ಯ ಸರ್ಕಾರವು ಪ್ರಕಟಿಸಿರುವ ವೇತನ ಸಂಹಿತೆ ಕರಡು ನಿಯಮಗಳಲ್ಲಿ, ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡುವ ಬಗೆಯನ್ನು ವಿವರಿಸಿದೆ. ಇದಕ್ಕಾಗಿ ಮಾನದಂಡಗಳನ್ನು ನಿಗದಿ ಮಾಡಲಾಗಿದೆ. ‘ಕೇಂದ್ರ ಸರ್ಕಾರವು ನಿಗದಿ ಮಾಡಿದ ಕನಿಷ್ಠ ವೇತನವನ್ನು ನೀಡಬೇಕು ಇಲ್ಲವೇ ಕನಿಷ್ಠ ವೇತನವಾಗಿ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ನಿಗದಿ ಮಾಡಬೇಕು’ ಎಂದು ಈ ಕರಡು ನಿಯಮದಲ್ಲಿ ಹೇಳಲಾಗಿದೆ.

ವೇತನ ನಿಗದಿಯನ್ನು ಗಂಟೆ, ದಿನ, ವಾರ ಮತ್ತು ತಿಂಗಳ ಆಧಾರದಲ್ಲಿ ಮಾಡಬಹುದು ಎಂದು ನಿಯಮಗಳಲ್ಲಿ ವಿವರಿಸಲಾಗಿದೆ. ಕೈಗಾರಿಕಾ ಸಂಬಂಧಗಳ ಸಂಹಿತೆಯಲ್ಲಿ, ಉದ್ಯೋಗದಾತನು ಉದ್ಯೋಗಿಯನ್ನು ಗಂಟೆ, ದಿನ, ವಾರ, ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಅವಕಾಶವಿರುವ ಕಾರಣ, ವೇತನವನ್ನೂ ಇದೇ ಸ್ವರೂಪದಲ್ಲಿ ನಿಗದಿ ಮಾಡಲು ಅವಕಾಶ ಮಾಡಿಕೊಳ್ಳಲಾಗಿದೆ.

ಕನಿಷ್ಠ ವೇತನ ನಿಗದಿ ಮಾಡುವಲ್ಲಿ ಪರಿಗಣಿಸಬೇಕಾದ ಅಂಶಗಳನ್ನು ನಿಯಮಗಳಲ್ಲಿ ಸೂಚಿಸಲಾಗಿದೆ. ಒಬ್ಬ ಕಾರ್ಮಿಕನ(ಳ) ಕುಟುಂಬದ ಗಾತ್ರ ಅಥವಾ ಸದಸ್ಯರ ಸಂಖ್ಯೆಯನ್ನು ಇಲ್ಲಿ ಸೂಚಿಸಲಾಗಿದೆ. ಒಬ್ಬ ಕಾರ್ಮಿಕ, ಸಂಗಾತಿ ಮತ್ತು ಇಬ್ಬರು ಮಕ್ಕಳು ಇರುವ ಕುಟುಂಬವನ್ನು ಕಾರ್ಮಿಕ ವರ್ಗದ ಒಂದು ಕುಟುಂಬ ಎಂದು ಪರಿಗಣಿಸಲಾಗಿದೆ. ಇಬ್ಬರು ಮಕ್ಕಳನ್ನು ಒಬ್ಬ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ‘ಕಾರ್ಮಿಕ ವರ್ಗದ ಒಂದು ಕುಟುಂಬ’ದ ಸದ್ಯಸರ ಒಟ್ಟು ಸಂಖ್ಯೆಯನ್ನು ಮೂರು ಎಂದು ಪರಿಗಣಿಸಲಾಗುತ್ತದೆ. ಈ ಕುಟುಂಬದ ನಿರ್ವಹಣೆಗೆ ಬೇಕಿರುವ ವೆಚ್ಚದ ಆಧಾರದಲ್ಲಿ ಕನಿಷ್ಠ ವೇತನ ನಿಗದಿ ಮಾಡಲಾಗುತ್ತದೆ.

ವೇತನ ನಿಗದಿ ಮಾನದಂಡಗಳು...

2,700 ಕ್ಯಾಲೊರಿ: ಈ ಕುಟುಂಬದ ಸದಸ್ಯರು ಒಟ್ಟಾಗಿ ದಿನವೊಂದರಲ್ಲಿ ಸೇವಿಸಬೇಕಾದ ಕನಿಷ್ಠ ಆಹಾರದ ಪ್ರಮಾಣ

66 ಮೀಟರ್: ಈ ಕುಟುಂಬದ ಸದಸ್ಯರು ಒಟ್ಟಾಗಿ ವರ್ಷವೊಂದರಲ್ಲಿ ಬಳಸಬಹುದಾದ ಬಟ್ಟೆಯ ಪ್ರಮಾಣ

- ಈ ಕುಟುಂಬವು ಆಹಾರ ಮತ್ತು ಬಟ್ಟೆಗೆ ಮಾಡುವ ವೆಚ್ಚದ ಶೇ 10ರಷ್ಟನ್ನು ಮನೆ ಬಾಡಿಗೆ ವೆಚ್ಚ ಎಂದು ಪರಿಗಣಿಸಬೇಕಾಗುತ್ತದೆ
- ಆ ಕುಟುಂಬದ ಇಂಧನ, ವಿದ್ಯುತ್ ಮತ್ತಿತರ ವೆಚ್ಚದ ಪ್ರಮಾಣವನ್ನು ಕನಿಷ್ಠ ವೇತನದ ಶೇ 20ರಷ್ಟು ಎಂದು ಪರಿಗಣಿಸಬೇಕು. ಅದರ ಆಧಾರದಲ್ಲಿ ಕನಿಷ್ಠ ವೇತನ ನಿಗದಿ ಮಾಡಬೇಕು
- ಮಕ್ಕಳ ವಿದ್ಯಾಭ್ಯಾಸದ ವೆಚ್ಚ, ವೈದ್ಯಕೀಯ ಸೇವೆಗಳ ವೆಚ್ಚ, ಪ್ರವಾಸ ಮತ್ತಿತರ ವೆಚ್ಚಗಳ ಪ್ರಮಾಣವನ್ನು ಕನಿಷ್ಠ ವೇತನದ ಶೇ 25ರಷ್ಟು ಎಂದು ಪರಿಗಣಿಸಬೇಕು. ಅದರ ಆಧಾರದಲ್ಲಿ ಕನಿಷ್ಠ ವೇತನ ನಿಗದಿ ಮಾಡಬೇಕು

ಕೆಲಸದ ಅವಧಿ, ವೇತನದ ಲೆಕ್ಕಾಚಾರ

ಈ ಕರಡು ನಿಯಮಗಳ ಅಡಿ ಕೆಲಸದ ದಿನಗಳು ಮತ್ತು ವೇತನದ ಲೆಕ್ಕಾಚಾರವನ್ನು ನೀಡಲಾಗಿದೆ. ವೇತನವನ್ನು ಪ್ರತಿದಿನಕ್ಕೆ ನಿಗದಿ ಮಾಡಿ, ಅದನ್ನು ಎಂಟು ಗಂಟೆಗಳಿಗೆ ಅನ್ವಯ ಮಾಡಬೇಕು. ಒಂದು ದಿನದ ವೇತನವನ್ನು 26 ದಿನಗಳಿಗೆ ಗುಣಾಕಾರ ಮಾಡಿ, ತಿಂಗಳ ವೇತನವನ್ನು ನಿಗದಿ ಮಾಡಬೇಕು.

- 8 ಗಂಟೆಗಳ ಕೆಲಸವನ್ನು ಒಂದು ದಿನದ ಕೆಲಸ ಎಂದು ಪರಿಗಣಿಸಬೇಕು. ಒಂದು ಅಥವಾ ಎರಡು ಬಾರಿಯ ವಿಶ್ರಾಮದ ಅವಧಿ ಒಂದು ಗಂಟೆ ಮೀರಬಾರದು
- ಹಲವು ವಿಶ್ರಾಮದ ಅವಧಿಗಳೂ ಸೇರಿ ದಿನವೊಂದರಲ್ಲಿ ಒಟ್ಟು ಕೆಲಸದ ಅವಧಿಯು 12 ಗಂಟೆಗಳನ್ನು ಮೀರಬಾರದು
- ತಿಂಗಳಲ್ಲಿ 26 ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಿಗೆ ವೇತನ ಪಾವತಿ ಮಾಡುವಂತಿಲ್ಲ. ಆ ದಿನಗಳಲ್ಲಿ ಕಾರ್ಮಿಕ ಕೆಲಸ ಮಾಡಿದರೆ, ಹೆಚ್ಚುವರಿ ವೇತನವನ್ನು (ಒ.ಟಿ) ಪಾವತಿ ಮಾಡಬೇಕು

ಕೈಗಾರಿಕಾ ಸಂಬಂಧಗಳ ಸಂಹಿತೆ

‘ಕೈಗಾರಿಕಾ ಸಂಬಂಧಗಳ ಸಂಹಿತೆ 2021’ರ ಕರಡು ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಕೇಂದ್ರ ಸರ್ಕಾರ ಉಲ್ಲೇಖಿಸಿದ್ದ ನಿಯಮಗಳನ್ನೇ ಯಥಾವತ್ತಾಗಿ ಪ್ರಕಟಿಸಿದೆ. ಕಾರ್ಮಿಕ ಸಂಘಟನೆಗಳು, ಮುಷ್ಕರ, ಲಾಕ್‌ಡೌನ್, ಕೈಗಾರಿಕಾ ನ್ಯಾಯಮಂಡಳಿ ಸದಸ್ಯರ ನೇಮಕಾತಿ ಹಾಗೂ ಅದರ ಕಾರ್ಯವಿಧಾನ ಮೊದಲಾದ ಬಹುತೇಕ ಅಂಶಗಳನ್ನು ರಾಜ್ಯ ಸರ್ಕಾರವೂ ಉಳಿಸಿಕೊಂಡಿದೆ.

ಈ ಸಂಹಿತೆಯು ಜಾರಿಗೆ ಬಂದರೆ, ಕೈಗಾರಿಕಾ ನ್ಯಾಯಮಂಡಳಿ (ಕರ್ನಾಟಕ) ನಿಯಮಗಳು 1955, ಕೈಗಾರಿಕಾ ವ್ಯಾಜ್ಯಗಳು (ಕರ್ನಾಟಕ) ನಿಯಮಗಳು 1957, ಕೈಗಾರಿಕಾ ನೇಮಕಾತಿ (ಸ್ಥಾಯಿ ಆದೇಶಗಳು) ಕರ್ನಾಟಕ ನಿಯಮಗಳು 1961 ಮತ್ತು ಕರ್ನಾಟಕ ಕಾರ್ಮಿಕ ಒಕ್ಕೂಟ ನಿಯಂತ್ರಣಗಳು, 1958 – ಇವು ರದ್ದಾಗಲಿವೆ.

ಕೈಗಾರಿಕಾ ನ್ಯಾಯಮಂಡಳಿ: ಕೈಗಾರಿಕೆಗಳಲ್ಲಿ ಉಂಟಾಗುವ ವ್ಯಾಜ್ಯಗಳನ್ನು ಕೈಗಾರಿಕಾ ನ್ಯಾಯಮಂಡಳಿ ಪರಿಹರಿಸುತ್ತದೆ. ನ್ಯಾಯಾಂಗ ಹಾಗೂ ಆಡಳಿತಾತ್ಮಕ ಕೆಲಸಗಳನ್ನು ನಿರ್ವಹಿಸುವ ಸದಸ್ಯರನ್ನು ಈ ನ್ಯಾಯಮಂಡಳಿ ಹೊಂದಿರುತ್ತದೆ. ಶೋಧನಾ ಸಮಿತಿ ಶಿಫಾರಸು ಮಾಡಿದವರನ್ನು ಮಂಡಳಿಗೆ ನೇಮಿಸಲಾಗುತ್ತದೆ.

ಕಾರ್ಯವಿಧಾನ: ಸಂಸ್ಥೆ ಹಾಗೂ ಅಲ್ಲಿನ ಉದ್ಯೋಗಿಗಳ ನಡುವೆ ಉಂಟಾಗುವ ವ್ಯಾಜ್ಯವನ್ನು ಪರಿಹರಿಸಲು ಸರ್ಕಾರ ನೇಮಿಸಿರುವ ಸಂಧಾನ ಅಧಿಕಾರಿ ಯತ್ನಿಸುತ್ತಾರೆ. ಎರಡೂ ಕಡೆಯವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಕರೆದು ಸಮಸ್ಯೆಯನ್ನು ಆಲಿಸಲಾಗುತ್ತದೆ. ವ್ಯಾಜ್ಯ ಬಗೆಹರಿಯದಿದ್ದಲ್ಲಿ, ಅದು, ನ್ಯಾಯಮಂಡಳಿಯ ಎದುರು ಬರುತ್ತದೆ. ಎರಡೂ ಕಡೆಯ ಪ್ರತಿನಿಧಿಗಳಿಗೆ ತಮ್ಮ ವಿವರಣೆ ನೀಡುವಂತೆ ಮೊದಲ ಹಂತದಲ್ಲಿ ಸೂಚಿಸಲಾಗುತ್ತದೆ. ಈ ದಾಖಲೆಗಳನ್ನು ಇಟ್ಟುಕೊಂಡು 30 ದಿನದ ಒಳಗಾಗಿ ನ್ಯಾಯಮಂಡಳಿ ವಿಚಾರಣೆ ಆರಂಭಿಸಬೇಕು.

ಮುಷ್ಕರಕ್ಕೆ ಮುನ್ನ ನೋಟಿಸ್: ನೋಂದಾಯಿತ ಕಾರ್ಮಿಕ ಸಂಘಟನೆಯ ಕಾರ್ಯದರ್ಶಿ ಮತ್ತು ಐವರು ಚುನಾಯಿತ ಸದಸ್ಯರ ಸಹಿ ಇರುವ ಪತ್ರವನ್ನು ಕಂಪನಿಯ ಆಡಳಿತ ಮಂಡಳಿಗೆ ನೀಡಿದ ಬಳಿಕವೇ ಕಾರ್ಮಿಕರು ಮುಷ್ಕರ ನಡೆಸಬೇಕು.

ವೇತನ ಕಡಿತ: ಅವಘಡ ಅಥವಾ ವಿಪತ್ತು ಕಾರಣ ಇಟ್ಟುಕೊಂಡು ಉದ್ಯೋಗಿಗಳ ವೇತನದಲ್ಲಿ ಕಡಿತ ಮಾಡುವಂತಿದ್ದರೆ, ಒಂದು ತಿಂಗಳು ಮೊದಲು ಈ ಬಗ್ಗೆ ಕಂಪನಿಗಳು ಮಾಹಿತಿ ನೀಡಬೇಕು. ವೇತನ ಕಡಿತಕ್ಕೆ ಒಳಪಟ್ಟ ಉದ್ಯೋಗಿಗಳ ಸಂಖ್ಯೆ, ಕಡಿತದ ಮೊತ್ತ, ಕಡಿತ ಮಾಡಲಾಗುವ ದಿನಗಳ ಮಾಹಿತಿಯನ್ನು ಕಾರ್ಮಿಕ ಆಯುಕ್ತರಿಗೆ ತಿಳಿಸಬೇಕು. ಈ ಕುರಿತ ಮಾಹಿತಿ ತಲುಪಿದ ಒಂದು ತಿಂಗಳ ಒಳಗೆ, ಅದಕ್ಕೆ ಅನುಮತಿ ನೀಡುವಂತೆ ಅಥವಾ ತಡೆಹಿಡಿಯುವಂತೆ ಅಥವಾ ಪರಿಷ್ಕರಣೆ ಮಾಡುವಂತೆ ಆಯುಕ್ತರು ಸೂಚಿಸಬಹುದು.

ವರದಿ: ಜಯಸಿಂಹ ಆರ್. ಅಮೃತ್ ಕಿರಣ್ ಬಿ. ಎಂ.

ಆಧಾರ: ಕಾರ್ಮಿಕ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆ, ಪಿಟಿಐ

ವೇದವ್ಯಾಸರ ಶಿವಪುರಾಣಸಾರ



ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ 3

ಶಿವಪುರಾಣ: ಸಾಕ್ಷಾತ್ ಶಿವನ ಸ್ವರೂಪ

ಶಿವಪುರಾಣವನ್ನು ಕೇಳುವುದರಿಂದ ಮತ್ತು ಓದುವುದರಿಂದ ಪರಮೇಶ್ವರನಲ್ಲಿ ಭಕ್ತಿ ಉಂಟಾಗುವುದು. ಶಿವಾರಾಧನೆಯಿಂದ ಮುಕ್ತಿಫಲಗಳು ಸಿಗುವುದು. ಮನುಷ್ಯರಲ್ಲಿ ಮೃತ್ಯುಭಯ ಹೋಗಿ, ಅಮೃತ ಚೈತನ್ಯದ ಅಂಶ ಬರುವುದು ಎಂದು ವ್ಯಾಸರ ಪರಮಶಿಷ್ಯ ಸೂತಮುನಿ ತಿಳಿಸಿದ್ದಾನೆ. ಸೂತಮುನಿ ಹೇಳುವ ಪ್ರಕಾರ, ಶಿವಮಹಾಪುರಾಣಕ್ಕಿಂತ ಉತ್ತಮವಾದ ಪುರಾಣ ಮತ್ತೊಂದು ಭೂಮಿಯಲ್ಲಿಲ್ಲ. ಇದನ್ನ ಕೇಳಿದ ಜನರ ಮನಸ್ಸು ಶುದ್ಧಿ ಆಗುವುದಲ್ಲದೆ, ಸದ್ಗತಿ ಸಹ ಪಡೆಯುತ್ತಾರೆ. ಜೊತೆಗೆ ಶಿವನ ಕೃಪೆ ಸಹ ಸಿಗುವುದು. ಇವರಿಗೆ ಈ ಜನ್ಮ ಮಾತ್ರವಲ್ಲ, ಮುಂದಿನ ಏಳೇಳು ಜನ್ಮದಲ್ಲು ಮಹಾಪುಣ್ಯ ಸಿಗುತ್ತೆ. ಜೊತೆಗೆ ಸಕಲ ಐಶ್ವರ್ಯಗಳು ಲಭಿಸುತ್ತೆ ಅಂತ ಶಿವಪುರಾಣದ ಮಹಿಮೆಯನ್ನು ಕೊಂಡಾಡಿದ್ದಾನೆ.

ವ್ಯಾಸರು ಬರೆದ ಈ ಶಿವಪುರಾಣ ಸಾಕ್ಷಾತ್ ಶಿವನ ಸ್ವರೂಪವಾಗಿದೆ. ಇದನ್ನ ಪಾರಾಯಣ ಮಾಡುವುದರಿಂದ ಶಿವನನ್ನೆ ಪೂಜಿಸಿದಷ್ಟು ಪುಣ್ಯ ಸಿಗುವುದು ಎಂದು ಹೇಳಿರುವ ಸೂತಮುನಿ, ಶಿವಪುರಾಣ ಅದೆಷ್ಟು ಮಹತ್ವದ್ದು ಅನ್ನೋದನ್ನ ಸೂತ ಮುನಿ ಹೀಗೆ ವಿವರಿಸುತ್ತಾನೆ: ‘ರಾಜಸೂಯ ಯಾಗ, ನೂರು ಅಗ್ನಿಹೋಮ, ನೂರಾರು ಯಜ್ಞ–ಯಾಗಾದಿಗಳನ್ನು ಮಾಡಿದರೆ ಸಿಗುವ ಪುಣ್ಯಫಲಗಳು, ಶಿವಪುರಾಣದಲ್ಲಿ ಬರುವ ಶಂಭುವಿನ ಕತೆ ಒಂದನ್ನ ಕೇಳಿದರೆ ಸಾಕು, ಅಷ್ಟೂ ಪುಣ್ಯಫಲಗಳು ಬರುತ್ತೆ’. ಶಿವಪುರಾಣ ಅದೆಷ್ಟು ಪವಿತ್ರವೆಂದರೆ, ಶಿವಪುರಾಣ ಹೇಳುವವರ ಅಥವಾ ಕೇಳುವವರ ಪಾದಧೂಳಿ ಸಹ ಸರ್ವತೀರ್ಥ ಸ್ವರೂಪವಾಗಿರುತ್ತಂತೆ. ಶಿವಪುರಾಣ ಕೇಳಿದವರ ಪಾದಧೂಳಿ ಸೋಕಿದವರಿಗೂ ಸಹ ಪುಣ್ಯ ಸಿಗುತ್ತಂತೆ. ಮೋಕ್ಷಪ್ರಾಪ್ತಿಗೆ ಶಿವಪುರಾಣ ಕೇಳೋದಕ್ಕಿಂತ ಉತ್ತಮ ಮಾರ್ಗ ಮತ್ತೊಂದಿಲ್ಲ ಅಂತ ಸ್ವತಃ ದೇವಮಹರ್ಷಿ ಸನತ್ಕುಮಾರನೇ ಹೇಳಿದ್ದಾನೆ.

> ಶಿವಪುರಾಣ ಕೇಳಿದವರಿಗೆ ಎಂದೆಂದಿಗೂ ದುರ್ಗತಿ ಬರುವುದಿಲ್ಲ. ಶಿವಪುರಾಣ ಕೇಳುವ ಮನುಷ್ಯ ತನ್ನ ಕರ್ಮಬಂಧವೆಂಬ ಘೋರಾರಣ್ಯದಿಂದ ಪಾರಾಗಿ, ಸಂಸಾರಸಾಗರವನ್ನು ದಾಟಿ ಮುಕ್ತಿ ಪಡೆಯುತ್ತಾನೆ.


ಶಿವಪುರಾಣವನ್ನ ಯಾವಾಗಲೂ ಕೇಳುವುದಕ್ಕೆ ಸಾಧ್ಯವಾಗದಿದ್ದರೆ, ಪ್ರತಿದಿನ ಒಂದು ನಿರ್ದಿಷ್ಟ ಸಮಯ ಮಾಡಿಕೊಂಡು ಕೇಳಬಹುದು. ಪ್ರತಿ ದಿನ ಕೇಳಲು ಸಾಧ್ಯವಾಗದಿದ್ದರೆ, ವಿಶೇಷವಾದ ದಿನ ಅಥವಾ ಪುಣ್ಯಮಾಸಗಳಲ್ಲಿ ಕೇಳಬಹುದು. ಇಂಥ ವಿಶೇಷ ದಿನಗಳಲ್ಲೂ ಕೇಳಲಾಗದಿದ್ದರೆ, ಯಾವುದಾದರೊಂದು ದಿನ ಅಥವಾ ಒಂದು ಹೊತ್ತು ಅಥವ ಒಂದು ಕ್ಷಣ ಕೇಳಿದರೂ ಸಾಕು ಪುಣ್ಯಪ್ರಾಪ್ತಿಯಾಗುತ್ತೆ. ಒಂದು ಕ್ಷಣ ಶಿವಪುರಾಣ ಕೇಳಿದವರಿಗೆ ಎಂದೆಂದಿಗೂ ದುರ್ಗತಿ ಬರುವುದಿಲ್ಲ. ಶಿವಪುರಾಣ ಕೇಳೋ ಮನುಷ್ಯ, ತನ್ನ ಕರ್ಮಬಂಧವೆಂಬ ಘೋರಾರಣ್ಯವನ್ನ ದಹಿಸಿ, ಸಂಸಾರಸಾಗರವನ್ನ ದಾಟಿ ಮುಕ್ತಿ ಪಡೆಯುತ್ತಾನಂತೆ.

ಈಗಿನ ಕಲಿಯುಗದಲ್ಲಂತೂ ಮನುಷ್ಯರು ತಪ್ಪು ಮಾಡುವುದು ಹೆಚ್ಚು. ಗೊತ್ತಿದ್ದೋ, ಗೊತ್ತಿಲ್ಲದೆಯೋ ಪಾಪಗಳನ್ನ ಮಾಡುತ್ತಿರುತ್ತಾರೆ. ಇಂಥ ಸಂದರ್ಭದಲ್ಲಿ ಪಾಪ ಪರಿಹಾರ ಮಾಡಲು, ಶಿವಪುರಾಣ ಕೇಳುವುದಕ್ಕಿಂತ ಮತ್ತೊಂದು ಸುಲಭ ಮಾರ್ಗ ಬೇರೊಂದಿಲ್ಲ. ಶಿವಪುರಾಣ ಪಾರಾಯಣಕ್ಕಿಂತ ಮತ್ತೊಂದು ಮೋಕ್ಷಮಾರ್ಗವಿಲ್ಲ ಅಂತಾನೆ ದೇವ ಮಹರ್ಷಿ ಸನತ್ಕುಮಾರ. ಶಿವಪುರಾಣದಲ್ಲಿ ಹೇಳಿರುವ ಕತೆಗಳು, ಉಪಾಖ್ಯಾನಗಳು, ಇತಿಹಾಸಗಳೆಲ್ಲವೂ ಪರಮ ಪವಿತ್ರವಾದವು. ಶಿವಪುರಾಣ ಕೇಳುವವರ ಮನದಲ್ಲಿ ಸಾಕ್ಷಾತ್ ಶಿವನೇ ನೆಲೆಸುತ್ತಾನಂತೆ. ವೇದವ್ಯಾಸರೇ ಬರೆದ ‘ಸ್ಕಂದಪುರಾಣ’ದಲ್ಲಿ ಶಿವಮಹಾಪುರಾಣ ಮಹಿಮೆಯನ್ನ ಅದೆಷ್ಟು ಕೊಂಡಾಡಲಾಗಿದೆ ಎಂದರೆ, ವೇದ, ಇತಿಹಾಸ, ತತ್ವಶಾಸ್ತ್ರಗಳಲ್ಲೆ ಶಿವಮಹಾಪುರಾಣ ಅತ್ಯಂತ ಶ್ರೇಷ್ಠವಾದ್ದೆಂದು ಹೇಳಲಾಗಿದೆ. ಆತ್ಮತತ್ವಬೋಧಕ ಪುರಾಣಗಳಲ್ಲೆಲ್ಲ ಶಿವಪುರಾಣ ಶ್ರೇಷ್ಠವಾದ್ದು ಅಂತ ಹೊಗಳಲಾಗಿದೆ. ಶಿವಪುರಾಣದ ಪಾರಾಯಣ ಯಾವ ಮನೆಯಲ್ಲಿ ನಡೆಯುವುದೋ, ಆ ಮನೆ ಪರಮ ಪವಿತ್ರ ಕ್ಷೇತ್ರವಾಗುವುದು ಎಂದು ಶಿವಪುರಾಣದ ಮಹಿಮೆಯನ್ನು ಕೊಂಡಾಡಲಾಗಿದೆ.

ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ 9606038256

ಪ್ರಧಾನಿ ನರೇಂದ್ರ ಮೋದಿ ಅವರು ಕುಬ್ಜ ಮಹಿಳೆಯೊಬ್ಬರ ನಮಸ್ಕರಿಸಿದ ಚಿತ್ರವನ್ನು ಸಾಮಾಜಿಕ ಜಾಲತಾಣ ಬಳಕೆದಾರರು ಹೆಚ್ಚಾಗಿ ಹಂಚಿಕೊಳ್ಳುತ್ತಿದ್ದಾರೆ. ‘ಇವರು 2006ನೇ ಬ್ಯಾಚಿನ ಐಎಎಸ್ ಅಧಿಕಾರಿ ಆರತಿ ಡೋಗ್ರಾ. ದೈಹಿಕವಾಗಿ ಕುಳ್ಳಗಿದ್ದರೂ, ಅವರ ಸಾಧನೆ ಅಮೋಘ. ಇತ್ತೀಚೆಗೆ ಉದ್ಘಾಟನೆಯಾದ ಕಾಶಿ ಮಂದಿರದ ವಾಸ್ತುಶಿಲ್ಪಿ ಇವರೇ. ಇವರ ಸಾಧನೆಯನ್ನು ಗೌರವಿಸಿ ಪ್ರಧಾನಿಯವರು ಅವರ ಕಾಲಿಗೆ ನಮಸ್ಕರಿಸಿದ್ದಾರೆ’ ಎಂಬುದಾಗಿ ಚರ್ಚೆಯಾಗುತ್ತಿದೆ.



ಮೋದಿ ಅವರು ನಮಸ್ಕರಿಸಿದ ಮಹಿಳೆ ಆರತಿ ಡೊಗ್ರಾ ಅಲ್ಲ. ಅವರ ಹೆಸರು ಶಿಖಾ ರಸ್ತೋಗಿ ಎಂದು ಆಲ್ಟ್ ನ್ಯೂಸ್ ವರದಿ ಮಾಡಿದೆ. ವಾರಾಣಸಿ ಸಮೀಪದ ಸಿಗ್ರಾದ ಶಿಖಾ ಅವರು ಕಾಶಿ ವಿಶ್ವನಾಥ ಧಾಮದಲ್ಲಿ ಪ್ರಧಾನಿ ಕಾಲಿಗೆ ನಮಸ್ಕರಿಸಲು ಮುಂದಾದರು. ಆದರೆ, ಪ್ರಧಾನಿಯೇ ಮಹಿಳೆಯ ಕಾಲಿಗೆ ನಮಸ್ಕರಿಸಿದರು. ಡೊಗ್ರಾ ಅವರು ಕಾಶಿಧಾಮದ ವಾಸ್ತುಶಿಲ್ಪಿ ಅಲ್ಲ. ಡೊಗ್ರಾ ಅವರು ರಾಜಸ್ಥಾನದ ಸಿಎಂಒ ಕಚೇರಿಯ ವಿಶೇಷಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಕಾಶಿಧಾಮದ ವಿನ್ಯಾಸ ಮಾಡಿದವರು ಬಿಮಲ್ ಪಟೇಲ್ ಎಂದು ವೆಬ್‌ಸೈಟ್ ವರದಿ ಮಾಡಿದೆ.

ಗುಂಡಣ್ಣ



ಬೆರಗಿನ ಬೆಳಕು

ಗುರುರಾಜ ಕರಜಗಿ

ಹಿರಿದಾದ ಜೀವಿತ

ಪಿರಿದೆಲ್ಲ ಮತನೀತಿಗಳಿಗಿಂತ ಜೀವಿತವು |
ನೆರೆಬಂದ ನದಿ ದಡಕೆ ಬಾಗಿ ಪರಿಯುವುದೇಂ ? ||
ಧರುಮಸೂಕ್ಷ್ಮದ ತಿಳಿವೆ ಲೋಕಸೂತ್ರದ ಸುಳುವು |
ಅರಸು ಜೀವಿತ ಹಿತವ – ಮಂಕುತಿಮ್ಮ || 524 ||

ಪದ-ಅರ್ಥ: ಪಿರಿದೆಲ್ಲ = ಪಿರಿದ (ಹಿರಿದಾದ) + ಎಲ್ಲ, ಪರಿಯುವುದೇಂ = ಹರಿಯುವುದೆ, ಧರುಮ = ಧರ್ಮ, ಅರಸು = ಹುಡುಕಾಡು

ವಾಚ್ಯಾರ್ಥ: ಎಲ್ಲ ಮತನೀತಿಗಳಿಗಿಂತ ಜೀವಿತ ದೊಡ್ಡದು. ಪ್ರವಾಹ ಬಂದಾಗ ನದಿ ತನ್ನ ದಂಡೆಗಳನ್ನು ಗೌರವಿಸಿ ಹರಿಯುವುದೇ? ಧರ್ಮಸೂಕ್ಷ್ಮದ ತಿಳಿವಿನಲ್ಲಿ ಲೋಕಸೂತ್ರದ ಅರಿವಿದೆ. ಜೀವಿತದ ಹಿತವನ್ನು ಹುಡುಕಾಡು.

ವಿವರಣೆ: ದೀರ್ಘಕಾಲದಿಂದ ಇರುವ ಈ ಲೋಕದಲ್ಲಿ ಮನುಷ್ಯ ಕೇವಲ ಮೂರು ಮಿಲಿಯನ್ ವರ್ಷಗಳ ಈಚೆಗೆ ಕಾಣಿಸಿಕೊಂಡ. ಅವನಿಗೆ ಬದುಕುವ ಛಲ ಎಂಥದ್ದು ಎಂದರೆ, ಎಂಥ ಪರಿಸ್ಥಿತಿಯಲ್ಲೂ, ಹೇಗೋ ಜೀವನ ನಡೆಸಿ ತನ್ನ ಪರಂಪರೆಯನ್ನು ಉಳಿಸಿಕೊಂಡ. ಅಸಾಧ್ಯವಾದ ಪ್ರತಿಕೂಲ ಪರಿಸ್ಥಿತಿಗಳಲ್ಲೂ, ಎಲ್ಲವನ್ನೂ ಗೆದ್ದು ಬದುಕತೊಡಗಿದ, ಇಂದಿಗೂ ಬದುಕಿದ್ದಾನೆ.

ಮನುಷ್ಯ ತನ್ನ ಭಾವನಾ ವೈಖರಿಯಿಂದ, ಬುದ್ಧಿಯ ಎಟುಕಿನಿಂದ, ಹಲವಾರು ಅಸಾಧ್ಯ ಕಾರ್ಯಗಳನ್ನು ಮಾಡಿದ್ದಾನೆ. ನೆಲದಲ್ಲಿ ಹುಟ್ಟಿ, ಅದಕ್ಕೆ ಅಂಟಿ ಬಾಳಿದ ಮನುಷ್ಯ ಅಂತರಿಕ್ಷಗಾಮಿಯಾಗಿದ್ದಾನೆ. ಇದರಿಂದಾಗಿ ಅವನ ಜನ್ಮ ದೊಡ್ಡದು ಎನ್ನಬೇಕು. ಅದಕ್ಕೇ ದಾಸರು ಹಾಡಿದರು, ‘ಮಾನವ ಜನ್ಮ ದೊಡ್ಡದು, ಅದ ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ’. ಮನುಷ್ಯನ ಬದುಕನ್ನು ಪುರಾತನರು ಅಶ್ವತ್ಥವೃಕ್ಷಕ್ಕೆ ಹೋಲಿಸಿದ್ದಾರೆ. ಮಾನವನ ಜೀವನ ಪರಂಪರೆ ಅಶ್ವತ್ಥ ವೃಕ್ಷದಂತೆ ಬಹುಕಾಲ ಬಾಳುವಂಥದ್ದು. ಅದು ಒಂದು ದಿನ ಇದ್ದಂತೆ ಮರುದಿನ ಇರುವುದಿಲ್ಲ. ಒಂದೆಡೆಗೆ ಚಿಗುರುತ್ತದೆ. ಮತ್ತೊಂದೆಡೆಗೆ ಬಾಡಿದಂತೆ ತೋರುತ್ತದೆ. ಬಾಡಿದ ಕೊಂಬೆಯನ್ನು ಕೆಲದಿನ ಬಿಟ್ಟು ನೋಡಿದರೆ ಮತ್ತೆ ಹೊಸ ಚಿಗುರು ಕಾಣುತ್ತದೆ! ಮನುಷ್ಯನ ಜನಾಂಗದ ಜೀವಿತವೂ ಹಾಗೆಯೇ. ಒಂದು ಕಡೆಗೆ ಪ್ರಗತಿಯನ್ನು ಉಂಟು ಮಾಡುವ ವಿವೇಕ, ಯುಕ್ತಿ, ಅಭಿವೃದ್ಧಿ, ಉತ್ಸಾಹಗಳು ಕಾಣುತ್ತವೆ. ಮತ್ತೊಂದು ಕಡೆಗೆ ನಿರಾಸೆ, ಅನ್ಯಾಯ, ಅತ್ಯಾಚಾರ. ಭ್ರಷ್ಟಾಚಾರ, ನಿಸರ್ಗ ಹಾನಿಗಳು ಕಂಡು ಪ್ರಗತಿವಿರೋಧವಾದಂತೆ ತೋರುತ್ತದೆ. ಒಟ್ಟು ನೋಡಿದರೆ ಎಲ್ಲಿಯೂ ಅತಿ ಆಸೆಗೆ ಸ್ಥಳವಿಲ್ಲ, ನಿರಾಸೆಗೂ ಕಾರಣವಿಲ್ಲ. ಹೇಗೋ ಒಂದು ಬಗೆಯಾಗಿ ಮನುಷ್ಯ ಜೀವನವೆಂಬ ನದಿ ಹರಡುತ್ತ, ವಿಸ್ತಾರಗೊಳ್ಳುತ್ತ, ಸರ್ವಕಾಲಗಳಲ್ಲಿಯೂ ಹರಿಯುತ್ತಲೇ ಇದೆ.

ಮತ ನೀತಿಗಳು ಅನೇಕವಿವೆ. ಅವುಗಳಿಗಿಂತ ಬದುಕು ದೊಡ್ಡದು. ಬದುಕಿನ ಹದಕ್ಕೆ ಈ ಮತನೀತಿಗಳು ಬೇಕು. ಮತನೀತಿಗಳಿಗಾಗಿ ಬದುಕು ಕುಗ್ಗಬೇಕಿಲ್ಲ. ಆದರೆ ಅವುಗಳನ್ನು ಮೀರುವ ಹಟದ ಪ್ರಮತ್ತತೆಯೂ ಬೇಡ. ಅವುಗಳನ್ನು ಬದುಕಿನ ಸೊಗಕ್ಕಾಗಿ ಅಳವಡಿಸಿಕೊಳ್ಳಬೇಕು. ನದಿಯ ದಂಡೆಗಳು ಅದರ ಪ್ರವಾಹವನ್ನು ನಿರ್ದೇಶಿಸುತ್ತವೆ. ಆದರೆ ನೆರೆ ಬಂದಾಗ ಪ್ರವಾಹ ದಂಡೆಗಳನ್ನು ಮೀರಿ ಸಾಗೀತು. ಹಾಗೆಯೇ ಮತನೀತಿಗಳು ನಿರ್ದೇಶ ಮಾಡಬೇಕೇ ವಿನಃ ನಿಗ್ರಹ ಮಾಡಬಾರದು. ಇದೇ ಧರ್ಮಸೂಕ್ಷ್ಮ. ಅದರ ಸ್ಪಷ್ಟ ಅರಿವಾದಾಗ ಲೋಕಜೀವನ ಸುಸೂತ್ರವಾಗುತ್ತದೆ. ಸರಿಯಾಗಿ ಯೋಚಿಸಿದರೆ, ಧರ್ಮತತ್ವಗಳಿಗೂ, ಲೌಕಿಕ ವ್ಯವಹಾರಕ್ಕೂ ಅತಿಯಾದ ವಿರೋಧವೇನೂ ಇಲ್ಲ ಎಂಬುದಕ್ಕೆ ಮಹಾನ್ ಸಾಧಕರ, ಸಂತರ ಜೀವನಗಳೇ ಸಾಕ್ಷಿಯಾಗಿವೆ. ಅವರ ಧರ್ಮಚಿಂತನೆ ಲೋಕವ್ಯವಹಾರಕ್ಕೆ ಎಂದೂ ಅಡ್ಡಿಯಾಗಲಿಲ್ಲ. ❖

ದಿನ ಭವಿಷ್ಯ

ಬುಧವಾರ ಡಿಸೆಂಬರ್ 22, 2021

ಶ್ರೀ ಪ್ಲವ ನಾಮ ಸಂವತ್ಸರ ದಕ್ಷಿಣಾಯಣ ಹೇಮಂತ ಋತು ಮಾರ್ಗಶಿರ (ಧನುರ್ಮಾಸ) ಮಾಸ ಕೃಷ್ಣಪಕ್ಷ ಮಳೆ ನಕ್ಷತ್ರ ಮೂಲ ತೃತೀಯ ಗಂ. 18-8 (ಹ. 1-59) ಬುಧವಾರ ನಿತ್ಯ ನಕ್ಷತ್ರ ಪುಷ್ಯ ಗಂ. 39-35 (ರಾ. 10-34) ಐಂದ್ರ ನಾಮ ಯೋಗ ಗಂ. 10-24 ಭದ್ರೆ ಕರಣ ಗಂ. 18-8 ವಿಷ ಶೇಷ ಗಂ. 0-54 ಅಮೃತ ಗಂ. 21-53 : ರಾಹುಕಾಲ: ಮ. ಗಂ. 12-00 ರಿಂದ 1-30 ಗುಳಿಕ ಕಾಲ ಬೆ. ಗಂ 10-30 ರಿಂದ 12-00 ಯಮಗಂಡ ಕಾಲ ಬೆ. ಗಂ 7-30 ರಿಂದ 9-00 : ಸೂರ್ಯೋದಯ: 6-41 ಸೂರ್ಯಾಸ್ತ: 5-55 ಅದೃಷ್ಟ ಸಂಖ್ಯೆ 1, 4

ಮೇಷ: ಆಕರ್ಷಕ ಮಾತುಗಳಿಂದಾಗಿ ಇತರರ ಗಮನ ನಿಮ್ಮೆಡೆಗೆ ಸೆಳೆದುಕೊಳ್ಳುವಿರಿ. ನಿಮ್ಮ ನಿರ್ಧಾರಗಳು ಜನರ ಪ್ರಶಂಸೆಗೆ ಪಾತ್ರವಾಗುವವು. ಆರೋಗ್ಯದ ವಿಚಾರದಲ್ಲಿ ಜಾಗೃತೆಯಿಂದಿರಿ. ದೇವತಾ ದರ್ಶನ ಭಾಗ್ಯ.

ವೃಷಭ: ವಿದ್ಯಾರ್ಥಿಗಳಿಗೆ ಅತ್ಯಂತ ಯಶಸ್ಸಿನ ದಿನ. ಪ್ರಾಮಾಣಿಕ ಪ್ರಯತ್ನದಿಂದಾಗಿ ಉನ್ನತಿ. ಯಾಂತ್ರಿಕ ಉದ್ಯೋಗದಲ್ಲಿನ ಬದಲಾವಣೆ ಸಾಧ್ಯತೆ ಕಂಡುಬರುವುದು. ಕುಲದೇವತಾ ದರ್ಶನ ಯೋಗವಿದೆ.

ಮಿಥುನ: ಕೆಲಸ ಕಾರ್ಯದಲ್ಲಿ ಚುರುಕುತನದಿಂದ ಮಾನಸಿಕ ಆಯಾಸ. ಹಮ್ಮಿಕೊಂಡ ಕೆಲಸ ಪೂರ್ತಿಯಿಂದಾಗಿ ನಿರಾಳತೆ ತೃಪ್ತಿ. ಮನೆಯವರ ಪೂರ್ಣ ಸಹಕಾರದಿಂದ ಕೌಟುಂಬಿಕ ಸಂತೋಷ. ವೈದ್ಯಕೀಯ ಕ್ಷೇತ್ರದಲ್ಲಿ ಅನುಕೂಲ.

ಕರ್ಕಾಟಕ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆಗಿಂತಲೂ ಸ್ವಲ್ಪ ಹೆಚ್ಚಿನ ಲಾಭ. ವ್ಯಾಪಾರದಲ್ಲಿ ಹೆಚ್ಚಿನ ಬಂಡವಾಳ ತೊಡಗಿಸಲು ಸುದಿನ. ಅಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ. ಸಂಗಾತಿಯಿಂದ ಮನೋರಥ ಈಡೇರಿಕೆ.

ಸಿಂಹ: ಚಾಣಾಕ್ಷತನವನ್ನು ಇತರರು ಅನುಕರಿಸುವರು. ನಿಮ್ಮ ನೂತನ ಯೋಜನೆಯಿಂದಾಗಿ ಬೇರೆಯವರಿಗೆ ಅನುಕೂಲ. ಗಂಭೀರತೆಯಿಂದ ಕೌಟುಂಬಿಕ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ.

ಕನ್ಯಾ: ಬರಬೇಕಾಗಿದ್ದ ಹಣ ಸಕಾಲದಲ್ಲಿ ಕೈ ಸೇರುವ ಸಾಧ್ಯತೆ. ಉದ್ಯೋಗದಲ್ಲಿರುವವರಿಗೆ ಮೇಲಧಿಕಾರಿಗಳ ಸಹಕಾರದಿಂದ ಕ್ಲಿಷ್ಟಕರ ಕೆಲಸಗಳು ಸಲೀಸಾಗುವವು. ಆಯಾಸದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ.

ತುಲಾ: ಕೈಗೊಂಡ ಕೆಲಸ ಕಾರ್ಯಗಳು ಸರಾಗವಾಗಿ ನಡೆಯುತ್ತಿರುವವು. ಹೊಸ ವಿಚಾರವೊಂದು ಅರಿವಿಗೆ ಬರುವ ಸಾಧ್ಯತೆ. ಮಕ್ಕಳ ನಡತೆಯಿಂದಾಗಿ ತಲೆತಗ್ಗಿಸುವ ಪರಿಸ್ಥಿತಿ ತಲೆದೋರಬಹುದು. ಮನೆಯವರಿಂದ ಸಾಂತ್ವನ.

ವೃಶ್ಚಿಕ: ಗೃಹಾಲಂಕಾರ ವಸ್ತು ಖರೀದಿಸುವ ಸಾಧ್ಯತೆ. ಮನೆ, ಸಭಾಭವನಗಳ ಅಲಂಕಾರ ಕಾಮಗಾರಿಯಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನವಾಗಿದೆ. ಸಂಗಾತಿಯಿಂದ ಅನುರೂಪದ ಸಹಕಾರ, ಮೆಚ್ಚುಗೆಗಳನ್ನು ಪಡೆಯುವಿರಿ.

ಧನು: ಧಾರ್ಮಿಕ ವಿಚಾರಗಳಲ್ಲಿ ಮನಸ್ಸು ತೊಡಗಿಸಿಕೊಳ್ಳುವ ಸಾಧ್ಯತೆ. ಸಂಕೋಚ ಬಿಟ್ಟು ಕಾರ್ಯಪ್ರವೃತ್ತರಾಗಿ ಯಶಸ್ಸು ನಿಮ್ಮದಾಗುವುದು. ನವಿರಾದ ಮಾತುಗಳಿಂದಾಗಿ ಸಂಗಾತಿಯ ಮನ ಗೆಲ್ಲುವಿರಿ.

ಮಕರ: ನಿಮ್ಮ ಉತ್ತಮ ಸಾಧನೆಗೆ ಕುಹಕವಾಡಿದವರೂ ಮೆಚ್ಚುವಂತಹ ಕೆಲಸ ಕಾರ್ಯಗಳು ನೆರವೇರುವವು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉತ್ತಮ ಸಾಧನೆ. ಮನೆ ಮಂದಿಯೊಂದಿಗೆ ಪುಣ್ಯಕ್ಷೇತ್ರ ದರ್ಶನ ಸಾಧ್ಯತೆ.

ಕುಂಭ: ನಿರೀಕ್ಷಿತ ಮೂಲಗಳಿಂದ ಧನಾಗಮನ. ಮಾನಸಿಕ ಉದ್ವೇಗಕ್ಕೆ ಒಳಗಾಗದೇ ಸಮಾಧಾನ ಚಿತ್ತದಿಂದ ಕೌಟುಂಬಿಕ ಸಮಸ್ಯೆಗಳನ್ನು ಎದುರಿಸಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ.

ಮೀನ: ಕ್ರೀಡಾಪಟುಗಳಿಗೆ ಮಹತ್ವದ ದಿನವಾಗಿ ಕಂಡುಬರಲಿದೆ. ಪ್ರಶಸ್ತಿ ಫಲಕಗಳು ನಿಮ್ಮನ್ನರಸಿ ಬರಲಿವೆ. ತೈಲ ಮುಂತಾದ ದ್ರವ ವ್ಯಾಪಾರಿಗಳಿಗೆ ಉತ್ತಮ ಲಾಭ. ಆಭರಣ ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ.


ನಿಮ್ಮ ಜನ್ಮದಿನ 22– ಡಿಸೆಂಬರ್ ಇಂದು ಅತ್ಯಂತ ಶುಭದಾಯಕ. ಕಡಿಮೆ ಮಾತನಾಡುವವರಾಗಿರುವುದರಿಂದ ನೀವು ಸದಾ ಕಾರ್ಯಶೀಲರು, ಬಲಶಾಲಿ ಎಂದು ಭಾವಿಸಿ ನಿಮ್ಮ ಎಲ್ಲ ಕೆಲಸ ಕಾರ್ಯಗಳಲ್ಲಿ ಸಹಕರಿಸುವರು. ವಾಣಿಜ್ಯ ವ್ಯವಹಾರಗಳಲ್ಲಿ ನಿರ್ಧಾರ ಕೈಗೊಳ್ಳಬಹುದಾದ ಹುದ್ದೆಯನ್ನು ಯೋಗ್ಯ ರೀತಿಯಲ್ಲಿ ಅಲಂಕರಿಸುವಿರಿ.

ಪದಬಂಧ 4815

– ವಿದ್ಯಾ ವಿನಯ್

ಎಡದಿಂದ ಬಲಕ್ಕೆ
1.ಮಿಡಿಯಲ್ಲಿರುವ ವಯ್ಯಾರಿ! (5)
4.ಅರ್ಧ ತಿಂದುದನ್ನು ಪುನಃ ನುರಿಸಿ ತಿನ್ನುವಿಕೆ (3)
5.ಹೆಗಲ ಮೇಲೆ ಹೊತ್ತು ತರುವ ಬಿದಿರಿನ ದಬ್ಬೆ (3)
6.ಮುಚ್ಚುಳವಿರುವ ಸಣ್ಣ ಪಾತ್ರೆ (3)
8.ಜವಾನನ ಸುತ್ತ ನೆರೆದ ಮಂದಿ (2)
9.ಚಕ್ರ ಇಲ್ಲಿ ಕಾಣುತ್ತಿದೆ (2)
10.ನಸುಕಿನಲ್ಲಿ ಬಿದ್ದ ಸ್ವಪ್ನ! (3)
14.ಭಿಕ್ಷೆ ಬೇಡುವವ ಇಲ್ಲಿದ್ದಾನೆ (3)
15.ಕಣ್ಣಿಗೆ ಕಾಣದಿರುವುದು ಪಕ್ಕದಲ್ಲಿದೆಯಲ್ಲಾ! (3)
16.ವಿವೇಕ ಕಳೆದುಕೊಂಡವನು (5)

ಮೇಲಿಂದ ಕೆಳಕ್ಕೆ
1.ಸೂರ್ಯ ಇಲ್ಲಿದ್ದಾನೆ (3)
2.ಚಪ್ಪಾಳೆಯನ್ನು ಹೀಗೆನ್ನಿ (5)
3.ಬಾಹ್ಯ ಸೌಂದರ್ಯ (3)
4.ಹೆಚ್ಚು ಪದದ ವಿರುದ್ಧ ಪದವಿಲ್ಲಿ ಉಲ್ಟಾ ಆಗಿದೆ (3)
7.ರಂಗು ತುಂಬಿರುವ ಹಸೆ (3)
8.ಜೋಪಾನಕ್ಕೊಂದು ಪರ್ಯಾಯ ಪದ (3)
9.ದಟ್ಟವಾದ ಕತ್ತಲೆ (5)
11.ದವಸ ಧಾನ್ಯಗಳು ಸಮೃದ್ಧಿಯಾಗಿರುವ ಕಾಲ (3)
12.ಈತ ಅಧಮ ಕವಿ! (3)
13.ಆರಂಭದ ನುಡಿ (3)



4814ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ: 1.ನಸ್ಮೂಲನ 3.ಕಸುಗಾಯಿ 5.ವಾಚಕ 6.ಪತಿ 8.ವರಾತ 10.ಕೆಲಸ 13.ಹರ 15.ಕಾಷಾಯ 16.ಗುರುಕುಲ 17.ಆಲೆಮನೆ

ಮೇಲಿಂದ ಕೆಳಕ್ಕೆ: 1.ನಿಕ್ಷೇಪ 2.ನವಾಬ 3.ಕಕವ 7.ತಿಳುವಳಿಕೆ 9.ತಲೆಬರಹ 11.ಸಕಾಲ 12.ನಯಜ 14.ರವಾನೆ

ಸುಡೊಕು 5201


6				9		1		8
	1			3			6	
		7	4			3		9
2	9				4	6		
1	4			5				2
			1				9	4
3		9			5		7	
	8			1		9		3
4		1	3		9		8	

ಆಡುವುದು ಹೇಗೆ? ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

5200 ಸುಡೊಕು

3	4	8	2	7	9	6	5	1
9	6	1	5	8	3	2	7	4
5	7	2	1	6	4	3	9	8
6	9	4	7	3	5	1	8	2
2	8	5	6	9	1	7	4	3
1	3	7	4	2	8	9	6	5
8	5	9	3	1	6	4	2	7
7	1	6	8	4	2	5	3	9
4	2	3	9	5	7	8	1	6

ಷೇರುಪೇಟೆ ವಹಿವಾಟು 497



ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ	16,614
ಇಂದಿನ ಅಂತ್ಯ	16,770
▲	156
ದಿನದ ಗರಿಷ್ಠ	16,936

ವಿನಿಮಯ ದರ

$ ಡಾಲರ್	75.59
£ ಪೌಂಡ್	100.04
€ ಯುರೊ	85.44
¥ ಯೆನ್ (100ಕ್ಕೆ)	67

ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ

ಬೆಂಗಳೂರು	
100 ಮೊಟ್ಟೆಗೆ	₹505
12 ಮೊಟ್ಟೆಗೆ	₹66
ಮೈಸೂರು	
100 ಮೊಟ್ಟೆಗೆ	₹505

ಖಾದ್ಯ ತೈಲ ಮುಂಬೈ (10 ಕೆಜಿಗೆ)

ಶೇಂಗಾ (ರಿಫೈನ್ಡ್)	₹1280 (1290)
ಸೋಯಾ (ರಿಫೈನ್ಡ್)	₹1175 (1180)
ಸೂರ್ಯಕಾಂತಿ (ರಿಫೈನ್ಡ್)	₹1250 (1240)
ಪಾಮೋಲಿನ್	₹1130 (1146)

ಕೊಬ್ಬರಿ ಧಾರಣೆ

ತಿಪಟೂರು	₹10000-10000
ಪುತ್ತೂರು	₹4500-11500
ತುರುವೇಕೆರೆ	---

ತೆಂಗು ಧಾರಣೆ (ಸಾವಿರಕ್ಕೆ)

ಮಂಗಳೂರು	
1ನೇ ದರ್ಜೆ	₹20000-27000
2ನೇ ದರ್ಜೆ	₹10000-18000

ಈರುಳ್ಳಿ ಧಾರಣೆ (ಕ್ವಿಂಟಲ್‌ಗೆ)

ದೊಡ್ಡ	₹3000-3500
ಮಧ್ಯಮ	₹2000-3000
ಸಣ್ಣ	₹1000-2000

ಬ್ಯಾಂಕ್‌ಗಳ ಖಾಸಗೀಕರಣ: ಸಂಪುಟ ತೀರ್ಮಾನ ಇಲ್ಲ

ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಕುರಿತು ಕೇಂದ್ರ ಸಚಿವ ಸಂಪುಟವು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿಗೆ ಮಂಗಳವಾರ ತಿಳಿಸಿದ್ದಾರೆ.

2021–22ನೇ ಸಾಲಿನ ಬಜೆಟ್‌ನಲ್ಲಿ ಬ್ಯಾಂಕ್ ಖಾಸಗೀಕರಣದ ಘೋಷಣೆ ಮಾಡಲಾಗಿತ್ತು. ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯು ಸಂಸತ್ತಿನ ಹಾಲಿ ಅಧಿವೇಶನದಲ್ಲಿ ಮಂಡನೆ ಆಗುವ ಸಾಧ್ಯತೆ ಇದೆ. ಅಧಿವೇಶನವು ಗುರುವಾರದವರೆಗೆ ನಡೆಯಲಿದೆ.

ಚೇತರಿಕೆ ಕಂಡ ಸೆನ್ಸೆಕ್ಸ್

ಮುಂಬೈ (ಪಿಟಿಐ): ಎರಡು ದಿನಗಳಿಂದ ಇಳಿಕೆಯ ಹಾದಿಯಲ್ಲಿ ಸಾಗಿದ್ದ ದೇಶದ ಷೇರುಪೇಟೆ ಸಂವೇದಿ ಸೂಚ್ಯಂಗಳು ಮಂಗಳವಾರ ಚೇತರಿಕೆ ಕಂಡುಕೊಂಡವು. ಹೂಡಿಕೆದಾರರು ತುಸು ಎಚ್ಚರಿಕೆಯಿಂದ ಇಂಧನ, ಐ.ಟಿ. ಮತ್ತು ಹಣಕಾಸು ವಲಯದ ಷೇರುಗಳನ್ನು ಖರೀದಿಸಿದರು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 497 ಅಂಶ ಏರಿಕೆ ಆಗಿ, 56,319 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ರಾಷ್ಟ್ರೀಯ ಷೇರು ಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 156 ಅಂಶ ಜಿಗಿದು, 16,770 ಅಂಶಗಳಲ್ಲಿ ವಹಿವಾಟು ಮುಗಿಸಿತು.

'ಓಮೈಕ್ರಾನ್ ಪರಿಣಾಮ ಹಾಗೂ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹಿಂದಕ್ಕೆ ಪಡೆಯುತ್ತಿರುವುದಕ್ಕೆ ಸಂಬಂಧಿಸಿದ ಕಳವಳಗಳು ಇನ್ನೂ ತಿಳಿಯಾಗಿಲ್ಲ. ಹೀಗಿದ್ದರೂ ಹೂಡಿಕೆದಾರರು ತುಸು ಎಚ್ಚರಿಕೆಯಿಂದ, ಆಶಾಭಾವನೆಯಿಂದ ವಹಿವಾಟು ನಡೆಸುತ್ತಿದ್ದಾರೆ' ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ತಿಳಿಸಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ 0.07ರಷ್ಟು ಕಡಿಮೆ ಆಗಿದ್ದು ಬ್ಯಾರಲ್‌ಗೆ 71.47 ಡಾಲರ್‌ಗೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 31 ಪೈಸೆ ಏರಿಕೆ ಆಗಿದೆ.

ದೇಶದಾದ್ಯಂತ ಮಾರುಕಟ್ಟೆ ಧಾರಣೆ

ಏಲಕ್ಕಿ ಧಾರಣೆ	
ಸಕಲೇಶಪುರ	
ಕೂಳೆ	500-550
ನಡುಗೋಲು	600-650
ರಾಶಿ	700-800
ರಾಶಿ ಉತ್ತಮ	800-900
ಜರಡಿ	1000-1050
ಹೆರಕಿದ್ದು	1200-1300
ಹಸಿರು ಸಾಧಾರಣ	750-850
ಹಸಿರು ಉತ್ತಮ	900-1000
ಹಸಿರು ಅತಿ ಉತ್ತಮ	1300-1400
ಕಾಳು ಮೆಣಸು	520
ಅಡಿಕೆ	
ಬಂಟ್ವಾಳ	
ಕೋಕ	12500-25000
ಹೊಸತು	27500-45000
ಹಳತು	46000-53000
ಕಾರ್ಕಳ	
ಹೊಸತು	40000-45000
ಹಳತು	46000-53000
ಪುತ್ತೂರು	
ಕೋಕ	11000-26000
ಹೊಸತು	27500-45000
ಸಿದ್ದಾಪುರ	
ಬಿಳಿಗೋಟು	28899-40299
ಚಾಲಿ	44299-49499
ಕೋಕ	28699-39499
ಹೊಸಚಾಲಿ	37099-40989
ಕೆಂಪುಗೋಟು	23699-37199
ರಾಶಿ	46289-48489
ತಟ್ಟಿಬೆಟ್ಟೆ	33699-47499
ಶಿರಸಿ	
ಬೆಟ್ಟೆ	38660-45669
ಬಿಳಿಗೋಟು	27099-44299
ಚಾಲಿ	38309-50691
ರಾಶಿ	46009-49108
ಯಲ್ಲಾಪುರ	
ಬಿಳಿಗೋಟು	29299-38899
ಚಾಲಿ	39012-50291
ಕೋಕ	22809-32899
ಕೆಂಪುಗೋಟು	30211-36099
ರಾಶಿ	46750-52899
ತಟ್ಟಿಬೆಟ್ಟೆ	38899-45182
ಶಿವಮೊಗ್ಗ ಎಪಿಎಂಸಿ	
ಬೆಟ್ಟೆ	48019-54109
ಗೊರಬಲು	16910-38209
ರಾಶಿ	43269-47799
ಸರಕು	50100-73166
ಸಾಗರ	
ಬಿಳಿಗೋಟು	37499-37599
ಚಾಲಿ	45205-47201
ರಾಶಿ	45889-48889
ಸಿಪ್ಪೆಗೋಟು	19999-26732
ಭದ್ರಾವತಿ	
ರಾಶಿ	45799-47699
ರಾಮನಗರ ರೇಷ್ಮೆ	
ಮಿಶ್ರತಳಿ	350-718
ದ್ವಿತಳಿ	465-841

ಕಾಫಿ (50 ಕೆ.ಜಿಗೆ ₹ ಗಳಲ್ಲಿ)

ಮೂಡಿಗೆರೆ	ಹಾಸನ			
	ಮುದ್ರೆಮನೆ	ಪ್ಲಾಂಟರ್ಸ್	ಅಲ್ಲಾನಾ	ನ್ಯೂಯಾರ್ಕ್
ಎಪಿ	---	15100	15000	224.10ಸೆಂಟ್ಸ್
ಎಸಿ	---	6500	6350	
ಆರ್‌ಪಿ	---	6200	---	ಲಂಡನ್
ಆರ್‌ಸಿ	---	3750	---	2420 ಡಾಲರ್ಸ್

ಆಮದು ಸುಂಕ ಶೇ 12.5ಕ್ಕೆ ತಗ್ಗಿಸಿದ ಕೇಂದ್ರ

ಸಂಸ್ಕರಿಸಿದ ತಾಳೆಎಣ್ಣೆ ಮೇಲಿನ ಸುಂಕ ಇಳಿಕೆ

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರವು ಸಂಸ್ಕರಿಸಿದ ತಾಳೆಎಣ್ಣೆ ಮೇಲೆ ಇದ್ದ ಶೇಕಡ 17.5ರಷ್ಟು ಮೂಲ ಆಮದು ಸುಂಕವನ್ನು ಶೇ 12.5ಕ್ಕೆ ಇಳಿಕೆ ಮಾಡಿದೆ. ಮಂಗಳವಾರದಿಂದಲೇ ಇದು ಅನ್ವಯ ಆಗಲಿದ್ದು, 2022ರ ಮಾರ್ಚ್‌ವರೆಗೆ ಜಾರಿಯಲ್ಲಿ ಇರಲಿದೆ. ದೇಶಿ ಪೂರೈಕೆ ಹೆಚ್ಚಿಸಲು ಮತ್ತು ರಿಟೇಲ್ ಮಾರುಕಟ್ಟೆಯಲ್ಲಿ ದರ ಕಡಿಮೆ ಆಗುವಂತೆ ಮಾಡುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಇದರಿಂದಾಗಿ ಸಂಸ್ಕರಿಸಿದ ತಾಳೆಎಣ್ಣೆ ಮತ್ತು ಸಂಸ್ಕರಿಸಿದ ಪಾಮೊಲಿನ್ ಮೇಲಿನ ಆಮದು ಸುಂಕವು ಶೇ 19.25 ರಷ್ಟು ಇದ್ದಿದ್ದು ಶೇ 13.75ಕ್ಕೆ ಇಳಿಕೆ ಆಗಿದೆ ಎಂದು ಸಾಲ್ವೆಂಟ್ ಎಕ್ಸ್‌ಟ್ರ್ಯಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಸ್‌ಇಎ) ತಿಳಿಸಿದೆ.

ಮೂಲ ಆಮದು ಸುಂಕ ಇಳಿಕೆ ಮಾಡುವ ಕುರಿತು ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್‌ನ ಕೇಂದ್ರೀಯ ಮಂಡಳಿಯು (ಸಿಬಿಐಸಿ) ಸೋಮವಾರ ಸಂಜೆ ಅಧಿಸೂಚನೆ ಹೊರಡಿಸಿದೆ.

ಬೇಡಿಕೆ–ಆಮದು ವಿವರ

2.2-2.25 ಕೋಟಿ ಟನ್
ದೇಶದ ವಾರ್ಷಿಕ ಬೇಡಿಕೆ

1.3-1.5 ಕೋಟಿ ಟನ್
ವಾರ್ಷಿಕ ಆಮದು ಪ್ರಮಾಣ

ಕಚ್ಚಾ ತಾಳೆಎಣ್ಣೆ ಮೇಲಿನ ಆಮದು ಸುಂಕ ತಗ್ಗಿಸದೇ ಸಂಸ್ಕರಿಸಿದ ತಾಳೆಎಣ್ಣೆ ಮೇಲಿನ ಆಮದು ಸುಂಕ ಕಡಿಮೆ ಮಾಡಿರುವ ನಿರ್ಧಾರವು ಆತ್ಮನಿರ್ಭರ ಭಾರತ ಕಾರ್ಯಕ್ರಮದ ಮೂಲ ತತ್ವಕ್ಕೆ ವಿರುದ್ಧವಾಗಿದೆ. ಇದರಿಂದ ದೇಶದಲ್ಲಿ ಉದ್ಯೋಗ ಸೃಷ್ಟಿ ಮತ್ತು ಉತ್ಪನ್ನಗಳ ಮೌಲ್ಯವರ್ಧನೆಗೆ ಪೆಟ್ಟು ಬೀಳುವ ಸಾಧ್ಯತೆ ಇದೆ ಎಂದು ಎಸ್‌ಇಎನ ಅಧ್ಯಕ್ಷ ಅತುಲ್ ಚತುರ್ವೇದಿ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ನಿರ್ಧಾರದಿಂದ ಸಂಸ್ಕರಿಸಿದ ಮತ್ತು ಕಚ್ಚಾ ತಾಳೆಎಣ್ಣೆಗಳ ನಡುವಣ ಸುಂಕದ ವ್ಯತ್ಯಾಸವು ಶೇ 5.5ರಷ್ಟು ಆಗಲಿದೆ. ಸದ್ಯ ಕಚ್ಚಾ ತಾಳೆಎಣ್ಣೆ ಮೇಲಿನ ಆಮದು ಸುಂಕ ಶೇ 8.25ರಷ್ಟಿದೆ. ಹೀಗಾಗಿ ಸಂಸ್ಕರಿಸಿದ ತಾಳೆಎಣ್ಣೆ ಆಮದು ಪ್ರಮಾಣವೇ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಸ್‌ಇಎ ಕಾರ್ಯನಿರ್ವಾಹಕ ನಿರ್ದೇಶಕ ಬಿ.ವಿ. ಮೆಹ್ತಾ ಹೇಳಿದ್ದಾರೆ.

ಯಾವುದೇ ಪರವಾನಗಿ ಇಲ್ಲದೆ 2022ರ ಡಿಸೆಂಬರ್ ಅಂತ್ಯದವರೆಗೆ ಸಂಸ್ಕರಿಸಿದ ತಾಳೆಎಣ್ಣೆ ಆಮದು ಮಾಡಿಕೊಳ್ಳಲು ಸಹ ಕೇಂದ್ರ ಸರ್ಕಾರವು ಆಮದುದಾರರಿಗೆ ಅವಕಾಶ ನೀಡಿದೆ.

ಐಪಿಒ: ಸೆಬಿಗೆ ದಾಖಲೆಪತ್ರ ಸಲ್ಲಿಸಿದ ಸ್ನ್ಯಾಪ್‌ಡೀಲ್

ನವದೆಹಲಿ (ಪಿಟಿಐ): ಇ–ಕಾಮರ್ಸ್ ವಹಿವಾಟು ನಡೆಸುವ ಸ್ನ್ಯಾಪ್‌ಡೀಲ್ ಕಂಪನಿಯು ತನ್ನ ಷೇರುಗಳನ್ನು ಸಾರ್ವಜನಿಕರ ಖರೀದಿಗೆ ಮುಕ್ತಗೊಳಿಸುವ (ಐಪಿಒ) ಪ್ರಕ್ರಿಯೆಯ ಭಾಗವಾಗಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ಪ್ರಾಥಮಿಕ ದಾಖಲೆ ಪತ್ರಗಳನ್ನು ಸಲ್ಲಿಸಿದೆ.

ಕಂಪನಿಯು ₹ 1,250 ಕೋಟಿ ಮೌಲ್ಯದ ಹೊಸ ಈಕ್ವಿಟಿ ಷೇರುಗಳನ್ನು ಹಾಗೂ ಆಫರ್ ಫಾರ್ ಸೇಲ್ (ಒಎಫ್‌ಎಸ್) ಮೂಲಕ 3.07 ಕೋಟಿ ಈಕ್ವಿಟಿ ಷೇರುಗಳನ್ನು ಮಾರಾಟ ಮಾಡಲು ಉದ್ದೇಶಿಸಿದೆ. ಮಾರುಕಟ್ಟೆ ಮೂಲಗಳ ಪ್ರಕಾರ, ₹ 11,250 ಕೋಟಿಯಿಂದ ₹ 12,750 ಕೋಟಿ ಮೊತ್ತವನ್ನು ಕಂಪನಿ ಐಪಿಒ ಮೂಲಕ ಸಂಗ್ರಹಿಸುವ ನಿರೀಕ್ಷೆ ಇದೆ.

'ಎನ್‌ಎಚ್‌ಎಐ ಆದಾಯ ಹೆಚ್ಚಲಿದೆ'

ನವದೆಹಲಿ (ಪಿಟಿಐ): ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ಹೆದ್ದಾರಿ ಶುಲ್ಕದ ಮೂಲಕ ಸಂಗ್ರಹಿಸುವ ವಾರ್ಷಿಕ ಆದಾಯವು ಮುಂದಿನ ಮೂರು ವರ್ಷಗಳಲ್ಲಿ ₹ 1.40 ಲಕ್ಷ ಕೋಟಿಗೆ ತಲುಪಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಪ್ರಾಧಿಕಾರವು ರಸ್ತೆ ಶುಲ್ಕದ ಮೂಲಕ ಈಗ ಸಂಗ್ರಹಿಸುತ್ತಿರುವ ಆದಾಯವು ವಾರ್ಷಿಕ ₹ 40 ಸಾವಿರ ಕೋಟಿ. ದೇಶದ ಮೂಲಸೌಕರ್ಯ ವಲಯದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರಿಗೆ ಭಾರಿ ಅವಕಾಶ ಇದೆ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಕಚ್ಚಾ ತೈಲ ಉತ್ಪಾದನೆ ಶೇ 2ರಷ್ಟು ಇಳಿಕೆ

ನವದೆಹಲಿ (ಪಿಟಿಐ): ದೇಶದಲ್ಲಿ ಕಚ್ಚಾ ತೈಲ ಉತ್ಪಾದನೆಯು ಕಳೆದ ವರ್ಷದ ನವೆಂಬರ್‌ಗೆ ಹೋಲಿಸಿದರೆ ಈ ವರ್ಷದ ನವೆಂಬರ್‌ನಲ್ಲಿ ಶೇಕಡ 2ರಷ್ಟು ಇಳಿಕೆ ಆಗಿದೆ.

2020ರ ನವೆಂಬರ್‌ನಲ್ಲಿ 24.8 ಲಕ್ಷ ಟನ್ ಕಚ್ಚಾ ತೈಲ ಉತ್ಪಾದನೆ ಆಗಿತ್ತು. ಈ ಬಾರಿಯ ನವೆಂಬರ್‌ನಲ್ಲಿ 24.3 ಲಕ್ಷ ಟನ್‌ಗೆ ಇಳಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಕಚ್ಚಾ ತೈಲ ಉತ್ಪಾದನೆಯಲ್ಲಿ ಇಳಿಕೆ ಆಗಿರುವುದೇ ಇದಕ್ಕೆ ಕಾರಣ.

ಒಎನ್‌ಜಿಸಿ ಕಳೆದ ವರ್ಷದ ನವಂಬರ್‌ಗೆ ಹೋಲಿಸಿದರೆ ಈ ವರ್ಷದ ನವೆಂಬರ್‌ನಲ್ಲಿ ಶೇ 3ರಷ್ಟು ಕಡಿಮೆ ಉತ್ಪಾದನೆ ಮಾಡಿದೆ. ಒಐಎಲ್ ಉತ್ಪಾದನೆ 2.43 ಲಕ್ಷ ಟನ್‌ನಿಂದ 2.41 ಲಕ್ಷ ಟನ್‌ಗೆ ಇಳಿಕೆ ಆಗಿದೆ.

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ನವೆಂಬರ್ ಅವಧಿಯಲ್ಲಿ ಕಚ್ಚಾ ತೈಲ ಉತ್ಪಾದನೆ 1.98 ಕೋಟಿ ಟನ್ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 2.74ರಷ್ಟು ಇಳಿಕೆ ಆಗಿದೆ.

ಸಿಟಿಬ್ಯಾಂಕ್: ಎಕ್ಸಿಸ್ ಬ್ಯಾಂಕ್ ಅತಿದೊಡ್ಡ ಬಿಡ್ಡರ್

ನವದೆಹಲಿ (ಪಿಟಿಐ): ಸಿಟಿ ಬ್ಯಾಂಕ್‌ನ ಗ್ರಾಹಕ ಬ್ಯಾಂಕಿಂಗ್ ವಹಿವಾಟುಗಳ ಖರೀದಿಗೆ ಎಕ್ಸಿಸ್ ಬ್ಯಾಂಕ್ ಅತಿಹೆಚ್ಚಿನ ಮೊತ್ತದ ಬಿಡ್ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

ಭಾರತದಲ್ಲಿ ಗ್ರಾಹಕ ಬ್ಯಾಂಕಿಂಗ್ ವಹಿವಾಟಿನಿಂದ ನಿರ್ಗಮಿಸುವುದಾಗಿ ಸಿಟಿ ಬ್ಯಾಂಕ್ ಏಪ್ರಿಲ್‌ನಲ್ಲಿ ಪ್ರಕಟಿಸಿದೆ. ಕ್ರೆಡಿಟ್ ಕಾರ್ಡ್, ರಿಟೇಲ್ ಬ್ಯಾಂಕಿಂಗ್, ಗೃಹಸಾಲ, ಆಸ್ತಿ ನಿರ್ವಹಣೆ ಸೇವೆಗಳು ಈ ವಹಿವಾಟಿನ ಅಡಿಯಲ್ಲಿ ಇವೆ. ಸಿಟಿ ಬ್ಯಾಂಕ್ ತನ್ನ ಗ್ರಾಹಕ ಬ್ಯಾಂಕಿಂಗ್ ವಿಭಾಗದಲ್ಲಿ ದೇಶದಲ್ಲಿ 35 ಶಾಖೆಗಳನ್ನು, ಅಂದಾಜು ನಾಲ್ಕು ಸಾವಿರ ನೌಕರರನ್ನು ಹೊಂದಿದೆ.

ಬ್ಯಾಂಕ್‌ನ ಗ್ರಾಹಕ ಬ್ಯಾಂಕಿಂಗ್‌ನ ಮೌಲ್ಯ ಅಂದಾಜು ₹ 13 ಸಾವಿರ ಕೋಟಿ ಆಗಬಹುದು ಎನ್ನಲಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ಕೇಳಿ ಎಕ್ಸಿಸ್ ಬ್ಯಾಂಕ್ ಮತ್ತು ಸಿಟಿಬ್ಯಾಂಕ್‌ಗೆ ಸಲ್ಲಿಸಿದ ಇಮೇಲ್‌ಗೆ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಪ್ರಶ್ನೋತ್ತರ



ಯು.ಪಿ.ಪುರಾಣಿಕ್
ಬ್ಯಾಂಕಿಂಗ್–ಹಣಕಾಸು ತಜ್ಞ
uppuranik@gmail.com
ಮೊ: 9448015300

ಚಂದ್ರಮೋಹನ್, ಬಳ್ಳಾರಿ

- **ಪ್ರಶ್ನೆ: ನನ್ನ ಸ್ನೇಹಿತನೊಬ್ಬನಿಗೆ ₹ 25 ಸಾವಿರ ಕೈಗಡವಾಗಿ ಕೊಟ್ಟು ಆತನಿಂದ ₹ 25 ಸಾವಿರಕ್ಕೆ ಚೆಕ್ ಪಡೆದಿದ್ದೇನೆ. ಆತ ಹಣ ಕೊಡುತ್ತಿಲ್ಲ. ಕಾನೂನು ಕ್ರಮ ಕೈಗೊಳ್ಳಲು ಸಲಹೆ ನೀಡಿ.**

ಉತ್ತರ: ಚೆಕ್, ಡಿ.ಡಿ. ನಗದೀಕರಿಸಲು ಇರುವ ಅವಧಿ 90 ದಿನಗಳು ಮಾತ್ರ. ನೀವು ಪಡೆದ ಚೆಕ್‌ನ ತಾರೀಕಿನಿಂದ ಇದುವರೆಗೆ 90 ದಿನಗಳು ಆಗದೇ ಇರುವಲ್ಲಿ ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆ್ಯಕ್ಟ್‌ನ 138ನೇ ಸೆಕ್ಷನ್ ಅಡಿ ಚೆಕ್ ಅನ್ನು ಬ್ಯಾಂಕ್‌ಗೆ ನೀಡಿ. ಅದು ಬೌನ್ಸ್ ಆದಲ್ಲಿ ನ್ಯಾಯಾಲಯದಲ್ಲಿ ಹಣ ವಸೂಲಾತಿಗೆ ದಾವೆ ಹೂಡಬಹುದು. ಚೆಕ್ ಬೌನ್ಸ್ ಆದಲ್ಲಿ ಅದಕ್ಕೆ ಕಾರಣವೇನೆಂದು ಬ್ಯಾಂಕ್ ನೀಡುವ ಮೆಮೊವನ್ನು ಕೋರ್ಟ್‌ಗೆ ಹಾಜರುಪಡಿಸಬೇಕಾಗುತ್ತದೆ. ಹೀಗೆ ಚೆಕ್ ಬೌನ್ಸ್ ಆದ 15 ದಿನಗಳೊಳಗೆ ದಾವೆ ದಾಖಲು ಮಾಡಬೇಕು. ದಾವೆ ದಾಖಲು ಮಾಡುವ ಮುನ್ನ ಚೆಕ್ ಮತ್ತು ಬ್ಯಾಂಕ್ ಮೆಮೊ ನಕಲು ಪ್ರತಿ ಇಟ್ಟುಕೊಳ್ಳಿ. ಸಾಧ್ಯವಾದರೆ ಇತರರಿಗೆ ಸಾಲ ನೀಡುವುದಾಗಲಿ, ನೀವು ಇತರರಿಂದ ಸಾಲ ಪಡೆಯುವುದಾಗಲಿ ಮಾಡದಿರಿ. ಹಣದ ವ್ಯವಹಾರದ ಅಜಾಗರೂಕತೆಯಿಂದಾಗಿ ಜೀವನದ ನೆಮ್ಮದಿ ಭಂಗವಾಗುತ್ತದೆ.

ಶ್ರೀಪಾದ ಹೆಗಡೆ, ಸಿದ್ದಾಪುರ, ಉ.ಕ.

- **ಪ್ರಶ್ನೆ: ನೀವು ಬಹು ಉಪಯುಕ್ತವಾದ ಸಲಹೆಗಳನ್ನು ನೀಡುತ್ತೀರಿ. ನಿಮ್ಮ ಪ್ರಶ್ನೋತ್ತರದಿಂದ ಪ್ರಭಾವಿತನಾಗಿ ನಾನು ಕಳೆದ ವರ್ಷ ಎರಡು ಎಕರೆ ಜಮೀನು ಕೊಂಡಿದ್ದೇನೆ. ಇದನ್ನು ಅಡಿಕೆ ತೋಟ ಮಾಡಬೇಕೆಂದಿದ್ದೇನೆ. ನನಗೆ ಈಗಾಗಲೇ ಮೂರು ಎಕರೆ ಅಡಿಕೆ ತೋಟ ಇದೆ. ಉಪ ಬೆಳೆ; ಬಾಳೆ, ಕಾಳುಮೆಣಸು ಹಾಗೂ ಏಲಕ್ಕಿ ಇದೆ. ಎಲ್ಲಾ ಕೃಷಿ ಉತ್ಪನ್ನಗಳಿಂದ ನನ್ನ ವಾರ್ಷಿಕ ಕನಿಷ್ಠ ಆದಾಯ ₹ 4 ಲಕ್ಷದಿಂದ ₹ 5 ಲಕ್ಷ. ಕೃಷಿ ಆದಾಯಕ್ಕೆ ಎಷ್ಟರ ತನಕ ತೆರಿಗೆ ವಿನಾಯಿತಿ ಇದೆ? ನನ್ನ ಮಗ ನನ್ನೊಡನೆ ಇದ್ದು ಕೃಷಿ ಮಾಡುತ್ತಾನೆ. ಉತ್ತಮ, ಭದ್ರವಾದ ಉಳಿತಾಯ ಯೋಜನೆ ತಿಳಿಸಿ.**

ಉತ್ತರ: ಸೆಕ್ಷನ್ 10 (1) ಆಧಾರದ ಮೇಲೆ ಕೃಷಿ ಆದಾಯಕ್ಕೆ ಯಾವುದೇ ಮಿತಿ ಇಲ್ಲದೆ ಸಂಪೂರ್ಣ ತೆರಿಗೆ ವಿನಾಯಿತಿ ಇದೆ. ನಿಮ್ಮದು ವಾರ್ಷಿಕವಾಗಿ ಬರುವ ಆದಾಯವಾದ್ದರಿಂದ ಮುಂದಿನ ವರ್ಷ ಕೃಷಿ ಮಾಡಲು ಬರುವ ಖರ್ಚು ಕಳೆದು ಉಳಿದ ಹಣ ಎರಡು ಭಾಗ ಮಾಡಿ. ತಿಂಗಳಿಗೆ ಖರ್ಚು ಆಗುವಂತೆ ಒಂದು ಭಾಗವನ್ನು ಅಂಚೆ ಕಚೇರಿ ತಿಂಗಳ ಬಡ್ಡಿ ಪಡೆಯುವ (MIS) ಯೋಜನೆಯಲ್ಲಿ ಇಡಿ. ಇಲ್ಲಿ ವ್ಯಕ್ತಿಯೊಬ್ಬ ಗರಿಷ್ಠ ₹ 4.50 ಲಕ್ಷ ಇಡಬಹುದು. ಉಳಿದ ಹಣ ಬ್ಯಾಂಕ್‌ನಲ್ಲಿ ಒಮ್ಮೆಲೇ ಬಡ್ಡಿ ಬರುವ ಠೇವಣಿಯಲ್ಲಿ ಐದು ವರ್ಷಗಳ ಅವಧಿಗೆ ಇರಿಸುತ್ತಾ ಬನ್ನಿ. ಇದರಿಂದ ನಿಮ್ಮ ಠೇವಣಿ ಚಕ್ರಬಡ್ಡಿಯಲ್ಲಿ ಬೆಳೆಯುತ್ತದೆ. ಇದೇ ವೇಳೆ ಹೀಗೆ ಹಣ ಕೂಡಿಟ್ಟು ಮುಂದೆ ಇನ್ನೂ ಹೆಚ್ಚಿನ ಜಮೀನು ಕೊಳ್ಳಿರಿ. ಸ್ಥಿರ ಆಸ್ತಿ ಮಾತ್ರ ಸ್ಥಿರ, ಉಳಿದುದೆಲ್ಲ ಚರ ಎನ್ನುವುದು ಸಾರ್ವಕಾಲಿಕ ಸತ್ಯ. ನನ್ನ ಅಂಕಣದಿಂದ ಪ್ರಭಾವಿತರಾಗಿ ಎರಡು ಎಕರೆ ಜಮೀನು ಕೊಂಡಿರುವುದು ಉತ್ತಮ ನಿರ್ಧಾರ.

ನಾಗೇಗೌಡ, ಊರುಬೇಡ

- **ಪ್ರಶ್ನೆ: ಇತ್ತೀಚಿನ ದಿನಗಳಲ್ಲಿ ಸ್ಥಿರ ಆಸ್ತಿ ಮಾರಾಟ ಮಾಡುವವರು ಹಾಗೂ ಕೊಳ್ಳುವವರು ಹೆಚ್ಚಾಗುತ್ತಿದ್ದಾರೆ. ತೆರಿಗೆ ಉಳಿಸಲು ಕಾನೂನಿನಲ್ಲಿ ಇರುವ ಅವಕಾಶ, ತೆರಿಗೆ ದರ, ಲಾಭಾಂಶ ತೊಡಗಿಸಲು ಇರುವ ಅವಧಿ ವಿವರವಾಗಿ ತಿಳಿಸಿ.**

ಉತ್ತರ: ಸ್ಥಿರ ಆಸ್ತಿ ಕೊಂಡ ಮೊತ್ತ ಹಾಗೂ ಅದನ್ನು ಮತ್ತೆ ಮಾರಾಟ ಮಾಡಿ ಬರುವ ಮೊತ್ತದ ನಡುವಿನ ವ್ಯತ್ಯಾಸವನ್ನು ಬಂಡವಾಳ ವೃದ್ಧಿ ಎನ್ನಬಹುದು. ಬಂಡವಾಳ ವೃದ್ಧಿಗೆ ಬರುವ ತೆರಿಗೆಯು 'ಬಂಡವಾಳ ವೃದ್ಧಿ ತೆರಿಗೆ'. ಇಂದಿನ ಬಂಡವಾಳ ವೃದ್ಧಿ ತೆರಿಗೆ ಪ್ರಮಾಣ ಶೇಕಡ 20ರಷ್ಟು. ಇದೇ ವೇಳೆ, ಖರೀದಿಸಿದ ವರ್ಷದಿಂದ ಮಾರಾಟ ಮಾಡುವ ವರ್ಷದವರೆಗಿನ ಹಣದುಬ್ಬರವನ್ನು ಸರ್ಕಾರ ಸಿದ್ಧಪಡಿಸಿದ ಕೋಷ್ಟಕದಂತೆ ಲೆಕ್ಕ ಹಾಕಿದಾಗ ಬರುವ ಮೊತ್ತಕ್ಕೆ ತೆರಿಗೆ ಇರುವುದಿಲ್ಲ.

ತೆರಿಗೆ ವಿನಾಯಿತಿ ಪಡೆಯಲು ಬಂಡವಾಳ ವೃದ್ಧಿಯಿಂದ ಬರುವ ಮೊತ್ತವನ್ನು ಹೂಡಿಕೆ ಮಾಡಲು ಇರುವ ವಿಧಾನ

ಸೆಕ್ಷನ್	ವಿವರಣೆ	ಹೂಡಿಕೆ ಮಾಡಲು ಇರುವ ಸಮಯ
54ಇಸಿ	ನ್ಯಾಷನಲ್ ಹೈವೆ ಅಥಾರಿಟಿ ಆಫ್ ಇಂಡಿಯಾ ಅಥವಾ ರೂರಲ್ ಎಲೆಕ್ಟ್ರಿಫಿಕೇಷನ್. ಬಾಂಡ್ ಅವಧಿ 5 ವರ್ಷ. ಬಡ್ಡಿದರ ಶೇ 5. ಗರಿಷ್ಠ ಮಿತಿ ₹ 50 ಲಕ್ಷ. 5 ವರ್ಷಗಳ ತನಕ ಹಣ ಹಿಂದಕ್ಕೆ ಪಡೆಯುವಂತಿಲ್ಲ. ಬಡ್ಡಿ ಪಡೆಯಬಹುದು	ಮಾರಾಟ ಮಾಡಿದ ತಾರೀಕಿನಿಂದ ಆರು ತಿಂಗಳು ಅಥವಾ ರಿಟರ್ನ್ಸ್ ಫೈಲ್ ಮಾಡುವ ಕೊನೆ ದಿನಾಂಕ, ಇವುಗಳಲ್ಲಿ ಯಾವುದು ಮೊದಲೋ ಅದನ್ನು ಅನುಸರಿಸಬೇಕು.
54ಎಫ್	ಕಟ್ಟಿದ ಮನೆ ಖರೀದಿಸಲು	ಆಸ್ತಿ ಮಾರಾಟ ಮಾಡಿದ ಎರಡು ವರ್ಷಗಳ ಒಳಗೆ
54ಎಫ್	ನಿವೇಶನ ಕೊಂಡು ಅಥವಾ ತನ್ನ ಹೆಸರಿನಲ್ಲಿ ನಿವೇಶನ ಇದ್ದರೆ ಮನೆ ಕಟ್ಟಲು	ಆಸ್ತಿ ಮಾರಾಟ ಮಾಡಿದ ಮೂರು ವರ್ಷದ ಒಳಗೆ
54, 54ಬಿ, 54ಡಿ, 54ಎಫ್, 54ಜಿ ಅಥವಾ 54ಜಿಬಿ	ಮನೆ ಕಟ್ಟಲು ಅಥವಾ ಕೊಳ್ಳಲು ಇರುವ ಅವಧಿಯನ್ನು ಪರಿಗಣಿಸಿ, ಬಂದಿರುವ ಲಾಭವನ್ನು ಬಂಡವಾಳ ಗಳಿಕೆ ಕಾಯ್ದೆ 1988ರ ಅಡಿ ಬ್ಯಾಂಕ್‌ನಲ್ಲಿ ಉಳಿತಾಯ ಅಥವಾ ಅವಧಿ ಠೇವಣಿಯಲ್ಲಿ ತೊಡಗಿಸಬೇಕು	ಆಸ್ತಿ ಮಾರಾಟ ಮಾಡಿದ ತಾರೀಕಿನಿಂದ ಆರ್ಥಿಕ ವರ್ಷಕ್ಕೆ ಅನುಗುಣವಾಗಿ ರಿಟರ್ನ್ಸ್ ಫೈಲ್ ಮಾಡುವ ಅವಧಿಗೆ ಮುನ್ನ
ವಿ.ಸೂ.	ಮೇಲೆ ವಿವರಿಸಿದ ಅವಧಿಯೊಳಗೆ ಹೂಡಿಕೆ ಮಾಡದೇ ಇರುವಲ್ಲಿ ಹಾಗೂ ಮನೆ ಕಟ್ಟುವುದು ಅಥವಾ ಕೊಳ್ಳುವುದು ಮಾಡದಿರುವಲ್ಲಿ ಬಂಡವಾಳ ವೃದ್ಧಿ ತೆರಿಗೆ ವಿನಾಯಿತಿ ಪಡೆಯುವಂತಿಲ್ಲ.	

ಹಣಕಾಸು, ತೆರಿಗೆ ಸಮಸ್ಯೆಗೆ ಪರಿಹಾರ
ಹಣಕಾಸಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಪತ್ರದಲ್ಲಿ (ದೂರವಾಣಿ ಸಂಖ್ಯೆ ಸಹಿತ) ಬರೆದು ಕಳುಹಿಸಿ.
ವಿಳಾಸ: ಪ್ರಶ್ನೋತ್ತರ, ವಾಣಿಜ್ಯ ವಿಭಾಗ, ಪ್ರಜಾವಾಣಿ, ನಂ.75, ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು–560001.
ಇ–ಮೇಲ್: businessdesk@prajavani.co.in

ಮುಂಬೈ ಧಾರಣೆ

ಶೇಂಗಾ 21-12-2021

ಜಾವಾ 70/80(ಹೊಸ)	10450-10500
ಜಾವಾ 80/90(ಹೊಸ)	10350-10400
ದಪ್ಪ ಮಧ್ಯಪ್ರದೇಶ(ಹೊಸ)	9700-9800
ದಪ್ಪ ಗುಜರಾತ್(ಹೊಸ)	8800-8900

ಶೇಂಗಾ ಎಣ್ಣೆ (10 ಕೆಜಿಗೆ)

ಕಚ್ಚಾ (ತೆರಿಗೆ ಬಿಟ್ಟು)	1290 (1300)
ಒಂದು ವಾರದ ಡೆಲಿವರಿ	1285 (1295)
ಸೋಯಾ ಕಚ್ಚಾ	1130 (1137)
ಪಾಮ್ ವಾರದ ಡೆಲಿವರಿ	1128 (1144)
ಸೂರ್ಯಕಾಂತಿ ಎಣ್ಣೆ ಕಚ್ಚಾ	1160 (1170)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಅಪರಂಜಿ ಚಿನ್ನ 10ಗ್ರಾಂ	48,200 (48,300)
ಬೆಳ್ಳಿ ಕೆ.ಜಿ	61,650 (61,100)

ಆವರಣದಲ್ಲಿ ಹಿಂದಿನ ದಿನದ ಧಾರಣೆ

ಎಂಟನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿ ಇಂದಿನಿಂದ: ಎರಡು ವರ್ಷಗಳ ನಂತರ ಕಬಡ್ಡಿ ಕಲರವ

ಶುಭಾರಂಭದ ನಿರೀಕ್ಷೆಯಲ್ಲಿ ಬೆಂಗಳೂರು

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೋವಿಡ್ ಸೃಷ್ಟಿಸಿದ ಬಿಕ್ಕಟ್ಟಿನಿಂದಾಗಿ ಎರಡು ವರ್ಷಗಳಿಂದ ಸ್ಥಗಿತವಾಗಿದ್ದ ಪ್ರೊ ಕಬಡ್ಡಿ ಲೀಗ್ ಟೂರ್ನಿ ಬುಧವಾರದಿಂದ ಮತ್ತೆ ಆರಂಭವಾಗಲಿದೆ. ಎಂಟನೇ ಆವೃತ್ತಿಯ ಲೀಗ್ ಟೂರ್ನಿಯನ್ನು ವೈಟ್‌ಫೀಲ್ಡ್‌ನಲ್ಲಿರುವ ಶೆರಟನ್ ಗ್ರ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಬಯೋಬಬಲ್ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಲೀಗ್‌ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳು ಮುಖಾಮುಖಿಯಾಗಲಿವೆ. ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಸ್ಪರ್ಧಿಸಲಿವೆ. ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿಲ್ಲ. ಮಷಾಲ್ ಸ್ಪೋರ್ಟ್ಸ್ ಆಯೋಜಿಸುತ್ತಿರುವ ಟೂರ್ನಿಯಲ್ಲಿ ರೌಂಡ್ ರಾಬಿನ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ.

ಟೂರ್ನಿಯ ಮೊದಲು ನಾಲ್ಕು ದಿನಗಳು 'ಟ್ರಿಪಲ್ ಹೆಡರ್' (ಪ್ರತಿದಿನ ಮೂರು ಪಂದ್ಯಗಳು) ನಡೆಯಲಿದ್ದು, ಬಳಿಕ ಪ್ರತಿ ಶನಿವಾರ ಮೂರು ಪಂದ್ಯಗಳು ಆಯೋಜನೆಯಾಗಲಿವೆ. ಸೆಮಿಫೈನಲ್ ಮತ್ತು ಫೈನಲ್ ಸೇರಿ ಒಟ್ಟು 137 ಪಂದ್ಯಗಳು ನಡೆಯಲಿದ್ದು, ಸದ್ಯ 66 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಮೊದಲಾರ್ಧದ ಪಂದ್ಯಗಳು ಜನವರಿ 20ರವರೆಗೆ ನಡಯಲಿವೆ.

ಬೆಂಗಳೂರು ಬುಲ್ಸ್‌ಗೆ ಈ ಬಾರಿ ಸ್ಟಾರ್ ರೈಡರ್ ಪವನ್ ಕುಮಾರ್ ಶೆರಾವತ್ ನಾಯಕನಾಗಿದ್ದು, ಹೊಸ ಹುರುಪಿನೊಂದಿಗೆ ಟೂರ್ನಿಗೆ ಸಜ್ಜಾಗಿದ್ದಾರೆ.

ಅನುಭವಿ ಚಂದ್ರನ್ ರಂಜೀತ್ ತಂಡದಲ್ಲಿರುವುದರಿಂದ ಬುಲ್ಸ್ ಬಲ ವೃದ್ಧಿಸಿದೆ. ಕಳೆದ ಬಾರಿ ದಬಂಗ್ ಡೆಲ್ಲಿ ತಂಡದಲ್ಲಿದ್ದ ರಂಜೀತ್ ಮಿಂಚಿನ ಸಾಮರ್ಥ್ಯ ತೋರಿದ್ದರು. ಡಿಫೆನ್ಸ್ ವಿಭಾಗದಲ್ಲಿ ಅಮಿತ್ ಶೆರಾನ್, ಸೌರಭ್ ನಂದಾಲ್ ಹಾಗೂ ಮಹೇಂದ್ರ ಸಿಂಗ್ ತಂಡದ ಶಕ್ತಿಯಾಗಿದ್ದಾರೆ. ರೋಹಿತ್ ಕುಮಾರ್ ಈ ಸಲ ತೆಲುಗು ಟೈಟನ್ಸ್ ಸಾರಥ್ಯ ವಹಿಸಿದ್ದಾರೆ.

ಯು ಮುಂಬಾ ತಂಡಕ್ಕೆ ನಾಯಕ ಫಜಲ್ ಅತ್ರಾಚಲಿ ಅವರು ಶಕ್ತಿ ತುಂಬಲಿದ್ದಾರೆ. ಅವರ ಡಿಫೆನ್ಸ್ ಸಾಮರ್ಥ್ಯವು ಬುಲ್ಸ್ ತಂಡಕ್ಕೆ ಅಗ್ನಿಪರೀಕ್ಷೆಯಾಗುವ ನಿರೀಕ್ಷೆಯಿದೆ.



ಟ್ರೋಫಿಯೊಂದಿಗೆ 12 ತಂಡಗಳ ನಾಯಕರು: (ಎಡದಿಂದ) ರೋಹಿತ್ ಕುಮಾರ್ (ತೆಲುಗು ಟೈಟನ್ಸ್), ಪ್ರಶಾಂತ್ ಕುಮಾರ್ ರೈ (ಪಟ್ನಾ ಪೈರೇಟ್ಸ್), ಫಜಲ್ ಅತ್ರಾಚಲಿ (ಯು ಮುಂಬಾ), ಜೋಗಿಂದರ್ ನರ್ವಾಲ್ (ದಬಾಂಗ್ ಡೆಲ್ಲಿ), ನಿತಿನ್ ತೋಮರ್ (ಪುಣೇರಿ ಪಲ್ಟನ್) ವಿಕಾಸ್ ಖಂಡೋಲ (ಹರಿಯಾಣ ಸ್ಟೀಲರ್ಸ್), ಸುನಿಲ್ ಕುಮಾರ್ (ಗುಜರಾತ್ ಜೈಂಟ್ಸ್), ಪವನ್ ಶೆರಾವತ್ (ಬೆಂಗಳೂರು ಬುಲ್ಸ್), ನಿತೇಶ್ ಕುಮಾರ್ (ಯುಪಿ ಯೋಧಾ), ಸುರ್ಜೀತ್ ಸಿಂಗ್ (ತಮಿಳ್ ತಲೈವಾಸ್), ದೀಪಕ್ ಹೂಡಾ (ಜೈಪುರ ಪಿಂಕ್ ಪ್ಯಾಂಥರ್ಸ್), ಮಣಿಂದರ್ ಸಿಂಗ್ (ಬೆಂಗಾಲ್ ವಾರಿಯರ್ಸ್).

vivo PRO KABADDI

ಒಳಾಂಗಣ ಕ್ರೀಡೆಗಳಿಗೆ ಈ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಮಾದರಿಯಾಗಿಸಲು ಪ್ರಯತ್ನಿಸಲಿದ್ದೇವೆ.
ಅನುಪಮ್ ಗೋಸ್ವಾಮಿ
ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮಷಾಲ್ ಸ್ಪೋರ್ಟ್ಸ್

- ಕಳೆದ ಬಾರಿಯ ಚಾಂಪಿಯನ್ (2019): **ಬೆಂಗಾಲ್ ವಾರಿಯರ್ಸ್**
- ರನ್ನರ್ಸ್ ಅಪ್: **ದಬಾಂಗ್ ಡೆಲ್ಲಿ**
- ಶ್ರೇಷ್ಠ ರೈಡರ್ : **ಪವನ್ ಶೆರಾವತ್**
- ಶ್ರೇಷ್ಠ ಡಿಫೆಂಡರ್ **ಫಜಲ್ ಅತ್ರಾಚಲಿ**

ಇಂದಿನ ಪಂದ್ಯ (ರಾತ್ರಿ)

ಬೆಂಗಳೂರು ಬುಲ್ಸ್ Vs ಯು ಮುಂಬಾ	7.30
ತೆಲುಗು ಟೈಟನ್ಸ್ ತಮಿಳ್ ತಲೈವಾಸ್	8.30
ಬೆಂಗಾಲ್ ವಾರಿಯರ್ಸ್ ಯುಪಿ ಯೋಧಾ	9.30

ಲೈವ್: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

ಬಹುಮಾನ ಮೊತ್ತ

₹3 ಕೋಟಿ ಪ್ರಶಸ್ತಿ ವಿಜೇತರಿಗೆ

₹1.80 ಕೋಟಿ ರನ್ನರ್ಸ್ಅಪ್

ಹೆಚ್ಚು ಬಾರಿ ಪ್ರಶಸ್ತಿ ವಿಜೇತ ತಂಡ: ಪಾಟ್ನಾ ಪೈರೇಟ್ಸ್ (3)

ಮೊದಲಾರ್ಧದಲ್ಲಿ ಬೆಂಗಳೂರು ಬುಲ್ಸ್ ಪಂದ್ಯಗಳು

ದಿನಾಂಕ	ಎದುರಾಳಿ	ಪಂದ್ಯ (ರಾತ್ರಿ)
ಡಿ.22	ಯು ಮುಂಬಾ	7.30
ಡಿ.24	ತಮಿಳ್ ತಲೈವಾಸ್	8.30
ಡಿ.26	ಬೆಂಗಾಲ್ ವಾರಿಯರ್ಸ್	8.30
ಡಿ.30	ಹರಿಯಾಣ ಸ್ಟೀಲರ್ಸ್	8.30
ಜ.1	ತೆಲುಗು ಟೈಟನ್ಸ್	8.30
ಜ.2	ಪುಣೇರಿ ಪಲ್ಟನ್	8.30
ಜ.6	ಜೈಪುರ ಪಿಂಕ್ ಪ್ಯಾಂಥರ್ಸ್	8.30
ಜ.9	ಯುಪಿ ಯೋಧಾ	8.30
ಜ.12	ದಬಾಂಗ್ ಡೆಲ್ಲಿ	8.30
ಜ.14	ಗುಜರಾತ್ ಜೈಂಟ್ಸ್	8.30
ಜ.16	ಪಾಟ್ನಾ ಪೈರೇಟ್ಸ್	8.30

ಕಹಿ ನೆನಪು ಬಿಚ್ಚಿಟ್ಟ ಅಶ್ವಿನ್

ನವದೆಹಲಿ (ಪಿಟಿಐ): ಎರಡು ವರ್ಷಗಳ ಹಿಂದೆ ಕ್ರಿಕೆಟ್‌ನಿಂದ ವಿಮುಖರಾಗುವಂತಹ ಕಹಿ ಘಟನೆಗಳು ತಮ್ಮ ವೃತ್ತಿಜೀವನದಲ್ಲಿ ಆಗಿದ್ದವು. ಅದರಲ್ಲೂ ಆಗಿನ ಕೋಚ್ ರವಿಶಾಸ್ತ್ರಿಯವರ ಹೇಳಿಕೆಯೊಂದು ಅಪಾರವಾಗಿ ಘಾಸಿಗೊಳಿಸಿತ್ತು ಎಂದು ಭಾರತ ತಂಡದ ಆಫ್‌ಸ್ಪಿನ್ನರ್ ಆರ್. ಅಶ್ವಿನ್ ಹೇಳಿದ್ದಾರೆ.

'ಇಎಸ್‌ಪಿಎನ್‌ಕ್ರಿಕ್‌ಇನ್ಫೋ'ಗೆ ನೀಡಿರುವ ಸಂದರ್ಶನದಲ್ಲಿ ಅವರು ತಮ್ಮ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

'2019ರಲ್ಲಿ ಆಸ್ಟ್ರೇಲಿಯಾದಲ್ಲಿ ಕುಲದೀಪ್ ಯಾದವ್ ಐದು ವಿಕೆಟ್ ಗೊಂಚಲು ಗಳಿಸಿದ್ದರು. ಆಗ ಕೋಚ್ ರವಿಶಾಸ್ತ್ರಿಯವರು ವಿದೇಶದಲ್ಲಿ ಅಗ್ರಮಾನ್ಯ ಸ್ಪಿನ್ನರ್ ಎಂದರೆ ಕುಲದೀಪ್ ಯಾದವ್ ಮಾತ್ರ ಎಂಬ ಹೇಳಿಕೆ ನೀಡಿದ್ದರು. ಕುಲದೀಪ್ ಐದು ವಿಕೆಟ್ ಗಳಿಸಿದ್ದು ನನಗೂ ಸಂತಸ ತಂದಿತ್ತು. ಏಕೆಂದರೆ ಆಸ್ಟ್ರೇಲಿಯಾದಲ್ಲಿ ಸ್ಪಿನ್ನರ್ ಈ ಸಾಧನೆ ಮಾಡುವುದು ಎಂತಹ ಕಷ್ಟದ ಕೆಲಸ ಎಂಬ ಅರಿವು ನನಗಿದೆ. ಆ ಪಂದ್ಯದಲ್ಲಿ ನಾನು ಕೂಡ ಉತ್ತಮವಾಗಿ ಬೌಲಿಂಗ್ ಮಾಡಿದ್ದೆ. ಆದರೆ ಐದು ವಿಕೆಟ್ ಪಡೆದಿರಲಿಲ್ಲ. ರವಿ ಹೇಳಿಕೆಯಿಂದಾಗಿ ನಾನು ಇಳಿದುಹೋಗಿದ್ದೆ. ಬಸ್ ಕೆಳಗೆ ನನ್ನನ್ನು ತಳ್ಳಿ, ನಜ್ಜುಗುಜ್ಜು ಮಾಡಿದಂತಾಗಿತ್ತು. ರವಿ ಶಾಸ್ತ್ರಿ ಬಗ್ಗೆ ಎಲ್ಲರಂತೆ ನನಗೂ ಅಪಾರ ಗೌರವವಿದೆ' ಎಂದಿದ್ದಾರೆ.

'ತಂಡದ ಸಹ ಆಟಗಾರ ಚೆನ್ನಾಗಿ ಆಡಿದಾಗ ಸಂತಸದಲ್ಲಿ ಭಾಗವಹಿಸುವುದು ನಮ್ಮೆಲ್ಲರಿಗೂ ಕಲಿಸಲಾಗಿರುತ್ತದೆ. ಇದು ಕ್ರೀಡಾಸ್ಫೂರ್ತಿಯೂ ಹೌದು. ಕುಲದೀಪ್ ಯಶಸ್ಸನ್ನು ನಾನು ಮನತುಂಬಿ ಅಭಿನಂದಿಸಿದ್ದೆ. ಆದರೆ, ಅವತ್ತು ನಡೆದ ಸಂತೋಷಕೂಟಕ್ಕೆ ಹೋಗಲು ರವಿ ಮಾತು ಕಾಡಿತ್ತು. ನಾನು ಹೋಟೆಲ್ ಕೋಣೆಗೆ ಮರಳಿದೆ. ಪತ್ನಿ, ಮಕ್ಕಳೊಂದಿಗೆ ಮಾತನಾಡಿದೆ. ಮರಳಿ ಸಂತೋಷಕೂಟಕ್ಕೆ ತೆರಳಿದೆ. ಏಕೆಂದರೆ, ನಾವು ಆಸ್ಟ್ರೇಲಿಯಾದಲ್ಲಿ ಸರಣಿ ಜಯಿಸಿದ್ದೆವು. ಅದನ್ನು ಸಂಭ್ರಮಿಸುವ ಅವಕಾಶವನ್ನು ಬಿಡುವುದಾದರೂ ಹೇಗೆ? ಆದ್ದರಿಂದ ತಂಡದೊಂದಿಗೆ ಸೇರಿಕೊಂಡೆ' ಎಂದು ಅಶ್ವಿನ್ ವಿವರಿಸಿದರು.



ಆರ್. ಅಶ್ವಿನ್

ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್: ಮತ್ತೆ ಕಾಡಿದ ಶಾರೂಕ್ ಖಾನ್; ಜಗದೀಶನ್ ಶತಕ

ಮುಗ್ಗರಿಸಿದ ಕರ್ನಾಟಕ; ಸೆಮಿಗೆ ತಮಿಳುನಾಡು

ಜೈಪುರ: ಮನೀಷ್ ಪಾಂಡೆ ನಾಯಕತ್ವದ ಕರ್ನಾಟಕ ತಂಡದ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶದ ಕನಸು ಭಗ್ನವಾಯಿತು.

ಮಂಗಳವಾರ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ ಎನ್. ಜಗದೀಶನ್ (102; 101ಎ) ಮತ್ತು ಅರ್ಧ ಡಜನ್ ಸಿಕ್ಸರ್ ಸಿಡಿಸಿದ ಶಾರೂಕ್ ಖಾನ್ (ಅಜೇಯ 79; 39ಎ) ಅಬ್ಬರದ ಬ್ಯಾಟಿಂಗ್‌ನಿಂದಾಗಿ ತಮಿಳುನಾಡು ತಂಡವು 151 ರನ್‌ಗಳಿಂದ ಗೆದ್ದಿತು.

ಕೆ.ಎಲ್. ಸೈನಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ತಮಿಳುನಾಡು 50 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 354 ರನ್ ಗಳಿಸಿತು. ಕರ್ನಾಟಕ ತಂಡವು 39 ಓವರ್‌ಗಳಲ್ಲಿ 203 ರನ್‌ಗಳಿಗೆ ಆಲೌಟ್ ಆಗಲು ಸ್ಪಿನ್ನರ್ ವಾಷಿಂಗ್ಟನ್ ಸುಂದರ್ (43ಕ್ಕೆ3) ಮತ್ತು ಆರ್. ಸಿಲಂಬರಸನ್ (36ಕ್ಕೆ4) ಕಾರಣರಾದರು.

ಆರನೇ ಓವರ್‌ನಲ್ಲಿ ಬಾಬಾ ಅಪರಾಜಿತ್ ವಿಕೆಟ್ ಗಳಿಸಿದ ವೈಶಾಖ ವಿಜಯಕುಮಾರ್ ಉತ್ತಮ ಆರಂಭ ಒದಗಿಸಿದರು. ಆದರೆ, ಜಗದೀಶನ್ ಮತ್ತು ಸಾಯಿಕಿಶೋರ್ (61; 71ಎ) ಎರಡನೇ ವಿಕೆಟ್ ಜೊತೆಯಾಟದಲ್ಲಿ 147 ರನ್ ಸೇರಿಸಿ ಇನಿಂಗ್ಸ್‌ಗೆ ಭದ್ರತೆ ಒದಗಿಸಿದರು. 29ನೇ ಓವರ್‌ನವರೆಗೂ ಕರ್ನಾಟಕದ ಬೌಲರ್‌ಗಳು ವಿಕೆಟ್ ಲಭಿಸದೇ ಪರದಾಡಿದರು.

ಸಾಯಿಕಿಶೋರ್ ವಿಕೆಟ್ ಗಳಿಸಿದ ಕೆಸಿ ಕಾರ್ಯಪ್ಪ ಜೊತೆಯಾಟವನ್ನು ಮುರಿದರು. ಆದರೆ ಇನ್ನೊಂದು ಬದಿಯಲ್ಲಿದ್ದ ಜಗದೀಶನ್ ಆಟಕ್ಕೆ ತಡೆಯೊಡ್ಡಲು ಬೌಲರ್‌ಗಳು ನಡೆಸಿದ ಪ್ರಯತ್ನಗಳಿಗೆ ಫಲ ಸಿಗಲಿಲ್ಲ. ದಿನೇಶ್ ಕಾರ್ತಿಕ್ ಮತ್ತು ಇಂದ್ರಜೀತ್ ಕೂಡ ಮಹತ್ವದ ಕಾಣಿಕೆ ನೀಡಿದರು. ಪ್ರಸಿದ್ಧ ಕೃಷ್ಣ, ದುಬೆ ಮತ್ತು ಕಾರ್ಯಪ್ಪ ಮಧ್ಯಮಕ್ರಮಾಂಕದ ಬ್ಯಾಟರ್‌ಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾದರು.

ಅವರ ಶ್ರಮಕ್ಕೆ ಶಾರೂಕ್ ಖಾನ್ ತಣ್ಣೀರು ಸುರಿದರು. ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಕರ್ನಾಟಕದ ಸೋಲಿಗೆ ಕಾರಣರಾಗಿದ್ದ ಖಾನ್ ಇಲ್ಲಿಯೂ ಅದೇ ರೀತಿಯ ಆಟವಾಡಿದರು. ಆರು ಸಿಕ್ಸರ್, ಏಳು ಬೌಂಡರಿಗಳನ್ನು ಸಿಡಿಸಿದ ಅವರು ತಂಡದ ಮೊತ್ತವು 350 ರನ್ ದಾಟಲು ಕಾರಣರಾದರು.

ಬ್ಯಾಟಿಂಗ್ ವೈಫಲ್ಯ: ಬೃಹತ್ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ದೇವದತ್ತ ಪಡಿಕ್ಕಲ್ ಖಾತೆ ತೆರೆಯದೇ ಮರಳಿದರು. ರೋಹನ್ ಕದಂ (24) ಮತ್ತು ಕೆ.ವಿ. ಸಿದ್ಧಾರ್ಥ್ (29) ಎರಡನೇ ವಿಕೆಟ್‌ಗೆ 59 ರನ್ ಸೇರಿಸಿದರು. ಸಿಲಂಬರಸನ್ ಬೌಲಿಂಗ್ ನಲ್ಲಿ ರೋಹನ್ ಔಟಾದರೆ, ಸಾಯಿಕಿಶೋರ್ ಎಸೆತದಲ್ಲಿ ಸಿದ್ಧಾರ್ಥ್ ಪೆವಿಲಿಯನ್‌ಗೆ ಮರಳಿದರು. ಆರ್. ಸಮರ್ಥ್ ಇಲ್ಲದ ಕೊರತೆ ತಂಡಕ್ಕೆ ಕಾಡಿತು.

ಮನೀಷ್ ಪಾಂಡೆ (9; 8ಎ) ದೊಡ್ಡ ಇನಿಂಗ್ಸ್ ಕಟ್ಟದಂತೆ ಎಂ ಸಿದ್ಧಾರ್ಥ್ ನೋಡಿಕೊಂಡರು. ಇದು ತಂಡಕ್ಕೆ ಬಹಳ ದೊಡ್ಡ ಪೆಟ್ಟಾಯಿತು. ಮಧ್ಯಮ ಕ್ರಮಾಂಕದಲ್ಲಿ ಅಭಿನವ್ ಮನೋಹರ್ ಮತ್ತು ಶ್ರೀನಿವಾಸ್ ಶರತ್ ಅವರು ಹೋರಾಟ ಮಾಡಿದರಾದರೂ, ತಂಡವನ್ನು ಜಯದತ್ತ ಮುನ್ನಡೆಸುವಲ್ಲಿ ಯಶಸ್ವಿಯಾಗಲಿಲ್ಲ.



ಶಾರೂಕ್ ಖಾನ್ – ಟ್ವಿಟರ್ ಸಂಗ್ರಹ ಚಿತ್ರ

ಸ್ಕೋರ್ ಕಾರ್ಡ್

ತಮಿಳುನಾಡು 8ಕ್ಕೆ 354 (50 ಓವರ್)
ಅಪರಾಜಿತ್ ಸಿ ಶರತ್ ಬಿ ವೈಶಾಖ್ 13 (17ಎ, 4X2), ಜಗದೀಶನ್ ಸಿ ಪಾಂಡೆ ಬಿ ದುಬೆ 102 (101ಎ, 4X9, 6X1), ಸಾಯಿ ಕಿಶೋರ್ ಸಿ ಪ್ರಸಿದ್ಧ ಬಿ ಕಾರ್ಯಪ್ಪ 61 (71ಎ, 4X4, 6X3), ದಿನೇಶ್ ಸಿ ದೇವದತ್ತ ಬಿ ದುಬೆ 44 (37ಎ, 4X4, 6X2), ಇಂದ್ರಜೀತ್ ಸಿ ರೋಹನ್ ಬಿ ಪ್ರಸಿದ್ಧ 31 (24ಎ, 4X3), ವಿಜಯ್ ಎಲ್‌ಬಿಡಬ್ಲ್ಯು ದುಬೆ 3 (5ಎ), ಶಾರೂಕ್ ಔಟಾಗದೆ 79 (39ಎ, 4X7, 6X6), ಸುಂದರ್ ರನೌಟ್ (ಮನೋಹರ್) 0 (1ಎ), ಮಣಿಮಾರನ್ ಸಿ ಶರತ್ ಬಿ ಪ್ರಸಿದ್ಧ 0 (3ಎ), ಸಿಲಂಬರಸನ್ ಔಟಾಗದೆ 1 (2ಎ)
ಇತರೆ (ಬೈ 5, ಲೆಗ್‌ಬೈ 7, ವೈಡ್ 8) 20
ವಿಕೆಟ್ ಪತನ: 1-24 (ಬಾಬಾ ಅಪರಾಜಿತ್, 5.2), 2-171 (ಆರ್. ಸಾಯಿಕಿಶೋರ್, 28.4), 3-229 (ನಾರಾಯಣ್ ಜಗದೀಶನ್, 36.2), 4-240 (ದಿನೇಶ್ ಕಾರ್ತಿಕ್, 38.2), 5-252 (ವಿಜಯ ಶಂಕರ್, 40.1), 6-290 (ಬಾಬಾ ಇಂದ್ರಜೀತ್, 45.2), 7-290 (ವಾಷಿಂಗ್ಟನ್ ಸುಂದರ್, 45.3), 8-290 (ಮಣಿಮಾರನ್ ಸಿದ್ಧಾರ್ಥ್, 45.6)
ಬೌಲಿಂಗ್: ಪ್ರಸಿದ್ಧ ಕೃಷ್ಣ 10–1–57–2, ವಿಜಯಕುಮಾರ್ ವೈಶಾಖ್ 10–1–79–1, ಪ್ರತೀಕ್ ಜೈನ್ 9–0–79–0, ಕೆ.ಸಿ. ಕಾರ್ಯಪ್ಪ 10–0–46–1, ಪ್ರವೀಣ್ ದುಬೆ 10–0–67–3, ಅಭಿನವ್ ಮನೋಹರ್ 1–0–14–0

ಕರ್ನಾಟಕ 203 (39 ಓವರ್)
ರೋಹನ್ ಸಿ ಮತ್ತು ಬಿ ಸಿಲಂಬರಸನ್ 24 (39ಎ, 4X4), ದೇವದತ್ತ ಎಲ್‌ಬಿಡಬ್ಲ್ಯು ಬಿ ಸಂದೀಪ್ 0 (2ಎ), ಸಿದ್ಧಾರ್ಥ್ ಸಿ ಶಾರೂಕ್ ಬಿ ಸಾಯಿ ಕಿಶೋರ್ 29 (31ಎ, 4X3), ಪಾಂಡೆ ಸಿ ಸುಂದರ್ ಬಿ ಮಣಿಮಾರನ್ 9 (8ಎ, 4X1), ಮನೋಹರ್ ಸಿ ಇಂದ್ರಜೀತ್ ಬಿ ಸಿಲಂಬರಸನ್ 34 (32ಎ, 4X2, 6X2), ಶರತ್ ಸಿ ದಿನೇಶ್ ಬಿ ಸಿಲಂಬರಸನ್ 43 (65ಎ, 4X2, 6X2), ದುಬೆ ಸಿ ಸಿದ್ಧಾರ್ಥ್ ಬಿ ಸುಂದರ್ 26 (25ಎ, 4X4), ವೈಶಾಖ್ ಸಿ ಶಾರೂಕ್ ಬಿ ಸುಂದರ್ 5 (3ಎ, 4X1), ಕಾರ್ಯಪ್ಪ ಬಿ ಸಿಲಂಬರಸನ್ 10 (7ಎ, 6X1), ಪ್ರಸಿದ್ಧ ಬಿ ಸುಂದರ್ 8 (12ಎ, 6X1), ಪ್ರತೀಕ್ ಔಟಾಗದೆ 2 (10ಎ)
ಇತರೆ (ಲೆಗ್‌ಬೈ 5, ವೈಡ್ 8) 13
ವಿಕೆಟ್ ಪತನ: 1-0 (ದೇವದತ್ತ ಪಡಿಕ್ಕಲ್, 1.2), 2-59 (ರೋಹನ್ ಕದಂ, 11.1), 3-69 (ಕೆ.ಸಿದ್ಧಾರ್ಥ್, 12.4), 4-74 (ಮನೀಷ್ ಪಾಂಡೆ, 13.4), 5-120 (ಅಭಿನವ್ ಮನೋಹರ್, 23.1), 6-176 (ಪ್ರವೀಣ್ ದುಬೆ, 32.5), 7-182 (ಶ್ರೀನಿವಾಸ್ ಶರತ್, 33.5), 8-190 (ವಿಜಯಕುಮಾರ್ ವೈಶಾಖ್, 34.5), 9-193 (ಕೆ.ಸಿ.ಕಾರ್ಯಪ್ಪ, 35.2), 10-203 (ಪ್ರಸಿದ್ಧ ಕೃಷ್ಣ, 38.6))
ಬೌಲಿಂಗ್: ವಾಷಿಂಗ್ಟನ್ ಸುಂದರ್ 9–1–43–3, ಸಂದೀಪ್ ವಾರಿಯರ್ 7–0–41–1, ರಘುಪತಿ ಸಿಲಂಬರಸನ್ 8–0–36–4, ಆರ್. ಸಾಯಿಕಿಶೋರ್ 8–0–32–1, ಮಣಿಮಾರನ್ ಸಿದ್ಧಾರ್ಥ್ 7–0–46–1

ಫಲಿತಾಂಶ: ತಮಿಳುನಾಡು ತಂಡಕ್ಕೆ 151 ರನ್‌ಗಳ ಜಯ, ಸೆಮಿಫೈನಲ್ ಪ್ರವೇಶ

ಐಎಸ್‌ಎಲ್: ಚೆನ್ನೈಯಿನ್‌ಗೆ ಕೇರಳ ಸವಾಲು

ವಾಸ್ಕೊ (ಪಿಟಿಐ): ಗೆಲುವಿನ ಲಯ ಮುಂದುವರಿಸುವ ಛಲದಲ್ಲಿರುವ ಚೆನ್ನೈಯಿನ್ ಎಫ್‌ಸಿ ತಂಡವು ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಫುಟ್‌ಬಾಲ್ ಟೂರ್ನಿಯಲ್ಲಿ ಬುಧವಾರ ಕೇರಳ ಬ್ಲಾಸ್ಟರ್ಸ್ ತಂಡಕ್ಕೆ ಮುಖಾಮುಖಿಯಾಗಲಿದೆ.

ಚೆನ್ನೈಯಿನ್ ಕಳೆದ ಪಂದ್ಯದಲ್ಲಿ 2-1 ಗೆಲುವಿನೊಂದಿಗೆ ಒಟ್ಟು 11 ಪಾಯಿಂಟ್ಸ್ ಕಲೆಹಾಕಿ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಗಳಿಸಿತ್ತು.ಕೇರಳ ಬ್ಲಾಸ್ಟರ್ಸ್ ಇದುವರೆಗೆ ಎರಡು ಗೆಲುವು, ಒಂದು ಸೋಲು ಮತ್ತು ಮೂರು ಡ್ರಾ ಸಾಧಿಸಿದ್ದು, ಕಳೆದ ಪಂದ್ಯದಲ್ಲಿ ಮುಂಬೈ ಸಿಟಿ ಎಫ್‌ಸಿ ವಿರುದ್ಧ ಅಮೋಘ ಗೆಲುವು ಸಾಧಿಸಿತ್ತು. ಅದೇ ಉತ್ಸಾಹದೊಂದಿಗೆ ಮುಂದುವರಿಯುವ ಛಲದಲ್ಲಿದೆ.

ಪಂದ್ಯ ಆರಂಭ: ರಾತ್ರಿ 7.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

ಜನವರಿ 10ರಿಂದ ಎರಡನೇ ಹಂತ

ಐಎಸ್‌ಎಲ್ ಟೂರ್ನಿಯ ಎರಡನೇ ಹಂತದ ಪಂದ್ಯಗಳು ಮುಂದಿನ ವರ್ಷದ ಜನವರಿ 10ರಿಂದ ಆರಂಭವಾಗಲಿವೆ ಎಂದು ಟೂರ್ನಿಯ ಆಯೋಜನಾ ಸಂಸ್ಥೆ ಫುಟ್‌ಬಾಲ್ ಸ್ಪೋರ್ಟ್ಸ್ ಡೆವಲಪ್‌ಮೆಂಟ್ ಲಿಮಿಟೆಡ್ (ಎಫ್‌ಎಸ್‌ಡಿಎಲ್) ಮಂಗಳವಾರ ತಿಳಿಸಿದೆ. ಡಿಸೆಂಬರ್ 30ರಂದು ಚೆನ್ನೈಯಿನ್ ಎಫ್‌ಸಿ ಮತ್ತು ಬೆಂಗಳೂರು ಎಫ್‌ಸಿ ನಡುವಣ ಪಂದ್ಯದೊಂದಿಗೆ ಮೊದಲ ಹಂತ ಮುಕ್ತಾಯವಾಗಲಿದೆ.

ಮಿಂಚಿದ ಬೌಮೋಸ್: ಎಟಿಕೆಎಂಬಿ ಜಯಭೇರಿ

ಮಡಗಾಂವ್ (ಪಿಟಿಐ): ಹೊಸ ಕೋಚ್ ಮಾರ್ಗದರ್ಶನದಲ್ಲಿ ಹೊಸ ಉತ್ಸಾಹದೊಂದಿಗೆ ಮುನ್ನುಗ್ಗಿದ ಎಟಿಕೆ ಮೋಹನ್ ಬಾಗನ್ (ಎಟಿಕೆಎಂಬಿ) ತಂಡವು ಐಎಸ್‌ಎಲ್ ಟೂರ್ನಿಯ ಪಂದ್ಯದಲ್ಲಿ ಜಯ ಗಳಿಸಿತು.

ಮಂಗಳವಾರ ಇಲ್ಲಿ ನಡೆದ ಹಣಾಹಣಿಯಲ್ಲಿ ಎಟಿಕೆಎಂಬಿ 3–2ರಿಂದ ನಾರ್ತ್‌ಈಸ್ಟ್ ಯುನೈಟೆಡ್ ಎಫ್‌ಸಿ ತಂಡವನ್ನು ಸೋಲಿಸಿತು. ಇತ್ತೀಚೆಗೆ ಆಂಟೊನಿಯೊ ಹಬಾಸ್ ಅವರನ್ನು ಕೈಬಿಟ್ಟಿದ್ದ ತಂಡವು ಫೆರಾಂಡೊ ಅವರನ್ನು ಕೋಚ್ ಆಗಿ ನೇಮಿಸಿತ್ತು.

ವಿ.ಪಿ. ಸುಹೈರ್, ನಾರ್ತ್‌ಈಸ್ಟ್ ತಂಡಕ್ಕೆ 2ನೇ ನಿಮಿಷದಲ್ಲಿ ಗೋಲು ಗಳಿಸಿಕೊಟ್ಟರು. 87 ನಿಮಿಷದಲ್ಲಿ ತಂಡದ ಮಶೂರ್ ಶರೀಫ್ ಕಾಲ್ಚಳಕ ತೋರಿದರು. ಎಟಿಕೆಎಂಬಿ ಪರ ಹ್ಯೂಗೊ ಬೌಮೋಸ್ (53 ಮತ್ತು 76ನೇ ನಿ.) ಎರಡು ಗೋಲು ಹೊಡೆದರೆ, ಲಿಸ್ಟನ್ ಕೊಲ್ಯಾಸೊ (45 + 2ನೇ ನಿ.) ಒಂದು ಗೋಲು ದಾಖಲಿಸಿದರು.

ಸೆಮಿಫೈನಲ್‌ಗೆ ಹಿಮಾಚಲ

ಜೈಪುರ: ಮಧ್ಯಮವೇಗಿ ವಿನಯ್ ಗಲೇತಿಯಾ (19ಕ್ಕೆ3) ಬೌಲಿಂಗ್ ಬಲದಿಂದ ಹಿಮಾಚಲ ಪ್ರದೇಶ ತಂಡವು ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯ ಎಂಟರ ಘಟ್ಟದಲ್ಲಿ ಉತ್ತರ ಪ್ರದೇಶ ವಿರುದ್ಧ 5 ವಿಕೆಟ್‌ಗಳಿಂದ ಜಯಿಸಿತು.

ಟಾಸ್ ಗೆದ್ದ ಹಿಮಾಚಲ ಪ್ರದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ವಿನಯ್ ಬೌಲಿಂಗ್‌ಗೆ ಆರಂಭದಲ್ಲಿಯೇ ತತ್ತರಿಸಿದ ಉತ್ತರಪ್ರದೇಶ ತಂಡವು 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 207 ರನ್ ಮಾತ್ರ ಗಳಿಸಿತು. ಆದರೆರೆ ಮಧ್ಯಮ ಕ್ರಮಾಂಕದ ಬ್ಯಾಟರ್ ರಿಂಕು ಸಿಂಗ್ (76; 102ಎ, 6ಬೌಂಡರಿ) ಮತ್ತು ಭುವನೇಶ್ವರ್ (46; 52ಎ) ಅವರ ಆಟದಿಂದಾಗಿ 200ರ ಗಡಿ ದಾಟಿತು. ಆದರೆ, ಹಿಮಾಚಲ ಪ್ರದೇಶ ತಂಡದ ಪ್ರಶಾಂತ್ ಚೋಪ್ರಾ (99; 141ಎ) ಮತ್ತು ನಿಖಿಲ್ ಗಾಂಗ್ಟಾ (58 ರನ್) ಅವರ ಬ್ಯಾಟಿಂಗ್ ಮುಂದೆ ಈ ಮೊತ್ತವು ಸುಲಭವಾಗಿ ಕರಗಿತು. ಪ್ರಶಾಂತ್ ಕೇವಲ ಒಂದು ರನ್ ಅಂತರದಿಂದ ಶತಕ ತಪ್ಪಿಸಿಕೊಂಡರು. 45.3 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 208 ರನ್ ಗಳಿಸಿದ ಹಿಮಾಚಲ ನಾಲ್ಕರ ಘಟ್ಟಕ್ಕೆ ಲಗ್ಗೆ ಇಟ್ಟಿತು.

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ: ಫೈನಲ್‌ಗೆ ಜಪಾನ್

ಮನ್‌ಪ್ರೀತ್ ಬಳಗಕ್ಕೆ ನಿರಾಸೆ

ಢಾಕಾ (ಪಿಟಿಐ): ಹಾಲಿ ಚಾಂಪಿಯನ್ ಭಾರತ ತಂಡ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ನಾಲ್ಕರ ಘಟ್ಟದಲ್ಲಿ ಆಘಾತ ಅನುಭವಿಸಿತು.

ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಜಪಾನ್ ತಂಡವು 5–3ರಿಂದ ಮನಪ್ರೀತ್ ಸಿಂಗ್ ಬಳಗವನ್ನು ಸೋಲಿಸಿತು. ರೌಂಡ್ ರಾಬಿನ್ ಲೀಗ್‌ನಲ್ಲಿ ಭಾರತ ತಂಡವು 6–0ಯಿಂದ ಜಪಾನ್ ವಿರುದ್ಧ ಜಯಭೇರಿ ಬಾರಿಸಿತ್ತು. ಆದರೆ, ಸೆಮಿಫೈನಲ್‌ನಲ್ಲಿ ನಿಖರ ತಂತ್ರಗಳೊಂದಿಗೆ ಕಣಕ್ಕಿಳಿದ ಜಪಾನಿಯರು ಭಾರತ ತಂಡದ ವಿರುದ್ಧ ಮುಯ್ಯಿ ತೀರಿಸಿಕೊಂಡರು.

ಜಪಾನಿನ ಶೋಟಾ ಯಮಾಡಾ ಮೊದಲ ನಿಮಿಷದಲ್ಲಿಯೇ ಲಭಿಸಿದ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ಗಳಿಸಿದರು. ಎರಡನೇ ನಿಮಿಷದಲ್ಲಿ ರೈಕಿ ಫುಜಿಶಿಮಾ ಫೀಲ್ಡ್ ಗೋಲು ಗಳಿಸುವ ಮೂಲಕ ಭಾರತ ತಂಡಕ್ಕೆ ಆರಂಭದಲ್ಲಿಯೇ ಆಘಾತ ಮೂಡಿಸಿದರು.

ಭರ್ಜರಿ ಆರಂಭದ ಆತ್ಮವಿಶ್ವಾಸದಲ್ಲಿ ತೇಲಿದ ತಂಡದ ಯೊಶಿಕಿ ಕಿರೀಷ್ಟಾ (14ನೇ ನಿ), ಕೊಸೀ ಕವಾಬೆ (35ನಿ) ಮತ್ತು ರೊಮಾ ಊಕಾ (41ನಿ) ಗೋಲು ಗಳಿಸಿದರು.

ಜಪಾನ್ ತಂಡವು 3–0 ಮುನ್ನಡೆಯಲ್ಲಿದ್ದಾಗ ಭಾರತವು ತಿರುಗೇಟು ನೀಡುವತ್ತ ಹೆಜ್ಜೆ ಇಟ್ಟಿತ್ತು. ಅದರ ಫಲವಾಗಿ 17ನೇ ನಿಮಿಷದಲ್ಲಿ ಹಾರ್ದಿಕ್ ಸಿಂಗ್ ಗೋಲು ಹೊಡೆದರು. ಆದರೆ, ನಂತರದ ಆಟದಲ್ಲಿ ಜಪಾನ್ ರಕ್ಷಣಾ ಪಡೆಯು ಅಮೋಘ ಕೌಶಲ ಮೆರೆಯಿತು. ಇದರಿಂದಾಗಿ ಭಾರತಕ್ಕೆ ಎರಡನೇ ಗೋಲು ಗಳಿಸುವ ಅವಕಾಶ ಸಿಕ್ಕಿದ್ದು 43ನೇ ನಿಮಿಷದಲ್ಲಿ. ಉಪನಾಯಕ ಹರ್ಮನ್‌ಪ್ರೀತ್ ಸಿಂಗ್ ಕೈಚಳಕದಿಂದ ಗೋಲು ಒಲಿಯಿತು. 58ನೇ ನಿಮಿಷದಲ್ಲಿ ಮೂರನೇ ಗೋಲು ಭಾರತದ ಖಾತೆ ಸೇರಲು ಹಾರ್ದಿಕ್ ಸಿಂಗ್ ಕಾರಣರಾದರು. ಆದರೆ, ಜಪಾನ್ ಬಹಳಷ್ಟು ಮುನ್ನಡೆ ಸಾಧಿಸಿಯಾಗಿತ್ತು.

ಭಾರತ ಮತ್ತು ಜಪಾನ್ ತಂಡಗಳು ಒಟ್ಟಾರೆ 18 ಬಾರಿ ಮುಖಾ ಮುಖಿಯಾಗಿವೆ. ಅದರಲ್ಲಿ 16 ಸಲ ಭಾರತ ಗೆದ್ದಿದೆ. ಒಂದು ಬಾರಿ ಜಪಾನ್ ಜಯಿಸಿದ್ದು, ಇನ್ನೊಂದು ಪಂದ್ಯದಲ್ಲಿ ಡ್ರಾ ಆಗಿತ್ತು. ಈ ಟೂರ್ನಿಯ ಲೀಗ್‌ನಲ್ಲಿಯೂ ಭಾರತ ಅಜೇಯವಾಗಿ ನಾಲ್ಕರ ಘಟ್ಟ ಪ್ರವೇಶಿಸಿತ್ತು.

ಬುಧವಾರ ನಡೆಯಲಿರುವ ಮೂರನೇ ಸ್ಥಾನದ ಪಂದ್ಯದಲ್ಲಿ ಭಾರತವು ತನ್ನ ಬದ್ಧ ಎದುರಾಳಿ ಪಾಕಿಸ್ತಾನದ ಎದುರು ಆಡಲಿದೆ. ಫೈನಲ್‌ನಲ್ಲಿ ಜಪಾನ್ ತಂಡವು ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ಎರಡನೇ ಸೆಮಿಫೈನಲ್‌ನಲ್ಲಿ ಕೊರಿಯಾ ತಂಡವು 6–5ರಿಂದ ಪಾಕಿಸ್ತಾನ ಎದುರು ಜಯಿಸಿತು.

ಮೂರನೇ ಸ್ಥಾನಕ್ಕಾಗಿ ಭಾರತ–ಪಾಕಿಸ್ತಾನ ಪಂದ್ಯ ಆರಂಭ: ಮಧ್ಯಾಹ್ನ 3.30
ಫೈನಲ್ ಪಂದ್ಯ ಆರಂಭ: ಸಂಜೆ 6



ಭಾರತದ ಜಸ್ಕರಣ್ ಸಿಂಗ್ ಮತ್ತು ಜಪಾನಿನ ತೈಕಿ ತಕಾಡೆ ಚೆಂಡಿನ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸಿದರು –ಎಎಫ್‌ಪಿ ಚಿತ್ರ

ಬೆಂಗಳೂರಿಗೆ ಕಾಮನ್‌ವೆಲ್ತ್ ಕ್ವೀನ್ಸ್ ಬೇಟನ್ ರಿಲೆ

ನವದೆಹಲಿ (ಪಿಟಿಐ): ಮುಂದಿನ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಕ್ವೀನ್ಸ್ ಬೇಟನ್ ರಿಲೆಯು ಬೆಂಗಳೂರಿನಲ್ಲಿ ಸಂಚರಿಸಲಿದೆ.

ಜನವರಿ 12 ರಿಂದ 15ರವರೆಗೆ ಭಾರತ ಸಂಚಾರ ನಡೆಸಲಿರುವ ಬೇಟನ್ ರಿಲೆಯು ದೆಹಲಿ, ಅಹಮದಾಬಾದ್, ಬೆಂಗಳೂರು ಮತ್ತು ಒಡಿಶಾದಲ್ಲಿ ಸಂಚರಿಸಲಿದೆ ಎಂದು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಅಧ್ಯಕ್ಷ ನರೀಂದರ್ ಬಾತ್ರಾ ತಿಳಿಸಿದ್ದಾರೆ.

ಮೈಸೂರು ರೇಸ್

ಸರ್ ಕ್ಯಾಲ್ಕ್ಯುಲಸ್ ಗೆಲ್ಲುವ ನಿರೀಕ್ಷೆ

ವಿಧಾತ್ರಿ ಮೋಟಾರ್ಸ್ ಕಪ್ ಬುಧವಾರದ ಮೈಸೂರು ರೇಸ್‌ಗಳ ಪ್ರಧಾನ ಆಕರ್ಷಣೆಯಾಗಿದೆ. ಎರಡು ಡಿವಿಷನ್‌ಗಳನ್ನಾಗಿ ವಿಂಗಡಿಸಿರುವ ಮೊದಲನೇ ಡಿವಿಷನ್‌ನಲ್ಲಿ ಸರ್ ಕ್ಯಾಲ್ಕ್ಯುಲಸ್ ಗೆಲ್ಲುವ ನಿರೀಕ್ಷೆಯಿದೆ. ಮಧ್ಯಾಹ್ನ 1.30ಕ್ಕೆ ಪ್ರಾರಂಭವಾಗಲಿರುವ ದಿನದ ಎಂಟು ರೇಸ್‌ಗಳಿಗೆ ನಮ್ಮ ಆಯ್ಕೆ ಈ ಕೆಳಕಂಡಂತಿದೆ:

1ನೇ ರೇಸ್: ಲೀಡ್ ಸಿಂಗರ್ 7, ಆರಿಲ್ 6, ಫ್ಲೈಯಿಂಗ್ ಫಾಲ್ಕನ್ 2
2ನೇ ರೇಸ್: ಪಿಲ್‌ಗ್ರಿಮ್ 1, ಇಟಾಲಿಯನ್ ಸ್ಟಾಲಿಯನ್ 4, ಲೇಡಿಬ್ಲೂ 3
3ನೇ ರೇಸ್: ಎವಾಂಡರ್ 2, ಲಿಯೋಪಾರ್ಡ್ 7, ಸ್ಪಿರಿಚ್ಯೂಯಲ್ ಫೋರ್ಸ್ 5
4ನೇ ರೇಸ್: ರಾಚ್ 6, ಸೆಲೆಸ್ಟಿಯಲ್ ಲೈಟ್ 4, ರಾಯಲ್ ಡಿಸೈನ್ 1
5ನೇ ರೇಸ್: ಹಿಯೊಕ್ಟೇನ್ 7, ಸಾದಿಕ್ 3, ಡಿ ಗೋಲ್ಡ್ 6
6ನೇ ರೇಸ್: ಸರ್ ಕ್ಯಾಲ್ಕ್ಯುಲಸ್ 7, ಅಶ್ವ ರಜೌರಿ 8, ರಿಧ್ಮಿಕ್ 10
7ನೇ ರೇಸ್: ಅಶ್ವ ವಿಕ್ರಾಂತ್ 1, ಕ್ರಿಮ್‌ಸನ್ ಫೈರ್ 3, ಹಾಲೋವಿನ್ಸ್ ವೇ 8
8ನೇ ರೇಸ್: ಅಕ್ವಿಲಾ ಡಿ'ಓರೊ 5, ಪರ್ಫೆಕ್ಟ್ ಲೆಗಸಿ 7, ಅಸ್ತಾರ 1

ಉತ್ತಮ ಬೆಟ್: ರಾಚ್

ಜಾಕ್‌ಪಾಟ್	1ನೇ ಟ್ರಿಬಲ್	2ನೇ ಟ್ರಿಬಲ್	3ನೇ ಟ್ರಿಬಲ್
4,5,6,7,8	1,2,3	3,4,5	6,7,8

ಹೊರಗೆ ಹೋಗುವಾಗ ಮುಖಗವಸು ಧರಿಸಿ

ಪರಸ್ಪರ ಅಂತರ ಕಾಯ್ದುಕೊಳ್ಳಿ



ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್– ಬಿಸಿಸಿಐ ಟ್ವಿಟರ್ ಚಿತ್ರ

‘ಕೊಹ್ಲಿಗೆ ಲಯಕ್ಕೆ ಮರಳುವ ತವಕ’

ಸೆಂಚುರಿಯನ್: ದಕ್ಷಿಣ ಆಫ್ರಿಕಾ ಎದುರು ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಬಹಳ ಮಹತ್ವದ ಪಂದ್ಯವಾಗಲಿದೆ.

ಏಕದಿನ ತಂಡದ ನಾಯಕತ್ವ ಕಳೆದುಕೊಂಡ ನಂತರ ಕೊಹ್ಲಿ ಆಡುತ್ತಿರುವ ಮೊದಲ ಸರಣಿ ಇದಾಗಿದೆ. ಕಳೆದ ಎರಡು ವರ್ಷಗಳಿಂದ ಶತಕ ಹೊಡೆದಿಲ್ಲ. ಬ್ಯಾಟಿಂಗ್‌ನಲ್ಲಿಯೂ ಸ್ಥಿರತೆ ಇಲ್ಲ.

ಆದ್ದರಿಂದ ಈ ಸರಣಿಯಲ್ಲಿ ಅವರು ತಮ್ಮ ಲಯಕ್ಕೆ ಮರಳಿ ‘ರನ್ ಯಂತ್ರ’ ಖ್ಯಾತಿಯನ್ನು ಉಳಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದಾರೆ. ಅವರ ನೆರವಿಗೆ ‘ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್ ನಿಂತಿದ್ದಾರೆ.

ಸೂಪರ್ ಸ್ಪೋರ್ಟ್ ಪಾರ್ಕ್‌ನಲ್ಲಿ ವಿರಾಟ್ ನೆಟ್ಸ್‌ನಲ್ಲಿ ಅಭ್ಯಾಸ ಮಾಡುವ ಸಂದರ್ಭದಲ್ಲಿ ದ್ರಾವಿಡ್ ವಿಶೇಷ ನಿಗಾ ವಹಿಸಿದರು. ವಿರಾಟ್ ಬ್ಯಾಟಿಂಗ್ ಶೈಲಿ, ಹೊಡೆತಗಳ ಆಯ್ಕೆ, ಪದಚಲನೆಗಳನ್ನು ಗಮನವಿಟ್ಟು ನೋಡಿದರು. ವಿರಾಟ್ ಜೊತೆ ಸಮಾಲೋಚನೆ ನಡೆಸಿ, ಸುಧಾರಣೆಗಾಗಿ ಕೆಲವು ಸಲಹೆಗಳನ್ನು ನೀಡಿದರು.

ಭಾರತ ತಂಡದ ಅಭ್ಯಾಸದ ಚಿತ್ರಗಳು ಮತ್ತು ವಿಡಿಯೊ ತುಣುಕನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ತನ್ನ ಟ್ವಿಟರ್‌ನಲ್ಲಿ ಪ್ರಕಟಿಸಿದೆ.

ವಿರಾಟ್ 2019ರ ನವೆಂಬರ್‌ನಲ್ಲಿ ಶತಕ ಬಾರಿಸಿದ್ದೇ ಕೊನೆ. ಆದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 50ಕ್ಕಿಂತ ಹೆಚ್ಚಿನ ರನ್ ಸರಾಸರಿ ಹೊಂದಿರುವ ಹೆಗ್ಗಳಿಕೆ ಅವರದ್ದು. ಲಯಕ್ಕೆ ಮರಳಲು ಚೇತೇಶ್ವರ್ ಪೂಜಾರ ಕೂಡ ಹಲವು ದಿನಗಳಿಂದ ಪರದಾಡುತ್ತಿದ್ದಾರೆ. ಆದ್ದರಿಂದ ಮಧ್ಯಮಕ್ರಮಾಂಕವನ್ನು ಬಲಿಷ್ಠಗೊಳಿಸಲು ಕೊಹ್ಲಿ ಬ್ಯಾಟಿಂಗ್ ಪ್ರಮುಖವಾಗಲಿದೆ.

ತಂಡದ ವೇಗಿಗಳಾದ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ ಮತ್ತು ಸ್ಪಿನ್ನರ್ ಆರ್. ಅಶ್ವಿನ್ ಅವರ ಎಸೆತಗಳನ್ನು ಕೊಹ್ಲಿ ಎದುರಿಸಿದರು. ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋಡ್ ಕೂಡ ಕೊಹ್ಲಿ ಮತ್ತು ಉಳಿದ ಬ್ಯಾಟರ್‌ಗಳಿಗೆ ಮಾರ್ಗದರ್ಶನ ನೀಡಿದರು.

ಎನ್ರಿಚ್ ನಾಕಿಯಾ ಅಲಭ್ಯ: ಭಾರತದ ಎದುರಿನ ಟೆಸ್ಟ್ ಸರಣಿಗೆ ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಎನ್ರಿಚ್ ನಾಕಿಯಾ ಅವರು ಅಲಭ್ಯರಾಗಿದ್ದಾರೆ. ಗಾಯದಿಂದ ಅವರಿನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದ್ದರಿಂದ ಮೂರು ಟೆಸ್ಟ್‌ಗಳಿಗೂ ಅವರಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಬಿಲಿಯರ್ಡ್ಸ್: ಪಂಕಜ್‌ಗೆ 11ನೇ ಪ್ರಶಸ್ತಿ



ಪಂಕಜ್ ಅಡ್ವಾಣಿ– ಟ್ವಿಟರ್ ಚಿತ್ರ

ಬೆಂಗಳೂರು: ಪಂಕಜ್ ಅಡ್ವಾಣಿ 11ನೇ ಸಲ ರಾಷ್ಟ್ರೀಯ ಬಿಲಿಯರ್ಡ್ಸ್ ಪ್ರಶಸ್ತಿ ಗೆದ್ದರು.

ಭೋಪಾಲ್‌ನಲ್ಲಿ ನಡೆದ ರಾಷ್ಟ್ರೀಯ ಬಿಲಿಯರ್ಡ್ಸ್ ಫೈನಲ್‌ನಲ್ಲಿ ಬೆಂಗಳೂರಿನ ಪಂಕಜ್ 5–2 ರಿಂದ ತಾವು ಪ್ರತಿನಿಧಿಸುವ ಪಿಎಸ್‌ಪಿಬಿ ತಂಡದ ಸಹ ಆಟಗಾರ ಧ್ರುವ ಸಿತ್ವಾಲ್ ವಿರುದ್ಧ ಜಯಿಸಿದರು. ಸೋಮವಾರ ರಾತ್ರಿ ನಡೆದ ಹಣಾಹಣಿಯಲ್ಲಿ ಸಿತ್ವಾಲ್ ಅವರ ಕಠಿಣ ಪೈಪೋಟಿಯನ್ನು ಎದುರಿಸಿದ ಪಂಕಜ್ ಮೇಲುಗೈ ಸಾಧಿಸಿದರು.

ಆರಂಭಿಕ ಎರಡು ಫ್ರೇಮ್‌ಗಳಲ್ಲಿ ಇಬ್ಬರೂ ಸಮಬಲದ ಹೋರಾಟ ನಡೆಸಿದರು. ನಂತರದ ಪೈಪೋಟಿಯಲ್ಲಿ ಅನುಭವಿ ಪಂಕಜ್ ಮುನ್ನಡೆ ಸಾಧಿಸುತ್ತ ನಡೆದರು.

‘ಧ್ರುವ ನನ್ನ ಆಪ್ತಮಿತ್ರ. ವೃತ್ತಿಜೀವನದಲ್ಲಿ ಇಬ್ಬರೂ ಹಲವು ಏಳು–ಬೀಳುಗಳನ್ನು ಕಂಡಿದ್ದೇವೆ. ಅತ್ಯಂತ ಆತ್ಮೀಯ ಮಿತ್ರನೆದುರು ಫೈನಲ್ ಪಂದ್ಯ ಆಡುವುದು ಕಠಿಣ ಸವಾಲು. ಸ್ನೂಕರ್‌ನಲ್ಲಿ ವೈಫಲ್ಯ ಅನುಭವಿಸಿದ ನಂತರದ ಈ ಗೆಲುವು ತೃಪ್ತಿ ತಂದಿದೆ’ ಎಂದು ಪಂಕಜ್ ಹೇಳಿದರು.

ಬೆಂಗಳೂರಿನಲ್ಲಿ ಅಂಧರ ಕ್ರಿಕೆಟ್ ಲೀಗ್ ಇಂದಿನಿಂದ

ಬೆಂಗಳೂರು: ಐಡಿಎಲ್ ಫೌಂಡೇಶನ್ ವತಿಯಿಂದ ಸಂಸ್ಥಾಪಕ ಡಾ.ಪಿ.ಕೆ.ಪೌಲ್ ಸ್ಮರಣಾರ್ಥ ಅಂಧರ ಕ್ರಿಕೆಟ್ ಲೀಗ್(ಬಿಸಿಎಲ್)–’ದಿ ಪಿಕೆಆರ್ ಕಪ್’ ಅನ್ನು 22ರಿಂದ ಇದೇ 24ರವರೆಗೆ ಮತ್ತಿಕೆರೆಯ ಬಿಇಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಟ್ರಸ್ಟಿ ಡಾ.ಶೈನಿ ಪೌಲ್, ‘ಡಾ.ಪೌಲ್ ಸ್ಮರಣಾರ್ಥ ಅಂಧರ ಕ್ರಿಕೆಟ್ ಲೀಗ್ ಅನ್ನು ಆಯೋಜಿಸುತ್ತಿದ್ದೇವೆ. ವಿವಿಧ ಜಿಲ್ಲೆಗಳ 14 ತಂಡಗಳು ಭಾಗವಹಿಸಲಿವೆ‘ ಎಂದರು. ‘ಪ್ರಶಸ್ತಿ ವಿಜೇತರಿಗೆ ₹ 30 ಸಾವಿರ, ರನ್ನರ್ಸ್ ಅಪ್ ₹ 20 ಸಾವಿರ ಮತ್ತು ಭಾಗವಹಿಸಿದ ಪ್ರತೀ ತಂಡಕ್ಕೂ ₹ 5 ಸಾವಿರ ನೀಡಲಾಗುತ್ತದೆ‘ ಎಂದರು

ಉದ್ದೀಪನ ಮದ್ದು ಸೇವನೆ: ಭಾರತಕ್ಕೆ ಮೂರನೇ ಸ್ಥಾನ

ನವದೆಹಲಿ (ಪಿಟಿಐ): ಕ್ರೀಡಾಕ್ಷೇತ್ರದಲ್ಲಿ ಉದ್ದೀಪನ ಮದ್ದು ಸೇವನೆ ನಿಯಮ ಉಲ್ಲಂಘನೆಯಲ್ಲಿ ಭಾರತವು ಮೂರನೇ ಸ್ಥಾನಕ್ಕೇರಿದೆ.

ವಿಶ್ವ ಉದ್ದೀಪನ ಮದ್ದು ತಡೆ ಸಂಸ್ಥೆ (ವಾಡಾ) ಪ್ರಕಟಿಸಿರುವ 2019ರ ಪಟ್ಟಿಯಲ್ಲಿ ಭಾರತವು ನಾಲ್ಕರಿಂದ ಮೂರನೇ ಸ್ಥಾನಕ್ಕೆ ಏರಿದೆ. ಈ ಅವಧಿಯಲ್ಲಿ ಒಟ್ಟು 152 ಪ್ರಕರಣಗಳು ವರದಿಯಾಗಿವೆ. ಇದು ವಿಶ್ವದ ಒಟ್ಟು ಪ್ರಕರಣಗಳ ಶೇ 17ರಷ್ಟು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದರಲ್ಲಿ ದೇಹದಾರ್ಢ್ಯ (57) ಪಟುಗಳ ಸಂಖ್ಯೆಯೇ ಹೆಚ್ಚು.

ಒಲಿಂಪಿಕ್ಸ್ ಕ್ರೀಡೆಗಳ ಯಾದಿಯಲ್ಲಿ ವೇಟ್ ಲಿಫ್ಟಿಂಗ್ ನಲ್ಲಿ 25, ಅಥ್ಲೆಟಿಕ್ಸ್‌ನಲ್ಲಿ 20 ಮತ್ತು ಕುಸ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಬಾಕ್ಸಿಂಗ್ ಮತ್ತು ಜುಡೊ ಕ್ರೀಡೆಗಳಲ್ಲಿ ತಲಾ ನಾಲ್ಕು ಪ್ರಕರಣಗಳಿವೆ. ನಾಲ್ವರು ಕ್ರಿಕೆಟಿಗರೂ ಈ ಪಟ್ಟಿಯಲ್ಲಿದ್ದಾರೆ.

ರಷ್ಯಾ (167) ಮತ್ತು ಇಟಲಿ (157) ಮೊದಲೆರಡು ಸ್ಥಾನಗಳಲ್ಲಿವೆ. ಬ್ರೆಜಿಲ್ (78) ಮತ್ತು ಇರಾನ್ (70) ಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿವೆ. ಇದೇ ಕಾರಣಕ್ಕಾಗಿ ಈಚೆಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ರಷ್ಯಾ ತಂಡಕ್ಕೆ ಭಾಗವಹಿಸಲು ಮಾನ್ಯತೆ ನೀಡಿರಲಿಲ್ಲ.

2018ರಲ್ಲಿ ಭಾರತ (107) ನಾಲ್ಕನೇ ಸ್ಥಾನದಲ್ಲಿತ್ತು. ರಷ್ಯಾ (144), ಇಟಲಿ (132) ಮತ್ತು ಫ್ರಾನ್ಸ್ (114) ಮೊದಲ ಮೂರು ಸ್ಥಾನಗಳಲ್ಲಿದ್ದವು.

2019ರಲ್ಲಿ ವಿಶ್ವದಾದ್ಯಂತ ವಾಡಾ 2,78,047 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಈ ಪೈಕಿ 2021ರ ಜನವರಿ 31ರವರೆಗೆ ಪರೀಕ್ಷಿಸಲಾದ ಒಟ್ಟು 1535 ಮಾದರಿಗಳಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಖಚಿತವಾಗಿದೆ.

ವರ್ಷದಿಂದ ವರ್ಷಕ್ಕೆ ಅಥ್ಲೆಟಿಕ್ಸ್, ವೇಟ್‌ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಕ್ರೀಡೆಗಳಲ್ಲಿ ಉದ್ದೀಪನ ಮದ್ದು ಸೇವನೆ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಎಂದು ವಾಡಾ ತಿಳಿಸಿದೆ.

ಪ್ಯಾರಾ ಬ್ಯಾಡ್ಮಿಂಟನ್: ದಾವಣಗೆರೆಯ ಏಳು ಮಂದಿ ಆಯ್ಕೆ

ದಾವಣಗೆರೆ: ಒಡಿಶಾದ ಭುವನೇಶ್ವರದಲ್ಲಿ ಇದೇ 24ರಿಂದ 26ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಪ್ಯಾರಾ ಬ್ಯಾಡ್ಮಿಂಟನ್‌ನಲ್ಲಿ ಭಾಗವಹಿಸಲು ರಾಜ್ಯದಿಂದ 15 ಮಂದಿ ಆಯ್ಕೆಯಾಗಿದ್ದಾರೆ. ಅದರಲ್ಲಿ ಏಳು ಮಂದಿ ದಾವಣಗೆರೆಯವರು ಇದ್ದಾರೆ.

ಸುಧಾ ಎ., ಶಿಲ್ಪಾ ಕೆ., ರುದ್ರಪ್ರಸನ್ನ ಎಂ., ಇಂದೂಧರ ಬಿ.ಎಸ್., ಅಬ್ದುಲ್ ಗಫಾರ್ ಎ., ಪಾಂಡುರಂಗಸ್ವಾಮಿ ಬಿ.ಆರ್., ಹನುಮಂತ ಡಿ.ಎನ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರು.

ಅಂಗವಿಕಲತೆಯ ಪ್ರಮಾಣಕ್ಕೆ ಅನುಗುಣವಾಗಿ 6 ವಿಭಾಗಗಳಲ್ಲಿ ಸ್ಪರ್ಧೆ ನಡೆಯುತ್ತದೆ. ಅದರಲ್ಲಿ ಡಬ್ಲ್ಯುಎಚ್1 ಮತ್ತು ಡಬ್ಲ್ಯುಎಚ್2 ವಿಭಾಗಗಳಲ್ಲಿ ಈ ಏಳು ಮಂದಿ ಸ್ಪರ್ಧಿಸುತ್ತಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪ್ಯಾರಾ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಡಾ.ಎ.ಎಂ. ಶಿವಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಒಳಾಂಗಣ ಕ್ರೀಡಾಂಗಣದಲ್ಲಿ ಅವಕಾಶ ಕೂಡ ಇರಲಿಲ್ಲ. ಹೋರಾಟ ಮಾಡಿ ಸರ್ಕಾರಕ್ಕೆ ಪತ್ರ ಬರೆದು ಅವಕಾಶ ಗಿಟ್ಟಿಸಿಕೊಳ್ಳಲಾಗಿದೆ. ಈ ಏಳು ಮಂದಿ ಸ್ವಸಾಮರ್ಥ್ಯದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ’ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಜೆ.ಬಿ. ಉಮೇಶ್, ಉಪಾಧ್ಯಕ್ಷರಾದ ಇ.ದೇವೇಂದ್ರಪ್ಪ, ಬಿ.ಎಂ. ಕರಿಬಸಪ್ಪ ಇದ್ದರು.